

ದಿನಾಂಕ 05.03.2018 ರಂದು ಬೆಳಿಗ್ಗೆ 9.30 ಗಂಟೆಗೆ ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 2018 ನೇ ಸಾಲಿನ ಎರಡನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳು.

ಅಧ್ಯಕ್ಷರು : ಶ್ರೀ ಕೆ. ವೆಂಕಟೇಶ್, ಮಾನ್ಯ ಶಾಸಕರು

ಉಪಸ್ಥಿತರಿಂದ ಸದಸ್ಯರುಗಳು

2.	ಶ್ರೀ ರಾಜೇಶ್ ಸಿಂಗ್ , ಭಾ.ಆ.ಸೇ. ಆಯುಕ್ತರು, ಬೆಂಗಳೂರು.
3.	ಶ್ರೀ ಬಿ.ಎ. ಬಸವರಾಜ್, ಮಾನ್ಯ ಶಾಸಕರು ಮತ್ತು ಸದಸ್ಯರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
4..	ಶ್ರೀ ಎನ್.ಟಿ. ಸೋಮಶೇಖರ್, ಮಾನ್ಯ ಶಾಸಕರು ಮತ್ತು ಸದಸ್ಯರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
5.	ಶ್ರೀ ಜಗದೀಶ್ ರೆಡ್ಡಿ, ಸದಸ್ಯರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
6.	ಶ್ರೀ ಬಸವರಾಜು, ಕಾರ್ಯದರ್ಶಿಗಳು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
7.	ಶ್ರೀ ಎನ್.ಕೆ. ತಿಪ್ಪೇಸ್ವಾಮಿ, ಸದಸ್ಯ ಸಮಾವೇಶಕರು, ನಗರ ಯೋಜನಾ ಸಮಿತಿ ಸಭೆ ಮತ್ತು ನಗರ ಯೋಜಕ ಸದಸ್ಯರು, ಬೆಂಗಳೂರು.

ವಿಶೇಷ ಆಹ್ವಾನಿತರು

8.	ಶ್ರೀ ಬಿ.ಎಲ್. ರವೀಂದ್ರಬಾಬು , ಅಭಿಯಂತರ ಸದಸ್ಯರು, ಬೆಂಗಳೂರು.
9.	ಶ್ರೀ ಜಿ. ಲಿಂಗಮೂರ್ತಿ, ಉಪ ಆಯುಕ್ತರು, [ಭೂ ಸ್ವಾ], ಬೆಂಗಳೂರು.
10.	ಶ್ರೀ ಜಿ.ವಿ. ಅಂಗಡಿ ಹಿರೇಮಠ್ ಕಾನೂನು ಅಧಿಕಾರಿಗಳು, ಬೆಂಗಳೂರು.

ಗೈರು ಹಾಜರಾದ ಸದಸ್ಯರು:

1.	ಶ್ರೀ ಮಂಜುನಾಥ್ ಪ್ರಸಾದ್ ಎನ್. ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು
2.	ಶ್ರೀ ತುಷಾರ್ ಗಿರಿನಾಥ್ ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು.

A	ದಿನಾಂಕ 25.01.2018 ರಂದು ಜರುಗಿದ 2018ನೇ ಸಾಲಿನ ಎರಡನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳನ್ನು ಸ್ಥಿರೀಕರಿಸುವ ವಿಚಾರ.
	ದಿನಾಂಕ 25.01.2018 ರಂದು ಜರುಗಿದ 2018ನೇ ಸಾಲಿನ ಮೊದಲನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳನ್ನು ಈ ಕೆಳಕಂಡಂತೆ ತಿದ್ದುಪಡಿಯೋಂದಿಗೆ ಸ್ಥಿರೀಕರಿಸಲಾಯಿತು.
B	ದಿನಾಂಕ 25.01.2018 ರಂದು ಜರುಗಿದ 2018ನೇ ಸಾಲಿನ ಮೊದಲನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸುವ ಬಗ್ಗೆ.
	ದಿನಾಂಕ 25.01.2018 ರಂದು ಜರುಗಿದ 2018ನೇ ಸಾಲಿನ ಮೊದಲನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸಲಾಯಿತು.

ಠರಾವು ಸಂಖ್ಯೆ: 15 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಿಕ್ಕನಾಗಮಂಗಲ ಗ್ರಾಮದ ಸರ್ವೆ ನಂ 67/1 ರಲ್ಲಿ 0-29ಗುಂಟೆ, ಸ.ನಂ 67/2 ರಲ್ಲಿ 0-17ಗುಂಟೆ, ಸ.ನಂ 67/3 ರಲ್ಲಿ 0-28ಗುಂಟೆ [0-01ಗುಂಟೆ 'A' ಖರಾಬು ಸೇರಿ], ಸ.ನಂ 67/4 ರಲ್ಲಿ 0-28ಗುಂಟೆ, ಸ.ನಂ 68/3 ರಲ್ಲಿ 02ಎಕರೆ-37ಗುಂಟೆ, ಸ.ನಂ 94/1(P) ರಲ್ಲಿ 01ಎಕರೆ-38ಗುಂಟೆ ಮತ್ತು ಸ.ನಂ 104/1(P) ರಲ್ಲಿ 01ಎಕರೆ-20ಗುಂಟೆ ಒಟ್ಟಾರೆ 08ಎಕರೆ-37ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸುವಂತೆ ಅರ್ಜಿದಾರರಾದ ಶ್ರೀ ಮುನಿರಾಜು, ಜಾನಕಮ್ಮ, ಎ.ಪಿಲ್ಲಾರೆಡ್ಡಿ, ಎ.ವೆಂಕಟೇಶ್ ರೆಡ್ಡಿ, ಶಿವಕುಮಾರ್, ನಂಜುಂಡಪ್ಪ, ಬಸಣ್ಣ ಮತ್ತು RD Build tech Represented by H.P.Ramareddy and A.Ramareddy ರವರು ಕೋರಿರುವ ಬಗ್ಗೆ.

*** **

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆಯು ಹಾಗೂ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

Thippareddy
ನಗರ ಯೋಜನೆ ಸದಸ್ಯರು

aww
Commissioner

ಶಿವಕುಮಾರ್
ಅಧ್ಯಕ್ಷರು,
ಜಿಂ ಆ ಸ್ವಾ, ಬೆಂಗಳೂರು


1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 141ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
3	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬಡಾವಣೆಗಳನ್ನು ಮಾಡುವಂತಿಲ್ಲ.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ಉದ್ಯಾನವನ ಮತ್ತು ಬಯಲುಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100/- ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
6	ವಸತಿ ಬಡಾವಣೆ ನಕ್ಷೆ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
7	ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು, ನೋಂದಾಯಿತ ಪರಿತ್ಯಾಜನಾ ಪತ್ರದ, ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
8	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಾಧಿಕಾರಿಗಳ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.

Thippaiah
ನಗರ ಯೋಜಕ ಸದಸ್ಯರು


Commissioner

ಅಧ್ಯಕ್ಷರು,
ಬೆಂ ಅ ಸ್ವಾ ಬೆಂಗಳೂರು

13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯಶಾಇ 24 ಶಾಸನ 2015, ಬೆಂಗಳೂರು, ದಿನಾಂಕ: 10/09/2015 ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ನಂತರ, ಅಂತಿಮವಾಗಿ ವಿನ್ಯಾಸವನ್ನು ಬಿಡುಗಡೆಗೊಳಿಸಲಾಗುವುದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಪ್ರಮಾಣ ಪತ್ರ ಸಲ್ಲಿಸುವುದು ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
20	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.
21	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
22	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
23	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.


ನಗರ ಮೋಜಕ ಸವಸ್ತು


Commissioner



ಅಧ್ಯಕ್ಷರು,
ಬೆಂ ಅ ಸ್ವಾ ಬೆಂಗಳೂರು

24	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸಿದ್ದು, ಆ ವರ್ಗದವರಿಗೆ ನಿವೇಶನವನ್ನು ಹಂಚಿಕೆ ಮಾಡತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
25	BWSSB, BESCOM ಇಲಾಖೆಗಳಿಂದ ಹಾಗೂ ಅಗತ್ಯಕನುಗುಣವಾಗಿ KSPCB ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
26	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
27	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 16 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ದೊಡ್ಡನಾಗಮಂಗಲ ಗ್ರಾಮದ ಸರ್ವೆ ನಂ. 13/2 ರಲ್ಲಿ 01ಎಕರೆ-08ಗುಂಟೆ, ಸ.ನಂ 13/5 ರಲ್ಲಿ 01ಎಕರೆ-38ಗುಂಟೆ, ಸ.ನಂ 14/1 ರಲ್ಲಿ 0-12.50ಗುಂಟೆ, ಸ.ನಂ 14/2 ರಲ್ಲಿ 01ಎಕರೆ-29ಗುಂಟೆ ಮತ್ತು ಸ.ನಂ 14/20 ರಲ್ಲಿನ 0-12.50ಗುಂಟೆ ಒಟ್ಟಾರೆ 05ಎಕರೆ-20ಗುಂಟೆ ರ ಪ್ರದೇಶಕ್ಕೆ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ನೀಡುವಂತೆ ಅರ್ಜಿದಾರರಾದ M/s Global Tech Park Priate Limited., ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು,
ಬೆಂ ಅ ಸ್ವಾ. ಬೆಂಗಳೂರು


1	ಪ್ರಸ್ತಾವನೆಯಲ್ಲಿ ಕೈಗಾರಿಕಾ (ಹೈಟೆಕ್) ಉದ್ದೇಶಕ್ಕೆ ಭೂಪರಿವರ್ತನೆಯಾದ ಜಮೀನುಗಳನ್ನು ವಾಸದ ಉದ್ದೇಶಕ್ಕೆ ಪರಿಷ್ಕೃತ ಆದೇಶ ಪತ್ರವನ್ನು ಸಲ್ಲಿಸಿದ ನಂತರವೇ ಕಟ್ಟಡ ನಕ್ಷೆ ಅನುಮೋದನೆ ಸಂಬಂಧ ಸಕ್ಷಮ ಪ್ರಾಧಿಕಾರವು ಕ್ರಮಕೈಗೊಳ್ಳುವುದು.
2	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
3	ಸದರಿ ಯೋಜನೆಯಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು.
6	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
7	ವಸತಿ ಅಭಿವೃದ್ಧಿ ಯೋಜನೆಯಲ್ಲಿ ಕಾಯ್ದಿರಿಸಿರುವ ರಸ್ತೆಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.
8	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
9	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
10	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
11	ಸ್ವಾಭಾವಿಕವಾಗಿ ಇಳಿಜಾರಿನ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
12	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
13	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.

Thipparegowda
ನಗರ ಯೋಜನೆ ಸವಸ್ಥಾಪಕರು


Commissioner

ಅಧ್ಯಕ್ಷರು
ಬೆಂ ಅ ಸ್ವಾ ಬೆಂಗಳೂರು

14	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
15	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯವಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
16	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
17	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
18	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆ ಅನುವು ಮಾಡಿಕೊಡತಕ್ಕದ್ದು.
19	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping Systemಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
20	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.


ನಗರ ಯೋಜಕ ಸವಸ್ಥರು


Commissioner


ಅಧ್ಯಕ್ಷರು
ಬೆಂ ಅ ಪ್ರಾ. ಬೆಂಗಳೂರು

21	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
22	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು. ಹಾಗೂ ನಾಲಾ ಕ್ರಾಸ್ಸಿಂಗ್ Bridge ಅಳವಡಿಸುವ ಮುನ್ನ ಸಕ್ಷಮ ಪ್ರಾಧಿಕಾರ (BBMP, SWD) ರವರಿಂದ ಅನುಮೋದನೆ ಪಡೆಯುವುದು. ಈ ಸಂಬಂಧ ನಕ್ಷೆ ಅನುಮೋದನೆ ಪ್ರಾಧಿಕಾರ ಪರಿಶೀಲಿಸಿಕೊಳ್ಳತಕ್ಕದ್ದು.
23	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
24	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
25	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
26	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
27	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಡಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
28	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 17 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಗಟ್ಟಹಳ್ಳಿ ಗ್ರಾಮದ ಸರ್ವೆ ನಂ 73 ರಲ್ಲಿನ ಒಟ್ಟಾರೆ 04ಎಕರೆ-37ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸುವಂತೆ M/s Pionier Life style ಪರವಾಗಿ ಶ್ರೀಮತಿ ಕವಿತಾ.ವಿ ರವರು ಕೋರಿರುವ ಬಗ್ಗೆ.

*** **

Thrippaegalk
ನಗರ ಯೋಜಕ ಸದಸ್ಯರು

Commissioner

ಅಧ್ಯಕ್ಷರು,
ಬೆಂ. ಅ. ಸ್ವಾ. ಬೆಂಗಳೂರು


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 59 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
3	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬಡಾವಣೆಗಳನ್ನು ಮಾಡುವಂತಿಲ್ಲ.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸತೋರಿಸತಕ್ಕದ್ದು.
5	ಉದ್ಯಾನವನ ಮತ್ತು ಬಯಲುಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100/- ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
6	ವಸತಿ ಬಡಾವಣೆ ನಕ್ಷೆ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
7	ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು, ನೋಂದಾಯಿತ ಪರಿತ್ಯಾಜನಾ ಪತ್ರದ, ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
8	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.



ನಗರ ಯೋಜನೆ ಸಹಾಯಕ


Commissioner


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

10	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರ ಪೋರ್ಚರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯಶಾಇ 24 ಶಾಸನ 2015, ಬೆಂಗಳೂರು, ದಿನಾಂಕ: 10/09/2015 ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ನಂತರ, ಅಂತಿಮವಾಗಿ ವಿನ್ಯಾಸವನ್ನು ಬಿಡುಗಡೆಗೊಳಿಸಲಾಗುವುದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸುವುದು. ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
20	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.

Thappere
ನಗರ ಯೋಜಕ ಸಹಸ್ಯರು


Commissioner
Commissioner

ಅಧ್ಯಕ್ಷರು
ಅಧ್ಯಕ್ಷರು,
ಬೆಂ ಅ ಪ್ರಾ. ಬೆಂಗಳೂರು


21	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
22	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
23	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.
24	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು, ಆ ವರ್ಗದವರಿಗೆ ನಿವೇಶನವನ್ನು ಹಂಚಿಕೆ ಮಾಡತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
25	BWSSB, BESCOM ಇಲಾಖೆಗಳಿಂದ ಹಾಗೂ ಅಗತ್ಯತನುಗುಣವಾಗಿ KSPCB ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
26	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
27	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 18 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಿಕ್ಕನಾಗಮಂಗಲ ಗ್ರಾಮದ ಸರ್ವೆ ನಂ 56/1P ರಲ್ಲಿ 02ಎಕರೆ-08.4ಗುಂಟೆ, ಸ.ನಂ 63/1P ರಲ್ಲಿ 01ಎಕರೆ-07.12ಗುಂಟೆ, ಸ.ನಂ 65/1P ರಲ್ಲಿ 0-21ಗುಂಟೆ, ಸ.ನಂ 65/2P ರಲ್ಲಿ 0-06ಗುಂಟೆ, ಸ.ನಂ 65/3P ರಲ್ಲಿ 0-12ಗುಂಟೆ, ಸ.ನಂ 65/4P ರಲ್ಲಿ 0-01ಗುಂಟೆ, ಸ.ನಂ 65/7P ರಲ್ಲಿ 0-20.8ಗುಂಟೆ ಮತ್ತು ಸ.ನಂ 65/9P ರಲ್ಲಿ 0-02ಗುಂಟೆ ರಲ್ಲಿನ ಒಟ್ಟಾರೆ 04ಎಕರೆ-38.5ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸುವಂತೆ Smt Kavitha M/s RD Buildtech & Developers (Karnataka) Pvt Ltd., Director Sri.H.P.Ramareddy, Sri.A.Ramareddy and M/s Pionier Developers, Rep Partner Smt.Kavitha.V ರವರು ಕೋರಿರುವ ಬಗ್ಗೆ.



ನಗರ ಯೋಜಕ ಸದಸ್ಯರು


Commissioner



ಅಧ್ಯಕ್ಷರು,
ಬೆಂ ಅ ಪ್ರಾ. ಬೆಂಗಳೂರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 85 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
3	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬಡಾವಣೆಗಳನ್ನು ಮಾಡುವಂತಿಲ್ಲ.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ಉದ್ಯಾನವನ ಮತ್ತು ಬಯಲುಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100/- ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
6	ವಸತಿ ಬಡಾವಣೆ ನಕ್ಷೆ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
7	ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು, ನೋಂದಾಯಿತ ಪರಿತ್ಯಾಜನಾ ಪತ್ರದ, ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
8	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು,
ಬೆಂ ಅ ಪ್ರಾ. ಬೆಂಗಳೂರು

10	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಚರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯಶಾಇ 24 ಶಾಸನ 2015, ಬೆಂಗಳೂರು, ದಿನಾಂಕ: 10/09/2015 ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ನಂತರ, ಅಂತಿಮವಾಗಿ ವಿನ್ಯಾಸವನ್ನು ಬಿಡುಗಡೆಗೊಳಿಸಲಾಗುವುದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು. ಹಾಗೂ ಸ.ನಂ 65 ಮತ್ತು 63 ರ ಮಧ್ಯೆ ಹಾದುಹೋಗಿರುವ ಹಳ್ಳದ ಮಧ್ಯೆ ಹಳ್ಳಕ್ಕೆ ಅಡ್ಡವಾಗಿ ನಿರ್ಮಿಸಲು ಉದ್ದೇಶಿಸಿರುವ Bridge ಅನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆದು ತಮ್ಮ ಸ್ವಂತ ಖರ್ಚಿನಲ್ಲಿ ನಂತರವೇ ನಿರ್ಮಿಸಲು ಕ್ರಮಕೈಗೊಳ್ಳುವುದು.
17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸುವುದು. ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
20	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.

Thippeswamy
ನಗರ ಯೋಜಕ ಸದಸ್ಯರು

Commissioner
Commissioner


ಅಧ್ಯಕ್ಷರು
ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು

21	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
22	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
23	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.
24	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. ಆ ವರ್ಗದವರಿಗೆ ನಿವೇಶನವನ್ನು ಹಂಚಿಕೆ ಮಾಡತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
25	BWSSB, BESCOM ಇಲಾಖೆಗಳಿಂದ ಹಾಗೂ ಅಗತ್ಯಕನುಗುಣವಾಗಿ KSPCB ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
26	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
27	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 19 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಿಕ್ಕನಾಗಮಂಗಲ ಗ್ರಾಮದ ಸರ್ವೆ ನಂ 64 ರಲ್ಲಿ 01ಎಕರೆ-17ಗುಂಟೆ, ಸ.ನಂ 65/1P ರಲ್ಲಿ 0-17.25ಗುಂಟೆ, ಸ.ನಂ 65/2P ರಲ್ಲಿ 0-06ಗುಂಟೆ, ಸ.ನಂ 65/4P ರಲ್ಲಿ 0-11ಗುಂಟೆ, ಸ.ನಂ 65/5 ರಲ್ಲಿ 01ಎಕರೆ-08ಗುಂಟೆ, ಸ.ನಂ 65/6 ರಲ್ಲಿ 01ಎಕರೆ-04.75ಗುಂಟೆ, ಸ.ನಂ 65/7P ರಲ್ಲಿ 0-15.50ಗುಂಟೆ, ಸ.ನಂ 65/8 ರಲ್ಲಿ 01ಎಕರೆ-08ಗುಂಟೆ, ಸ.ನಂ 65/9P ರಲ್ಲಿ 0-34ಗುಂಟೆ ಮತ್ತು ಸ.ನಂ 109 ರಲ್ಲಿ 01ಎಕರೆ-35ಗುಂಟೆ ರಲ್ಲಿನ ಒಟ್ಟಾರೆ 08ಎಕರೆ-36.05ಗುಂಟೆ [0-04ಗುಂಟೆ ಖರಾಬು ಸೇರಿ ಭೂಪರಿವರ್ತನೆಯಾಗಿದೆ] [0-05ಗುಂಟೆ ಖರಾಬು ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸುವಂತೆ M/s RD Buildtech & Developers (Karnataka) Pvt Ltd., Director Sri.H.P.Ramareddy, Sri.A.Ramareddy, ಚಿನ್ನಪ್ಪ, ಗೋಪಾಲರೆಡ್ಡಿ, ರಮೇಶ್ ರೆಡ್ಡಿ, ಸುಜಾತ, ಸುನಂದ, ಶೋಭ, ರಾಮು, ನವೀನ್, ಮಂಜುಳ ರವರು ಕೋರಿರುವ ಬಗ್ಗೆ.

*** **



ನಗರ ಯೋಜಕ ಸವಸ್ಥರು


Commissioner


ಅಧ್ಯಕ್ಷರು,
ಬೆಂಗಳೂರು


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವನೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 155 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
3	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬಡಾವಣೆಗಳನ್ನು ಮಾಡುವಂತಿಲ್ಲ.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ಉದ್ಯಾನವನ ಮತ್ತು ಬಯಲುಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100/- ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
6	ವಸತಿ ಬಡಾವಣೆ ನಕ್ಷೆ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
7	ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು, ನೋಂದಾಯಿತ ಪರಿತ್ಯಾಜನಾ ಪತ್ರದ, ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
8	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.




ನಗರ ಯೋಜನಾ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

10	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯಶಾಇ 24 ಶಾಸನ 2015, ಬೆಂಗಳೂರು, ದಿನಾಂಕ: 10/09/2015 ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ನಂತರ, ಅಂತಿಮವಾಗಿ ವಿನ್ಯಾಸವನ್ನು ಬಿಡುಗಡೆಗೊಳಿಸಲಾಗುವುದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸುವುದು. ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
20	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.


ನಗರ ಯೋಜನೆ ಸಚಿವರು


Commissioner



ಅಧ್ಯಕ್ಷರು
ಜಿಂ ಅ ಪ್ರಾ, ಬೆಂಗಳೂರು

21	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
22	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
23	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.
24	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. ಆ ವರ್ಗದವರಿಗೆ ನಿವೇಶನವನ್ನು ಹಂಚಿಕೆ ಮಾಡತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
25	BWSSB, BESCOM ಇಲಾಖೆಗಳಿಂದ ಹಾಗೂ ಅಗತ್ಯಕನುಗುಣವಾಗಿ KSPCB ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
26	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
27	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 20 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಗಟ್ಟಹಳ್ಳಿ ಗ್ರಾಮದ ಸರ್ವೆ ನಂ 12/1P ರಲ್ಲಿ 01ಎಕರೆ-07ಗುಂಟೆ, ಸ.ನಂ 12/2P ರಲ್ಲಿ 01ಎಕರೆ-08.5ಗುಂಟೆ, ಸ.ನಂ 13/2P ರಲ್ಲಿ 0-02.50ಗುಂಟೆ, ಸ.ನಂ 13/3P ರಲ್ಲಿ 0-16ಗುಂಟೆ, ಸ.ನಂ 19/P ರಲ್ಲಿ 03ಎಕರೆ-02.50ಗುಂಟೆ [0-06ಗುಂಟೆ ಖರಾಬು ಹೊರತುಪಡಿಸಿ], ಸ.ನಂ 21/1P ರಲ್ಲಿ 0-25.50ಗುಂಟೆ, ಸ.ನಂ 21/2P ರಲ್ಲಿ 0-02ಗುಂಟೆ, ಸ.ನಂ 27/2P ರಲ್ಲಿ 0-01.50ಗುಂಟೆ ಮತ್ತು ಹುಸ್ಕೂರು ಗ್ರಾಮದ ಸರ್ವೆ ನಂ 148/1 ರಲ್ಲಿ 01ಎಕರೆ-10ಗುಂಟೆ, ಸ.ನಂ 148/2 ರಲ್ಲಿ 0-10ಗುಂಟೆ, ಸ.ನಂ 148/3 ರಲ್ಲಿ 0-21ಗುಂಟೆ ರಲ್ಲಿನ ಒಟ್ಟಾರೆ 08ಎಕರೆ-26.50ಗುಂಟೆ (0-06ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸುವಂತೆ ಶ್ರೀ ಹೆಚ್.ಪಿ.ರಾಮರೆಡ್ಡಿ, ಶ್ರೀ ಎ.ರಾಮರೆಡ್ಡಿ, Padma Ragam, Venkataswamy, Kavitha, Muddappa, Sunanda ಮತ್ತು Sulochana ಹಾಗೂ Krishna murthy ರವರ ಪರವಾಗಿ GPA ದಾರರಾದ Sunitha ರವರು ಕೋರಿರುವ ಬಗ್ಗೆ.

*** **


ನಗರ ಯೋಜನೆ ಸದಸ್ಯರು


Commissioner


ಅಧ್ಯಕ್ಷರು,
ಬೆಂ ಅ ಸ್ವಾ, ಬೆಂಗಳೂರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವನೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವನೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 128 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
3	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬಡಾವಣೆಗಳನ್ನು ಮಾಡುವಂತಿಲ್ಲ.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ಉದ್ಯಾನವನ ಮತ್ತು ಬಯಲುಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100/- ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
6	ವಸತಿ ಬಡಾವಣೆ ನಕ್ಷೆ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
7	ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು, ನೋಂದಾಯಿತ ಪರಿತ್ಯಾಜನಾ ಪತ್ರದ, ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
8	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.

Thappaegat
ನಗರ ಯೋಜಕ ಸದಸ್ಯರು

[Signature]
Commissioner

[Signature]
ಅಧ್ಯಕ್ಷರು,
ಬೆಂ ಅ ಪ್ರಾ. ಬೆಂಗಳೂರು

10	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯಶಾಇ 24 ಶಾಸನ 2015, ಬೆಂಗಳೂರು, ದಿನಾಂಕ: 10/09/2015 ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ನಂತರ, ಅಂತಿಮವಾಗಿ ವಿನ್ಯಾಸವನ್ನು ಬಿಡುಗಡೆಗೊಳಿಸಲಾಗುವುದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸುವುದು. ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
20	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.

Thappa...

ನಗರ ಯೋಜಕ ಸವೆಸ್ಯರು

anw
Commissioner


ಶ. ವ್ಯಾಜ್
ಅಧ್ಯಕ್ಷರು
ಬೆಂ ಅ ಪ್ರಾ ಬೆಂಗಳೂರು

21	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
22	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
23	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.
24	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. ಆ ವರ್ಗದವರಿಗೆ ನಿವೇಶನವನ್ನು ಹಂಚಿಕೆ ಮಾಡತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
25	BWSSB, BESCOM ಇಲಾಖೆಗಳಿಂದ ಹಾಗೂ ಅಗತ್ಯಕನುಗುಣವಾಗಿ KSPCB ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
26	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
27	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 21 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಗಟ್ಟಹಳ್ಳಿ ಗ್ರಾಮದ ಸರ್ವೆ ನಂ 12/1P ರಲ್ಲಿ 0-32ಗುಂಟೆ, ಸ.ನಂ 12/2P ರಲ್ಲಿ 0-32.50ಗುಂಟೆ, ಸ.ನಂ 13/1P ರಲ್ಲಿ 0-15.50ಗುಂಟೆ, ಸ.ನಂ 13/2P ರಲ್ಲಿ 0-02.50ಗುಂಟೆ, ಸ.ನಂ 14/1 ರಲ್ಲಿ 0-14.50ಗುಂಟೆ, ಸ.ನಂ 14/3 ರಲ್ಲಿ 01ಎಕರೆ-02.5ಗುಂಟೆ, ಸ.ನಂ 15P ರಲ್ಲಿ 01ಎಕರೆ-00ಗುಂಟೆ, ಸ.ನಂ 19P ರಲ್ಲಿ 0-28.50ಗುಂಟೆ, ಸ.ನಂ 34/1P ರಲ್ಲಿ 0-34ಗುಂಟೆ ಮತ್ತು ಸ.ನಂ 35/1P ರಲ್ಲಿ 02ಎಕರೆ-00ಗುಂಟೆ ಒಟ್ಟಾರೆ 08ಎಕರೆ-02ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸುವಂತೆ ಶ್ರೀ ಹೆಚ್.ಪಿ.ರಾಮರೆಡ್ಡಿ, ಶ್ರೀ ಎ.ರಾಮರೆಡ್ಡಿ, ವೆಂಕಟೇಶ್, ಹೆಚ್.ಎಂ.ಪ್ರಕಾಶ್, M/s 222 ventures Represented by Meghana & Prasad ರವರು ಕೋರಿರುವ ಬಗ್ಗೆ.

*** **



ನಗರ ಯೋಜಕ ಸದಸ್ಯರು


Commissioner



ಅಧ್ಯಕ್ಷರು,
ಜಿಂ ಅ ಪ್ರಾ, ಬೆಂಗಳೂರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವನೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವನೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿ ಬಡಾವನೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 136 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವನೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
3	ಅನುಮೋದಿತ ಬಡಾವನೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬಡಾವನೆಗಳನ್ನು ಮಾಡುವಂತಿಲ್ಲ.
4	ಬಡಾವನೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ಉದ್ಯಾನವನ ಮತ್ತು ಬಯಲುಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100/- ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
6	ವಸತಿ ಬಡಾವನೆ ನಕ್ಷೆ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
7	ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು, ನೋಂದಾಯಿತ ಪರಿತ್ಯಾಜನಾ ಪತ್ರದ, ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
8	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಾಪಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.


ನಗರ ಯೋಜಕ ಸವಸ್ಥರು



Commissioner


ಅಧ್ಯಕ್ಷರು,-
ಬೆಂ ಅ ಪ್ರಾ ಬೆಂಗಳೂರು

10	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯ.ಶಾಇ 24 ಶಾಸನ 2015, ಬೆಂಗಳೂರು, ದಿನಾಂಕ: 10/09/2015 ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ನಂತರ, ಅಂತಿಮವಾಗಿ ವಿನ್ಯಾಸವನ್ನು ಬಿಡುಗಡೆಗೊಳಿಸಲಾಗುವುದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸುವುದು. ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
20	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.

Thipperegowda
ನಗರ ಯೋಜಕ ಸವಸ್ಥರು


Commissioner


ಅಧ್ಯಕ್ಷರು,
ಬೆಂ ಅ ಸ್ವಾ, ಬೆಂಗಳೂರು

21	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
22	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
23	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.
24	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. ಆ ವರ್ಗದವರಿಗೆ ನಿವೇಶನವನ್ನು ಹಂಚಿಕೆ ಮಾಡತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
25	BWSSB, BESCOM ಇಲಾಖೆಗಳಿಂದ ಹಾಗೂ ಅಗತ್ಯಕನುಗುಣವಾಗಿ KSPCB ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
26	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
27	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 22 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಗಟ್ಟಹಳ್ಳಿ ಗ್ರಾಮದ ಸರ್ವೆ ನಂ 33/1 ರಲ್ಲಿನ 01ಎಕರೆ-32.5ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸುವಂತೆ ಅರ್ಜಿದಾರರಾದ ಶ್ರೀ ಮುನಿಯಪ್ಪ, ಶ್ರೀ ಆರ್.ರವಿ ಮತ್ತು ಶ್ರೀ ಆರ್.ಸುಬ್ಬಣ್ಣ ರವರು ಕೋರಿರುವ ಬಗ್ಗೆ.

*** **

Thappaegally

ನಗರ ಯೋಜಕ ಸವಸ್ಥರು

Commissioner


ಶ. ವ. ಕ. ಕ. ಕ.

ಅಧ್ಯಕ್ಷರು.


ಬೆಂ ಅ. ಪ್ರಾ. ಬೆಂಗಳೂರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 25 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
3	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬಡಾವಣೆಗಳನ್ನು ಮಾಡುವಂತಿಲ್ಲ.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ಉದ್ಯಾನವನ ಮತ್ತು ಬಯಲುಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100/- ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
6	ವಸತಿ ಬಡಾವಣೆ ನಕ್ಷೆ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
7	ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು, ನೋಂದಾಯಿತ ಪರಿತ್ಯಾಜನಾ ಪತ್ರದ, ಮುಖಾಂತರ ಪುಕ್ಕಟ್ಟೆಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
8	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳೆಸತಕ್ಕದ್ದು
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.


ನಗರ ಯೋಜಕ ಸಹಸ್ಯರು



Commissioner


ಅಧ್ಯಕ್ಷರು,
ಬೆಂ ಅ ಸ್ವಾ ಬೆಂಗಳೂರು

10	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯಶಾಇ 24 ಶಾಸನ 2015, ಬೆಂಗಳೂರು, ದಿನಾಂಕ: 10/09/2015 ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ನಂತರ, ಅಂತಿಮವಾಗಿ ವಿನ್ಯಾಸವನ್ನು ಬಿಡುಗಡೆಗೊಳಿಸಲಾಗುವುದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸುವುದು. ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
20	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.


ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು


21	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
22	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
23	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.
24	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. ಆ ವರ್ಗದವರಿಗೆ ನಿವೇಶನವನ್ನು ಹಂಚಿಕೆ ಮಾಡತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
25	BWSSB, BESCOM ಇಲಾಖೆಗಳಿಂದ ಹಾಗೂ ಅಗತ್ಯಕನುಗುಣವಾಗಿ KSPCB ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
26	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
27	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 23 / 2018, ದಿನಾಂಕ 05.03.2018

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಮಂಗನಹಳ್ಳಿ ಗ್ರಾಮದ ಸರ್ವೆ ನಂ.79,80,81,83,84 ಮತ್ತು 86(ಪಿ) ರಲ್ಲಿನ ಒಟ್ಟು 05 ಎಕರೆ 22 ಗುಂಟೆ ಪೈಕಿ 05ಎಕರೆ 17 ಗುಂಟೆ ಅಥವಾ (0-05 ಗುಂಟೆ ಖರಾಬು ಹೊರತುಪಡಿಸಿ) ಅಥವಾ 21954.00 ಚ.ಮೀ ವಿಸ್ತೀರ್ಣ ಪ್ರದೇಶದಲ್ಲಿ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದನೆಯನ್ನು ಮೆ:ಸಾಫ್ಟ್ ವೇರ್ ಇಂಜಿನಿಯರ್ಸ್ ಮತ್ತು ಡಾಕ್ಟರ್ಸ್, ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ರವರು ಕೋರಿರುವ ಬಗ್ಗೆ.



ನಗರ ಯೋಜನೆ ಸದಸ್ಯರು


Commissioner



ಅಧ್ಯಕ್ಷರು,
ಬೆಂ ಅ ಸ್ವಾ ಬೆಂಗಳೂರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 76 ಸಂಖ್ಯೆ ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಬದಲಾಯಿಸತಕ್ಕದ್ದಲ್ಲ.
3	ತಾತ್ಕಾಲಿಕ ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಗಳನ್ನು ಮಾಡುವಂತಿಲ್ಲ. ಬಡಾವಣೆ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿದ ನಂತರ ಅಂತಿಮ ವಸತಿ ಬಡಾವಣೆ ನಕ್ಷೆಯನ್ನು ಪ್ರಾಧಿಕಾರದಿಂದ ಅನುಮೋದನೆ ಪಡೆದು ವಸತಿ ನಿವೇಶನಗಳನ್ನು ಬಿಡುಗಡೆ ಮಾಡಿಸಿಕೊಳ್ಳುವುದು.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
6	ಉದ್ದೇಶಿತ ರಸ್ತೆಗಳು, ಉದ್ಯಾನವನ / ಬಯಲು ಜಾಗಗಳು, ಪಬ್ಲಿಕ್ ಯುಟಿಲಿಟಿಗಳನ್ನು ನೋಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪುಕ್ಕಟ್ಟೆಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.


ನಗರ ಯೋಜನೆ ಸವಸ್ಥಾಪಕರು



Commissioner


ಅಧ್ಯಕ್ಷರು,
ಬೆಂ ಅ ಸ್ವಾ, ಬೆಂಗಳೂರು

7	ಕೆರೆ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
8	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
9	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
10	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
11	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
12	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
13	ಬಡಾವಣೆಗೆ ಸೋಲಾರ್ ಲೈಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
14	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಆದೇ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.
15	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
16	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
17	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.


ನಗರ ಯೋಜನೆ ಸದಸ್ಯರು


Commissioner


ಅಧ್ಯಕ್ಷರು.
ಬೆಂ ಅ ಸ್ವಾ ಬೆಂಗಳೂರು

18	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್.ಕರಗಳು, ಮೆಟ್ರೋ ಸೆಸ್, ಪರಿಷ್ಕೃತ ದರಗಳನ್ನು ಸರ್ಕಾರದ ಆದೇಶದಂತೆ ಪಾವತಿಸುವುದಾಗಿ ತಿಳಿಸಿ ಪ್ರಮಾಣ ಪತ್ರ ನೀಡುವುದು.
19	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.
20	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
21	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
22	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು, (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
23	ಉದ್ಯಾನವನ ಮತ್ತು ಬಯಲು ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100 ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain Link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
24	BWSSB, BESCOM ಇಲಾಖೆಗಳಿಂದ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
25	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
26	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

Thypeeraj
ನಗರ ಉಪನಿರ್ದೇಶಕರು

Commissioner
Commissioner

ಅಧ್ಯಕ್ಷರು
ಅಧ್ಯಕ್ಷರು,
ಬೆಂ ಅ ಸ್ವಾ ಬೆಂಗಳೂರು

ಠರಾವು ಸಂಖ್ಯೆ: 24 / 2018, ದಿನಾಂಕ 05.03.2018


ವಿಷಯ:- ಬೆಂಗಳೂರು ಜಯನಗರ 3ನೇ ಬ್ಲಾಕ್ 15ನೇ ಕ್ರಾಸ್ ಮುನಿಸಿಪಲ್ ಆಸ್ತಿ ಸಂಖ್ಯೆ 2 (ಹಳೆಯ ಸಂಖ್ಯೆ 37) ರಲ್ಲಿನ 9600.00 ಚ.ಅಡಿ ವಿಸ್ತೀರ್ಣದ ಪ್ರದೇಶವನ್ನು ಸಾರ್ವಜನಿಕ ಮತ್ತು ಅರೆ ಸಾರ್ವಜನಿಕ ಉಪಯೋಗದಿಂದ ವಾಣಿಜ್ಯ (ಕಛೇರಿ ಅಥವಾ ಇನ್ಸ್ಟಿಟ್ಯೂಷನಲ್) ಉಪಯೋಗಕ್ಕೆ ನೀಡಿರುವ ತಾತ್ಕಾಲಿಕ ಪ್ರಾರಂಭಿಕ ದೃಢೀಕರಣ ಪತ್ರವನ್ನು ಸಮರ್ಥನೀಯ ಭೂ ಉಪಯೋಗ ಬದಲಾವಣೆ ಎಂದು ತೀರ್ಮಾನಿಸುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಈ ಹಿಂದೆ ಅರ್ಜಿದಾರರ ಮನವಿಯನ್ನು ಪ್ರಾಧಿಕಾರದ ವಿಷಯ ಸಂಖ್ಯೆ 10/2000, ದಿನಾಂಕ 01.06.2000 ರಲ್ಲಿ ಚರ್ಚಿಸಿ, ಸರ್ಕಾರಕ್ಕೆ ಭೂ ಉಪಯೋಗ ಬದಲಾವಣೆ ಬಗ್ಗೆ ಶಿಫಾರಸ್ಸು ಮಾಡಲಾಗಿತ್ತು. ಸರ್ಕಾರದ ಆದೇಶ ಸಂಖ್ಯೆ ನಅಇ 353 ಬೆಂಅಸೇ 2000, ಬೆಂಗಳೂರು ರಂತೆ ಸಾರ್ವಜನಿಕ ಮತ್ತು ಅರೆ ಸಾರ್ವಜನಿಕ ಉದ್ದೇಶದಿಂದ ವಾಣಿಜ್ಯ ಉದ್ದೇಶಕ್ಕೆ ದಿನಾಂಕ 05.09.2000 ರಲ್ಲಿ ಭೂ ಉಪಯೋಗ ಬದಲಾವಣೆ ಅನುಮತಿ ನೀಡಲಾಗಿದ್ದು, RMP-2015 ರಲ್ಲಿಯೂ ಸಹ ಪ್ರಶ್ನಿತ ಪ್ರದೇಶವು ರಸ್ತೆಗೆ ಹೊಂದಿಕೊಂಡಂತೆ Commercial ಕರ್ಮಶೀಯಲ್ ಜೋನ್ ಇರುತ್ತದೆ.


ಸರ್ಕಾರದ ಆದೇಶ ಸಂಖ್ಯೆ ನಅಇ 353 ಬೆಂಅಸೇ 2000, ಬೆಂಗಳೂರು ದಿನಾಂಕ 05.09.2000 ರಲ್ಲಿ ವಾಣಿಜ್ಯಕ್ಕೆ ಭೂ ಉಪಯೋಗ ಬದಲಾವಣೆಗೆ ಅನುಮತಿ ನೀಡಿರುವ ಕಾರಣ ಸದರಿ ಆದೇಶ ಪತ್ರದಲ್ಲಿ ವಿಧಿಸಿರುವ ಷರತ್ತುಗಳಿಗೊಳಪಟ್ಟು ಭೂ ಉಪಯೋಗ ಬದಲಾವಣೆ ಬಗ್ಗೆ ತಾತ್ಕಾಲಿಕ ಪ್ರಾರಂಭಿಕ ಪ್ರಮಾಣ ಪತ್ರ ಎಂದು ನೀಡಿರುವುದು ಸೂಕ್ತವಲ್ಲದ ಕಾರಣ, ಇದನ್ನು ಕೈಬಿಟ್ಟು, ಭೂ ಉಪಯೋಗ ಬದಲಾವಣೆಯನ್ನು ಸಮರ್ಥನೀಯವೆಂದು ದೃಢೀಕರಿಸಿ ಅರ್ಜಿದಾರರಿಗೆ ತಿಳಿಸಲು ತೀರ್ಮಾನಿಸಲಾಯಿತು.

ಠರಾವು ಸಂಖ್ಯೆ: 25 / 2018, ದಿನಾಂಕ 05.03.2018

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಯಲಹಂಕ ಅಮಾನಿಕೆರೆ ಗ್ರಾಮದ ಸರ್ವೆ ನಂ.1, 2/1, 8/1p, ವೆಂಕಟಾಲ ಗ್ರಾಮದ ಸರ್ವೆ ನಂ.16(ಭಾಗ) ಮತ್ತು ಯಲಹಂಕ ಗ್ರಾಮದ ಸರ್ವೆ ನಂ.31/1P, 31/2, 31/3,32/1, 32/2, 33/1P, 33/2P, 33/3, 34/1, 34/2, 34/3, 35, 36, 38, 39, 40, 41, 45/1P, 45/2P, 45/5, 45/6, 45/7, 45/10 ರಲ್ಲಿನ ಒಟ್ಟು 22 ಎಕರೆ 3.17 ಗುಂಟೆ (9.40 ಗುಂಟೆ ಖರಾಬು ಹೊರತುಪಡಿಸಿ) (89350.81ಚ.ಮೀ) ವಿಸ್ತೀರ್ಣದ ಪ್ರದೇಶಕ್ಕೆ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆಯನ್ನು ಮೆ:ಆಕೃತಿ ಎಂಟರ್ ಪ್ರೈಸಸ್ ಮತ್ತಿತರರು ಕೋರಿರುವ ಬಗ್ಗೆ.



ನಗರ ಯೋಜನಾ ಅಧ್ಯಕ್ಷರು


Commissioner



ಅಧ್ಯಕ್ಷರು
ಬೆಂ ಅ ಪ್ರಾ ಬೆಂಗಳೂರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಅಭಿವೃದ್ಧಿ ನಕ್ಷೆಯಲ್ಲಿನ ಉದ್ಯಾನವನ / ಬಯಲು ಜಾಗಗಳನ್ನು ನೊಂದಾಯಿತ ಪರಿತ್ಯೇಜನಾ ಪತ್ರದ ಮೂಲಕ ಹಸ್ತಾಂತರಿಸಿಕೊಳ್ಳುವ ಮೊದಲು ಪ್ರಾಧಿಕಾರದ ಭೂ ಸ್ವಾಧೀನ ವಿಭಾಗದ ಭೂ ಮಾಪಕರಿಂದ ಹಾಗೂ ಕಂದಾಯ ಇಲಾಖೆಯಿಂದ ದೃಢೀಕೃತ ಸರ್ವೆ ಸ್ಕೆಚ್ ಪಡೆದು, ವಲಯ ನಿಯಮಾವಳಿಗೆ ಅನುಗುಣವಾಗಿ ಅಭಿವೃದ್ಧಿದಾರರಿಂದ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಪಡೆದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಉದ್ಯಾನವನ ಮತ್ತು ಬಯಲು ಜಾಗಗಳ ಪ್ರದೇಶವನ್ನು ನೊಂದಾಯಿತ ಪರಿತ್ಯೇಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.
3	ಪ್ರಶ್ನಿತ ಜಮೀನಿನ ಉತ್ತರ ಭಾಗದಿಂದ ಪೂರ್ವಕ್ಕೆ ಹಾಗೂ ದಕ್ಷಿಣ ಭಾಗದಿಂದ ಪೂರ್ವಕ್ಕೆ ಹರಿಯುತ್ತಿರುವ ಕೋಡಿಯನ್ನು Storm Water Drain ಆಗಿ ಬಿಬಿಎಂಪಿಯವರು ನಿರ್ಮಿಸಿದ ನಂತರವೇ, ಸೂಕ್ತ ಬಫರ್ ಅನ್ನು ಕಾಯ್ದಿರಿಸಿ ಕಟ್ಟಡ ನಕ್ಷೆಯನ್ನು ಬಿಬಿಎಂಪಿಯಿಂದ ಅನುಮೋದನೆ ಪಡೆಯುವುದು.
4	ಪ್ರಾಧಿಕಾರವು ಅನುಮೋದಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
5	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
6	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
7	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.


ನಗರ ಯೋಜಕ ಸವಸ್ತು



Commissioner


ಅಧ್ಯಕ್ಷರು,
ಬೆಂ ಅ ಸ್ವಾ ಬೆಂಗಳೂರು.

8	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು. ಸಿವಿಲ್ ಕಾಮಗಾರಿ ಮತ್ತು ಕಟ್ಟಡ ಕಾಮಗಾರಿಗೆ BWSSB ಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಪಡೆದು ಉಪಯೋಗಿಸಿಕೊಳ್ಳತಕ್ಕದ್ದು.
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ / ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಮಾಹಿತಿಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
11	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿ ಅನುಮೋದನೆ ಪಡೆದಿದ್ದು ದೃಢಪಟ್ಟಲ್ಲಿ ಮತ್ತು ಮಾಲೀಕತ್ವದ ಬಗ್ಗೆ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯನ್ನು ರದ್ದುಗೊಳಿಸುವ ಅಥವಾ ಹಿಂಪಡೆಯುವ ಅಧಿಕಾರವನ್ನು ಪ್ರಾಧಿಕಾರದ ಆಯುಕ್ತರು ಅಧಿಕಾರವುಳ್ಳವರಾಗಿರುತ್ತಾರೆ.
12	ಅಭಿವೃದ್ಧಿ ಯೋಜನೆಯಲ್ಲಿನ ವಸತಿ ಘಟಕಗಳಿಂದ ಉತ್ಪತ್ತಿಯಾಗುವ ಘನತ್ಯಾಜ್ಯಗಳ ವಿಂಗಡಣೆ ಮತ್ತು ಶೇಖರಣೆಗಾಗಿ ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
14	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ BESCOM ನಿರ್ದೇಶನದಂತೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.


ನಗರ ಯೋಜಕ ಸವಸ್ಥರು


Commissioner


ಅಧ್ಯಕ್ಷರು,
ಜಿಂ ಆ ಪ್ರಾ ಬೆಂಗಳೂರು

15	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
16	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲು ಕರ, ಎಂ.ಆರ್.ಟಿ.ಎಸ್. ಕರ ಮೆಟ್ರೋ ಕರ ಮತ್ತು ವಿವಿಧ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸಲು ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರತಕ್ಕದ್ದು, ಹಾಗೂ ಈ ಸಂಬಂಧ ನೊಟರೈಸ್ಟ್ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
17	ಯೋಜನೆಯಲ್ಲಿನ ವಸತಿ ಘಟಕಗಳಿಗೆ ಕುಡಿಯುವ ನೀರಿಗಾಗಿ ಮತ್ತು ಇತರೆ ಉಪಯೋಗದ ನೀರಿಗಾಗಿ ಪ್ರತ್ಯೇಕವಾದ ಕೊಳಾಯಿ ವ್ಯವಸ್ಥೆಯನ್ನು (Duel pipeing Sustem) ಮಾಡತಕ್ಕದ್ದು. ವಸತಿ ಘಟಕಗಳಿಂದ ಬರುವ ಕೊಳಚೆ ನೀರನ್ನು ಸಂಸ್ಕರಣೆ ಮಾಡಲು ಯೋಜನೆಯಲ್ಲಿ ಸಂಸ್ಕರಣಾ ಘಟಕ ಸ್ಥಾಪಿಸಿ, ಸಂಸ್ಕರಿಸಿದ ನೀರನ್ನು ಇತರೆ ಉಪಯೋಗಗಳಿಗಾಗಿ ಉಪಯೋಗಿಸತಕ್ಕದ್ದು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
18	BWSSB, BESCO, KSPCB, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆ ಗಳಿಂದ NOC ಪಡೆದು ಕಟ್ಟಡ ನಕ್ಷೆ ಅನುಮೋದನೆ ಮೊದಲು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು.
19	ಸದರಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
20	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹಾದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
21	ಭೂದಾಖಲೆಗಳ ಸಹಾಯಕ ನಿರ್ದೇಶಕರು, ಬೆಂಗಳೂರು ಉತ್ತರ (ಅಪರ) ತಾಲ್ಲೂಕು ರವರು ದೃಢೀಕರಿಸುವ ಸೈಟ್ ನಂತೆ ನಾಲಾಗಾಗಿ ಕಾಯ್ದಿರಿಸಿರುವ ಜಾಗಗಳನ್ನು ಯಥಾವತ್ತಾಗಿ ಸ್ಥಳದಲ್ಲಿ ಕಾಯ್ದಿರಿಸಲಾಗಿದೆಯೇ ಎಂಬುದರ ಬಗ್ಗೆ ಪರಿಶೀಲಿಸಿಕೊಂಡು ಬಫರ್ ಜಾಗದಲ್ಲಿ ಯಾವುದೇ ಒತ್ತುವರಿ/ನಿರ್ಮಾಣಗಳು ಬಾರದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸತಕ್ಕದ್ದು.
22	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
23	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.

Thippeswamy
ನಗರ ಯೋಜಕ ಸಹಸ್ಯರು

Commissioner

ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

24	ಪ್ರಶ್ನಿತ ಪ್ರದೇಶಕ್ಕೆ ಇರುವ ಸಂಪರ್ಕ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
25	ಬಫರ್ ಪ್ರದೇಶದಲ್ಲಿ ಗಿಡಮರಗಳನ್ನು ಬೆಳಸತಕ್ಕದ್ದು.
26	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 26 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕಂಬೀಪುರ ಗ್ರಾಮದ ಸರ್ವೆ ಸಂಖ್ಯೆ 157/1, 157/2, 175/1ಪಿ, 176/3, 176/4, 176/5 ಮತ್ತು 176/6 ರಲ್ಲಿನ 09 ಎಕರೆ 08 ಗುಂಟೆ 37230.77 ಚ.ಮೀ ವಿಸ್ತೀರ್ಣ ಪ್ರದೇಶಕ್ಕೆ ಅರ್ಜಿದಾರರಾದ ಶ್ರೀ. ಮಂಗೇಶ್ ನಾರಾಯಣ, ಶ್ರೀ ಬಾಳಯ್ಯ, ಶ್ರೀ ಬೀರಯ್ಯ, ಶ್ರೀ. ರಾಜ, ಶ್ರೀ ಮುನಿರಾಜು, ಶ್ರೀ ಜೈನುಲ್ಲಾಬುದ್ದೀನ್, ಶ್ರೀ ಮಹಮದ್ ಇಸಾಕ್, ಮತ್ತು ಶ್ರೀ ಆರೀಫ ಉಲ್ಲಾ ರವರು ಜಂಟಿಯಾಗಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ಕೋರಿರುವ ಬಗ್ಗೆ.


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯಲ್ಲಿನ ಈ ಕೆಳಗಿನ ಅಂಶಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಲಾಯಿತು. ಟಿಪ್ಪಣಿಯಲ್ಲಿನ ಕ್ರಮ ಸಂಖ್ಯೆ [12] ರಲ್ಲಿನ ಅಂಶಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿರುತ್ತದೆ.

- ಪ್ರಶ್ನಿತ ಸರ್ವೆ ನಂ. ಗಳಲ್ಲಿನ ನಾಲಾ ಖರಾಬಿನ ಪಥ ಬದಲಾವಣೆಯನ್ನು ಜಿಲ್ಲಾಧಿಕಾರಿಗಳಿಂದ ಅಂತಿಮ ಆದೇಶ ಪಡೆದು ಸಲ್ಲಿಸಿದ ನಂತರ ನಕ್ಷೆ ಅನುಮೋದನೆಗೆ ಕ್ರಮವಹಿಸುವುದು.
- ಸರ್ವೆ ನಂ. 175/1ಪಿ ರಲ್ಲಿ ಮಾಲೀಕತ್ವದ ದಾಖಲೆಯಂತೆ 1.00 ಎಕರೆ ವಿಸ್ತೀರ್ಣಕ್ಕೆ ಮಾತ್ರ ಅನುಮೋದನೆಗೆ ಪರಿಗಣಿಸುವುದು.
- Future Development ಗಾಗಿ ಕಾಯ್ದಿರಿಸಿರುವುದು ಸೂಕ್ತವಲ್ಲದ ಕಾರಣ 11 ಗುಂಟೆ ಪ್ರದೇಶವನ್ನು ವಸತಿ ಬಡಾವಣೆ ನಕ್ಷೆಯಲ್ಲಿ ಒಟ್ಟಾರೆ ವಿಸ್ತೀರ್ಣದಿಂದ ಹೊರತುಪಡಿಸುವುದು.

ಉಳಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು,
ಬೆಂ ಅ ಸ್ವಾ ಬೆಂಗಳೂರು


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 128 ಸಂಖ್ಯೆ ವಸತಿ ನಿವೇಶನಗಳಿದ್ದು, (EWS ಸೇರಿಕೊಂಡು) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಬದಲಾಯಿಸತಕ್ಕದ್ದಲ್ಲ.
3	ತಾತ್ಕಾಲಿಕ ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಗಳನ್ನು ಮಾಡುವಂತಿಲ್ಲ. ಬಡಾವಣೆ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿದ ನಂತರ ಅಂತಿಮ ವಸತಿ ಬಡಾವಣೆ ನಕ್ಷೆಯನ್ನು ಪ್ರಾಧಿಕಾರದಿಂದ ಅನುಮೋದನೆ ಪಡೆದು ವಸತಿ ನಿವೇಶನಗಳನ್ನು ಬಿಡುಗಡೆ ಮಾಡಿಸಿಕೊಳ್ಳುವುದು.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
6	ಉದ್ದೇಶಿತ ರಸ್ತೆಗಳು, ಉದ್ಯಾನವನ / ಬಯಲು ಜಾಗಗಳು, ಪಬ್ಲಿಕ್ ಯುಟಿಲಿಟಿಗಳನ್ನು ನೋಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
7	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
8	ಕೆರೆ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.

Thippa...
ನಗರ ಯೋಜಕ ಸವಸ್ಯರು


Commissioner

ಅಧ್ಯಕ್ಷರು,
ಬಿಂ ಅ ಪ್ರಾ ಬೆಂಗಳೂರು


9	ಅರ್ಜಿದಾರರು ಉದ್ದೇಶಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಆದೇ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್.ಕರಗಳು, ಮೆಟ್ರೋ ಸೆಸ್, ಪರಿಷ್ಕೃತ ದರಗಳನ್ನು ಸರ್ಕಾರದ ಆದೇಶದಂತೆ ಪಾವತಿಸುವುದಾಗಿ ತಿಳಿಸಿ ಪ್ರಮಾಣ ಪತ್ರ ನೀಡುವುದು.


ನಗರ ಯೋಜನೆ ಸಂಸ್ಥೆ



Commissioner


ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು

20	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.
21	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
22	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
23	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
24	ಉದ್ಯಾನವನ ಮತ್ತು ಬಯಲು ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100 ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain Link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
25	BWSSB, BESCOM ಇಲಾಖೆಗಳಿಂದ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
26	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
27	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ನಗರ ಯೋಜಕ ಸದಸ್ಯರು


ಉಪನಿರ್ದೇಶಕರು



ಅಧ್ಯಕ್ಷರು
ಜಿಂ. ಅ. ಪ್ರಾ. ಬೆಂಗಳೂರು

ರರಾವು ಸಂಖ್ಯೆ: 28 / 2018, ದಿನಾಂಕ 05.03.2018


ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಮುನ್ನೇಕೋಳಾಲು ಗ್ರಾಮದ ಸ.ನಂ. 86/1A ರಲ್ಲಿ 03 ಎಕರೆ 30ಗುಂಟೆ (0-03ಗುಂಟೆ ಖರಾಬು ಹೊರತುಪಡಿಸಿ), ಸ.ನಂ.86/1ಬಿ ರಲ್ಲಿ 03 ಎಕರೆ 22.75ಗುಂಟೆ(0-01ಗುಂಟೆ ಖರಾಬು ಹೊರತುಪಡಿಸಿ) ಮತ್ತು ಅಮಾನಿ ಬೆಳ್ಳಂದೂರು ಗ್ರಾಮದ ಸರ್ವೆ ನಂ.171/2 ರಲ್ಲಿ 0-03ಗುಂಟೆ (0-01ಗುಂಟೆ ಖರಾಬು ಹೊರತುಪಡಿಸಿ) ಒಟ್ಟಾರೆ 07 ಎಕರೆ 15.75ಗುಂಟೆ (0-05ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿಯೇತರ (IT/BT) ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಜಮೀನಿನ ಮಾಲೀಕರಾದ M/s Neelanchal Lifestyle Housing LLP ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿಯೇತರ [IT / BT] ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ [IT / BT] ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಾಸದ ಉದ್ದೇಶಕ್ಕೆ ಭೂ ಪರಿವರ್ತನೆಯಾಗಿರುವುದನ್ನು, ವಾಣಿಜ್ಯ ಉದ್ದೇಶಕ್ಕೆ ಪರಿಷ್ಕೃತ ಭೂ ಪರಿವರ್ತನೆ ಆದೇಶವನ್ನು ಕಟ್ಟಡ ನಕ್ಷೆ ಅನುಮೋದಿಸುವ ಮುನ್ನ, ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
3	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.


ನಗರ ಯೋಜಕ ಸಚಿವರು


ಉಪನಿರ್ದೇಶಕರು


ಉಪನಿರ್ದೇಶಕರು.
ಮಾ ಅ ಪ್ರಾ ಬೆಂಗಳೂರು

6	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
7	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ಸ್ವಾಭಾವಿಕವಾಗಿ ಇಳಿಜಾರಿನ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
9	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
10	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
11	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
12	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
13	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
14	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.

Thippeswamy
ನಗರ ಯೋಜನೆ ಸದಸ್ಯರು

Commissioner

ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು

15	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
16	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
17	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
18	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
19	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
20	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
21	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
22	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
23	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
24	ಕಟ್ಟಡ ನಕ್ಷೆ ಅನುಮೋದನೆಯನ್ನು ಸಕ್ಷಮ ಪ್ರಾಧಿಕಾರದಿಂದ ನಿಯಮಾನುಸಾರ ಪಡೆಯತಕ್ಕದ್ದು.
25	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.

Thippeswagi
ನಗರ ಯೋಜಕ ಸದಸ್ಯರು

Commissioner


ಅಧ್ಯಕ್ಷರು
ಬೆಂ. ಅ. ಪ್ರಾ. ಬೆಂಗಳೂರು

ರರಾವು ಸಂಖ್ಯೆ: 28 / 2018, ದಿನಾಂಕ 05.03.2018


ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ದೊಡ್ಡಕನ್ನಲ್ಲಿ ಗ್ರಾಮದ ಸ.ನಂ. 78/1 ರಲ್ಲಿ 0-06.25ಗುಂಟೆ, 78/3ರಪೈಕಿ ರಲ್ಲಿ 0-39.75ಗುಂಟೆ, 78/4ರಲ್ಲಿ 0-33.25ಗುಂಟೆ (0-01ಗುಂಟೆ ಖರಾಬು ಹೊರತುಪಡಿಸಿ), 78/5ರಲ್ಲಿ 0-32.50ಗುಂಟೆ, 78/6 ರಲ್ಲಿ 0-15ಗುಂಟೆ, 78/7 ರಲ್ಲಿ 0-28ಗುಂಟೆ, 78/8ಬಿರಪೈಕಿ 0-05ಗುಂಟೆ (0-01ಗುಂಟೆ ಖರಾಬು ಹೊರತುಪಡಿಸಿ), 78/9 ರ ಪೈಕಿ 0-7.50ಗುಂಟೆ ಒಟ್ಟು 04ಎಕರೆ 7.25ಗುಂಟೆ (0-02ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿಯೇತರ (IT/BT) ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಜಮೀನಿನ ಮಾಲೀಕರಾದ M/s Indus Tech Park Pvt.Ltd ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿಯೇತರ (IT/BT) ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ (IT/BT) ಅಭಿವೃದ್ಧಿ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
3	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
4	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿ ಕಾಯ್ದಿರಿಸಿರುವ ಉದ್ದೇಶಿತ ರಸ್ತೆ ಹಾಗೂ ರಸ್ತೆ ಅಗಲೀಕರಣ ಭಾಗಗಳಲ್ಲಿ ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.


ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಸ್ವಾ ಬೆಂಗಳೂರು

6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
8	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9	ಸ್ವಾಭಾವಿಕವಾಗಿ ಇಳಿಜಾರಿನ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
10	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
11	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
12	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
13	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಾಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
14	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು
ಜಿಂ ಅ ಪ್ರಾ ಬೆಂಗಳೂರು

15	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
16	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆ ಅನುವು ಮಾಡಿಕೊಡತಕ್ಕದ್ದು.
17	ಪ್ರಸ್ತಾವಿತ ಪ್ರದೇಶದಲ್ಲಿನ ಸ.ನಂ.78/1, 4, 78/7 ರಲ್ಲಿನ ಪ್ರದೇಶಗಳಿಗೆ ವಾಸದ ಉದ್ದೇಶಕ್ಕೆ ಭೂ ಪರಿವರ್ತನೆ ಆದೇಶ ಪಡೆದು ಸಲ್ಲಿಸಿದ್ದು ಆ ಪ್ರದೇಶಗಳಿಗೆ ಕೈಗಾರಿಕೆ (ಹೈಟೆಕ್) ಉದ್ದೇಶಕ್ಕೆ ಭೂ ಪರಿವರ್ತನೆ ಆದೇಶವನ್ನು ಕಟ್ಟಡ ನಕ್ಷೆ ಅನುಮೋದಿಸುವ ಮುನ್ನ, ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
18	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
19	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೇನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
20	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
21	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
22	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
23	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.

Thippesagar
ನಗರ ಯೋಜಕ ಸವಸ್ಥರು

anw
ಅಭಿವೃದ್ಧಿ

ಶಿವಕುಮಾರ್
ಅಭಿವೃದ್ಧಿ
ನಗರ ಯೋಜಕ ಸವಸ್ಥರು


24	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
25	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
26	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.


ಠರಾವು ಸಂಖ್ಯೆ: 29 / 2018, ದಿನಾಂಕ 05.03.2018


ವಿಷಯ ಬೆಂಗಳೂರು ನಗರ, ರಾಜಾಜಿನಗರ ಇಂಡಸ್ಟ್ರಿಯಲ್ ಸಬರ್ಬ್ ನಲ್ಲಿರುವ ಮಹಾಲಕ್ಷ್ಮೀಪುರ ಬಿಬಿಎಂಪಿ ವಾರ್ಡ್ ಸಂಖ್ಯೆ 10, ಆಸ್ತಿ ಸಂಖ್ಯೆ 42 (ನಿವೇಶನ ಸಂಖ್ಯೆ 11/1, 12, 12/1 & 13) ರ ಒಟ್ಟು ವಿಸ್ತೀರ್ಣ 09 ಎಕರೆ 12.60 ಗುಂಟೆ (37695.87 ಚ.ಮೀ) ಪ್ರದೇಶದಲ್ಲಿ ವಸತಿಯೇತರ [ಕಛೇರಿ ಉಪಯೋಗಕ್ಕೆ] ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದಿಸುವಂತೆ M/s.Darshita Southern India Happy Homes (P) Ltd., ಸಂಸ್ಥೆ ರವರು ಸಲ್ಲಿಸಿರುವ ಮನವಿಯ ಕುರಿತು.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, M/s.Darshita Southern India Happy Homes (P) Ltd., ಎಂದು ಖಾತಾ ಬದಲಾವಣೆ ಮಾಡಿಕೊಂಡು ದಾಖಲೆಗಳನ್ನು ಸಲ್ಲಿಸಿದ ನಂತರವೇ ಅಭಿವೃದ್ಧಿ ನಕ್ಷೆ ಅನುಮೋದನೆಗೆ ಕ್ರಮ ವಹಿಸಲು ಹಾಗೂ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಈ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಸಂಖ್ಯೆ 74/2017, ದಿನಾಂಕ 07/06/2017 ರಲ್ಲಿನ ಸಭೆಯ ನಿರ್ಣಯವನ್ನು ರದ್ದುಪಡಿಸಲಾಗಿದೆ.
3	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.


ನಗರ ಯೋಜಕ ಸದಸ್ಯರು



Commissioner


ನಗರ ಯೋಜಕ ಸದಸ್ಯರು

4	ಪ್ರಾಧಿಕಾರವು ಅನುಮೋದಿಸಿರುವ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
5	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
6	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
7	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
8	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಮತ್ತು ತಳಪಾಯಕ್ಕಾಗಿ ಮಣ್ಣನ್ನು ತೆಗೆದಾಗ ಪಕ್ಕದಲ್ಲಿನ ಕಟ್ಟಡಗಳ ಸುರಕ್ಷತೆಯ ಕುರಿತು ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಾಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10	ದಿನಾಂಕ: 16/06/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
11	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿರುವುದು, ನ್ಯಾಯಾಲಯದಲ್ಲಿ ದಾವೆಗಳಿದ್ದು, ಮಾಲೀಕತ್ವದ ಕುರಿತು ಆದೇಶಗಳಿಂದ ದೃಢಪಟ್ಟಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ಯಾವುದೇ ನೀತಿ ಸೂಚನೆ ಇಲ್ಲದೇ ರದ್ದುಪಡಿಸಲು ಪ್ರಾಧಿಕಾರವು ಅಧಿಕಾರ ಹೊಂದಿರುತ್ತದೆ.


ನಗರ ಯೋಜಕ ಸದಸ್ಯರು


Commissioner



ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು

12	ಅಭಿವೃದ್ಧಿ ಯೋಜನೆಯಲ್ಲಿನ ಉತ್ಪತ್ತಿಯಾಗುವ ಘನತ್ಯಾಜ್ಯಗಳ ವಿಂಗಡನೆ ಮತ್ತು ಶೇಖರಣೆಗಾಗಿ ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ಕಟ್ಟಡ ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿನ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
15	ಸರ್ಕಾರಿ ಸಂಸ್ಥೆಗಳಿಗೆ ಮೂಲಭೂತಸೌಕರ್ಯಗಳ ಅಭಿವೃದ್ಧಿಗಾಗಿ ಅಗತ್ಯ ಜಾಗ ಬೇಕಾದ ಸಂದರ್ಭದಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಅಗತ್ಯವಿರುವ ಜಾಗ ಬಿಟ್ಟುಕೊಡಲು ಬದ್ಧರಾಗಿರತಕ್ಕದ್ದು.
16	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.
17	ಅಗತ್ಯಕ್ಕೆ ಅನುಗುಣವಾಗಿ BWSSB, BESCO, KSPCB, ಅಗ್ನಿಶಾಮಕ ಇಲಾಖೆಗಳಿಂದ NOC ಪಡೆದು ಕಟ್ಟಡ ನಕ್ಷೆ ಅನುಮೋದನೆಯನ್ನು ಸಕ್ಷಮ ಪ್ರಾಧಿಕಾರದಿಂದ ಪಡೆಯತಕ್ಕದ್ದು.
18	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ರಜಾವು ಸಂಖ್ಯೆ: 30 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಉತ್ತರಹಳ್ಳಿ ಹೋಬಳಿ, ಗುಬ್ಬಲಾಳು ಗ್ರಾಮದ ಸರ್ವೆ ಸಂಖ್ಯೆ 60/1(ಪಿ) ಮತ್ತು 60/2(ಪಿ) ರಲ್ಲಿನ 7 ಎಕರೆ 27 ಗುಂಟೆ ಪೈಕಿ (02 ಗುಂಟೆ 'ಬಿ' ಖರಾಬು ಕಳೆದು) 07 ಎಕರೆ 25 ಗುಂಟೆ/30857.02 ಚ.ಮೀ ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯನ್ನು ದಿ ಜಯನಗರ ಕೋ ಆಪರೇಟಿವ್ ಹೌಸಿಂಗ್ ಸೊಸೈಟಿ ಲಿ., ರವರ ಪರವಾಗಿ ಅನುಮೋದಿಸುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯಲ್ಲಿ ಸರ್ವೆ ನಂ. 60/1 ರಲ್ಲಿ 02 ಗುಂಟೆ ಕಾಲುದಾರಿ ಖರಾಬು ಇದ್ದು, ಗ್ರಾಮ ನಕ್ಷೆ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಬೆಂಗಳೂರು ದಕ್ಷಿಣ ತಾಲ್ಲೂಕು ರವರು ದೃಢೀಕರಿಸಿ ಸಲ್ಲಿಸಿರುವ ಸರ್ವೆ ನಕ್ಷೆಯಂತೆ ವಸತಿ ಬಡಾವಣೆ ನಕ್ಷೆಯಲ್ಲಿ ಖರಾಬು



ನಗರ ಯೋಜಕ ಸದಸ್ಯರು


Commissioner



ಅಧ್ಯಕ್ಷರು,
ಬಿ.ಆ.ಪ್ಲಾ.ಬೆಂಗಳೂರು

ಅಳವಡಿಸಲು ಹಾಗೂ ಉಳಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ಸರ್ವಾನುಮತದಿಂದ ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ 132 ಸಂಖ್ಯೆ ವಸತಿ ನಿವೇಶನಗಳಿದ್ದು, 13 ಸಂಖ್ಯೆ EWS ನಿವೇಶನಗಳನ್ನು ಪ್ರಸ್ತಾಪಿಸಿದ್ದು, ಒಟ್ಟಾರೆ 145 ನಿವೇಶನಗಳಿರುತ್ತದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಬದಲಾಯಿಸತಕ್ಕದ್ದಲ್ಲ.
3	ತಾತ್ಕಾಲಿಕ ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಗಳನ್ನು ಮಾಡುವಂತಿಲ್ಲ. ಬಡಾವಣೆ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿದ ನಂತರ ಅಂತಿಮ ವಸತಿ ಬಡಾವಣೆ ನಕ್ಷೆಯನ್ನು ಪ್ರಾಧಿಕಾರದಿಂದ ಅನುಮೋದನೆ ಪಡೆದು ವಸತಿ ನಿವೇಶನಗಳನ್ನು ಬಿಡುಗಡೆ ಮಾಡಿಸಿಕೊಳ್ಳುವುದು.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
6	ಉದ್ದೇಶಿತ ರಸ್ತೆಗಳು, ಉದ್ಯಾನವನ / ಬಯಲು ಜಾಗಗಳು, ಪಬ್ಲಿಕ್ ಯುಟಿಲಿಟಿಗಳನ್ನು ನೋಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪುಕ್ಕಟ್ಟೆಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.


ನಗರ ಯೋಜಕ ಸವಸ್ಥರು


Commissioner


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

7	ಕೆರೆ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಫತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
8	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
9	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
10	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
11	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
12	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
13	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
14	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಆದೇ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.
15	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.

Thippeswamy
ನಗರ ಯೋಜಕ ಸದಸ್ಯರು

Commissioner
Commissioner

ಶ. ಕ. ಸು. ಕ.
ಅಧ್ಯಕ್ಷರು,
ಬೆಂ ಆ ಪ್ರಾ ಬೆಂಗಳೂರು

16	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
17	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದು.
18	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್.ಕರಗಳು, ಮೆಟ್ರೋ ಸೆಸ್, ಪರಿಷ್ಕೃತ ದರಗಳನ್ನು ಸರ್ಕಾರದ ಆದೇಶದಂತೆ ಪಾವತಿಸುವುದಾಗಿ ತಿಳಿಸಿ ಪ್ರಮಾಣ ಪತ್ರ ನೀಡುವುದು.
19	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.
20	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
21	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
22	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
23	ಉದ್ಯಾನವನ ಮತ್ತು ಬಯಲು ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100 ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain Link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
24	BWSSB, BESCOM ಇಲಾಖೆಗಳಿಂದ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
25	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
26	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

Thipparegalk
ನಗರ ಯೋಜನೆ ಸವಸ್ಥಾಪಕರು

Commissioner

ಅಧ್ಯಕ್ಷರು
ಬೆಂ ಅ ಸ್ವಾ ಬೆಂಗಳೂರು

ಠರಾವು ಸಂಖ್ಯೆ: 31 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಕಿತ್ತಗನೂರು ಗ್ರಾಮದ ಸ.ನಂ 130/4, 131/12 ಮತ್ತು 131/2 ರ ಜಮೀನಿಗೆ ಸದರಿ ಗ್ರಾಮದ ಸರ್ವೆ ನಂ 130/2,3(P) ಮತ್ತು 131/3 ರ ಪ್ರದೇಶಕ್ಕೆ ಅನುಮೋದಿತವಾಗಿರುವ ವಸತಿ ಬಡಾವಣೆಯಿಂದ ಸಂಪರ್ಕ ಕಲ್ಪಿಸುವ ಬಗ್ಗೆ.


*** **

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರಾದ ಶ್ರೀ ಎಂ.ಜಿ.ನಾಗರಾಜ್ ರೆಡ್ಡಿರವರು ದಿನಾಂಕ 12.10.2017 ರಂದು ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಒಪ್ಪಿಕೊಂಡಿರುವಂತೆ ರಸ್ತೆ ನಿರ್ಮಾಣ ಕಾರ್ಯವನ್ನು ಅರ್ಜಿದಾರರೇ ನಿರ್ವಹಿಸತಕ್ಕದ್ದೆಂಬ ಷರತ್ತು ಹಾಗೂ ರಸ್ತೆ ನಿರ್ಮಾಣದ ನಂತರ ಉದ್ಯಾನವನಕ್ಕೆ ಚೈನ್ ಲಿಂಕ್ ಫೆನ್ಸಿಂಗ್ ಅನ್ನು ಅರ್ಜಿದಾರರೇ ಸ್ವಂತ ವೆಚ್ಚದಲ್ಲಿ ನಿರ್ವಹಿಸತಕ್ಕದ್ದೆಂಬ ಷರತ್ತು ವಿಧಿಸಿ ಅನುಮೋದಿತ ವಸತಿ ಬಡಾವಣೆ ನಕ್ಷೆಯನ್ನು ಮಾರ್ಪಡಿಸಲು ತೀರ್ಮಾನಿಸಲಾಯಿತು.


ಠರಾವು ಸಂಖ್ಯೆ: 32 / 2018, ದಿನಾಂಕ 05.03.2018

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಕರಿಯಮ್ಮನ ಅಗ್ರಹಾರ ಗ್ರಾಮದ ಸರ್ವೆ ನಂ.22 ಪೈಕಿ 01ಎಕರೆ (0-0.08 ಗುಂಟೆ ಖರಾಬು ಹೊರತುಪಡಿಸಿ) ಅಥವಾ 4046.82 ಚ.ಮೀ ವಿಸ್ತೀರ್ಣ ಪ್ರದೇಶದಲ್ಲಿ ಏಕ ನಿವೇಶನ ವಸತಿ ಬಡಾವಣೆ ನಕ್ಷೆ ಅನುಮೋದನೆಯನ್ನು ಶ್ರೀ.ಆರ್.ಚಂದ್ರಪ್ಪ ಮತ್ತು ಇತರರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ಏಕ ನಿವೇಶನ ವಸತಿ ಬಡಾವಣೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಏಕ ನಿವೇಶನ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು
ಬೆಂ ಅ ಸ್ವಾ. ಬೆಂಗಳೂರು

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ನಿವೇಶನದಲ್ಲಿ ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
3	ಬಡಾವಣೆ ನಕ್ಷೆಯಲ್ಲಿ ಉತ್ತರ ಭಾಗದಲ್ಲಿ ಪೈಮರಿ ನಾಲಾಗಾಗಿ, ದಕ್ಷಿಣದಲ್ಲಿ ಸೆಕೆಂಡರಿ, ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು,
4	ಈ ಜಾಗಕ್ಕೆ ದಕ್ಷಿಣಕ್ಕೆ 18.0ಮೀ ಹಾಲಿ ರಸ್ತೆ ಇದ್ದು, RMP-2015 ರಲ್ಲೂ ಸಹ 18.0ಮೀ ರಸ್ತೆಯನ್ನು ಪ್ರಸ್ತಾಪಿಸಿದೆ. ರಸ್ತೆ ದಕ್ಷಿಣಕ್ಕೆ ಪೂರ್ವ-ಪಶ್ಚಿಮವಾಗಿ ಟರ್ನಿಯರಿ ನಾಲಾ ಇದ್ದು ಇದಕ್ಕೆ 25.0ಮೀ ಮತ್ತು ಉತ್ತರಕ್ಕೆ ಪೈಮರಿ ನಾಲಾ 50 ಮೀ. ಬಫರ್ ಅನ್ನು ನಾಲಾ ಅಂಚಿನಿಂದ ಅಳವಡಿಸುವುದು.
5	ಅರ್ಜಿದಾರರು ಉದ್ದೇಶಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
6	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
7	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
8	ನಿವೇಶನವನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಆದೇ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.
9	ನಿವೇಶನದಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
10	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
11	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್.ಕರಗಳು, ಮೆಟ್ರೋ ಸೆಸ್, ಪರಿಷ್ಕೃತ ದರಗಳನ್ನು ಸರ್ಕಾರದ ಆದೇಶದಂತೆ ಪಾವತಿಸುವುದಾಗಿ ತಿಳಿಸಿ ಪ್ರಮಾಣ ಪತ್ರ ನೀಡುವುದು.

Thappereyys
ನಗರ ಯೋಜನೆ ಸದಸ್ಯರು


Commissioner


ಅಧ್ಯಕ್ಷರು
ಬೆಂ ಆ ಪ್ರಾ ಬೆಂಗಳೂರು

12	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
13	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 33 / 2018, ದಿನಾಂಕ 05.03.2018


ವಿಷಯ:- ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಅಗ್ರಹಾರ ಗ್ರಾಮದ ಸರ್ವೆ ನಂ.1/1ರ ಪೈಕಿ 3/1, 3/2, 3/3, 3/5, 4/2 ರ ಪೈಕಿ 15/1ರ ಪೈಕಿ 15/2, 15/6, 15/7ರ ಪೈಕಿ 16/2, 16/3, 16/4ಎ, 16/4ಬಿರ ಪೈಕಿ ಒಟ್ಟಾರೆ 22 ಎಕರೆ 17.50 ಗುಂಟೆ (0-05 ಗುಂಟೆ ಮತ್ತು ಖರಾಬು ಹೊರತುಪಡಿಸಿ) ಪ್ರದೇಶದಲ್ಲಿ ಅನುಮೋದಿಸಲು ತೀರ್ಮಾನಿಸಿರುವ ಮಾರ್ಪಡಿತ ವಸತಿ ಬಡಾವಣೆ ನಕ್ಷೆ ತೀರ್ಮಾನದಲ್ಲಿನ ಷರತ್ತನ್ನು ಹೊರತುಪಡಿಸುವಂತೆ ಶ್ರೀ.ಹೆಚ್.ಗೋಪಾಲ್ ರೆಡ್ಡಿ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ಸಮಯದಲ್ಲಿ ಶ್ರೀಮತಿ ಹನುಮಕ್ಕನವರ ಮಾಲೀಕತ್ವದಲ್ಲಿರುವ 16/4ಬಿ[ಪಿ] ಜಮೀನಿಗೆ ಸಂಪರ್ಕ ನೀಡುವ ಸಲುವಾಗಿ ಅನುಮೋದಿತ ಬಡಾವಣೆಯಲ್ಲಿನ ನಿವೇಶನ ಸಂಖ್ಯೆ 19, 20, 21 ಗಳ ಅಗಲಗಳಲ್ಲಿ ಕಡಿಮೆ ಮಾಡಿ 3.50 ಮೀ. ಪ್ಯಾಸೇಜ್ ಅನ್ನು ಕಲ್ಪಿಸಲು ಅಭಿವೃದ್ಧಿದಾರರಾದ ಶ್ರೀ ಹೆಚ್. ಗೋಪಾಲರೆಡ್ಡಿಯವರು ಒಪ್ಪಿಕೊಂಡ ಮೇರೆಗೆ ಅದರಂತೆ ತೀರ್ಮಾನಿಸಲಾಗಿತ್ತು. ಪ್ರಸ್ತುತ, ನಿವೇಶನ ಸಂಖ್ಯೆ 19, 20, 21, ಗಳ ಮಾಲೀಕರು ಈ ತಿದ್ದುಪಡಿಗೆ ಒಪ್ಪಿಕೊಳ್ಳುತ್ತಿಲ್ಲವೆಂದು ಅಭಿವೃದ್ಧಿದಾರರು ತಿಳಿಸಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಶ್ನಿತ ಬಡಾವಣೆ ನಕ್ಷೆಯು ಈ ಹಿಂದೆಯೇ ಅನುಮೋದನೆಯಾಗಿ ನಿವೇಶನ ಸಂಖ್ಯೆ 19, 20, 21 ನಿವೇಶನಗಳು ಪ್ರಾಧಿಕಾರದಿಂದ ಬಿಡುಗಡೆಯಾಗಿ ಅಭಿವೃದ್ಧಿದಾರರು ಮಾರಾಟ ಮಾಡಿರುವುದರಿಂದ ಸದರಿ ನಿವೇಶನಗಳ ಮೇಲೆ ಅಭಿವೃದ್ಧಿದಾರರಿಗಾಗಲೀ ಪ್ರಾಧಿಕಾರಕ್ಕಾಗಲೀ ಯಾವುದೇ ಹಕ್ಕಿಲ್ಲದಿರುವುದನ್ನು ಸಭೆಯು ಗಮನಿಸಿತು. ಹಾಗೂ ಸರ್ವೆ ನಂ. 16/4 ಬಿ[ಪಿ] ಗೆ ಸಂಪರ್ಕ ನೀಡಲು ಪ್ರಸ್ತಾಪಿಸಿರುವ ಅಗಲವು ಕೇವಲ 3.50 ಮೀ. ಮಾತ್ರ ಆಗಿದ್ದು, ಒಂದು ಆಸ್ತಿಗೆ ಸಂಪರ್ಕ ಸೂಕ್ತವಾಗಿರುವುದಿಲ್ಲ. ಸರ್ವೆ ನಂ. 1/1 ರ ಮಾಲೀಕರು ಬಡಾವಣೆ ನಕ್ಷೆ ಅನುಮೋದನೆ ಕೋರಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಾಗ ಸದರಿ ಜಮೀನಿನಿಂದ ಸೂಕ್ತ ರಸ್ತೆ ಸಂಪರ್ಕವನ್ನು ಸರ್ವೆ ನಂ. 16/4ಬಿ[ಪಿ] ಜಮೀನಿಗೆ ಕಲ್ಪಿಸಬೇಕೆಂಬ ಷರತ್ತು ವಿಧಿಸಲು ತೀರ್ಮಾನಿಸಿ, ನಿವೇಶನ ಸಂಖ್ಯೆ 19, 20, 21 ರ ಅಗಲದಲ್ಲಿ ಕಡಿಮೆ ಮಾಡಿ 3.50 ಮೀ. ಪ್ಯಾಸೇಜ್ ಕಾಯ್ದಿರಿಸಬೇಕೆಂಬ ಷರತ್ತನ್ನು ಕೈ ಬಿಡಲು ಹಾಗೂ ಸದರಿ ತೀರ್ಮಾನವನ್ನು ಶ್ರೀಮತಿ ಹನುಮಕ್ಕನವರಿಗೆ ತಿಳಿಸಲು ತೀರ್ಮಾನಿಸಲಾಯಿತು.



ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು
ಬೆಂಗಳೂರು

ಲರಾವು ಸಂಖ್ಯೆ: 34 / 2018, ದಿನಾಂಕ 05.03.2018


ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ದೊಡ್ಡನೆಕ್ಕುಂದಿ ಗ್ರಾಮದ ಸರ್ವೆ ನಂ.67/1 ರಲ್ಲಿ 01ಎಕರೆ 22ಗುಂಟೆ, ಸ.ನಂ.67/2 ರಲ್ಲಿ 06ಎಕರೆ,ಸ.ನಂ.68 ರಲ್ಲಿ 07ಎಕರೆ 28 ಗುಂಟೆ(0-34ಗುಂಟೆ ಎ ಖರಾಬು ಸೇರಿ) ಸ.ನಂ.69/1 ರಲ್ಲಿ 06ಎಕರೆ 25ಗುಂಟೆ (0-21 ಗುಂಟೆ ಎ ಖರಾಬು ಸೇರಿ) ಸ.ನಂ.69/2 ರಲ್ಲಿ 04 ಎಕರೆ, ಸ.ನಂ.69/3 ರಲ್ಲಿ 02ಎಕರೆ ಮತ್ತು ಮಹದೇವಪುರ ಗ್ರಾಮದ ಸರ್ವೆ ನಂ.92/1 ರಲ್ಲಿ 02ಎಕರೆ 37 ಗುಂಟೆ(0-01ಗುಂಟೆ ಖರಾಬು ಸೇರಿ), ಸ.ನಂ.92/2 ರಲ್ಲಿ 02ಎಕರೆ 16ಗುಂಟೆ(0-02ಗುಂಟೆ ಎ ಖರಾಬು ಸೇರಿ), ಸ.ನಂ.93/1 ರಲ್ಲಿ 0-20ಗುಂಟೆ, ಸ.ನಂ.93/2 ರಲ್ಲಿ 05ಎಕರೆ 27ಗುಂಟೆ, ಸ.ನಂ.93/3 ರಲ್ಲಿ 0-38ಗುಂಟೆ, ಸ.ನಂ.94/1 ರಲ್ಲಿ 3ಎಕರೆ 28ಗುಂಟೆ, ಸ.ನಂ.94/2ರಲ್ಲಿ 02ಎಕರೆ 12ಗುಂಟೆ, ಸ.ನಂ.95 ರಲ್ಲಿ 3 ಎಕರೆ 30 ಗುಂಟೆ ಒಟ್ಟು 50ಎಕರೆ 03ಗುಂಟೆ ಅಥವಾ 202647.01 ಚ.ಮೀ ಪ್ರದೇಶದಲ್ಲಿ ವಸತಿಯೇತರ (IT) ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದಿಸುವಂತೆ ಜಮೀನಿನ ಮಾಲೀಕರು ಮತ್ತು ಜಿ.ಪಿ.ದಾರರಾದ ಮೆ: ಬಾಗಮನೆ ಡೆವಲಪರ್ಸ್ ಪ್ರೈ.ಲಿ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿಯೇತರ (IT) ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ (IT) ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.



ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು.

ಬೆಂ ಅ ಸ್ವಾ, ಬೆಂಗಳೂರು


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸಲು ಬದ್ಧರಾಗಿರತಕ್ಕದ್ದು.
2	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
3	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಸಲ್ಲಿಸುವುದು.
4	ಪ್ರಾಧಿಕಾರವು ಅನುಮೋದಿಸಿರುವ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
5	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
6	ಸದರಿ ಅಭಿವೃದ್ಧಿ ಯೋಜನೆಯಲ್ಲಿ ಅರ್ಜಿದಾರರೇ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
7	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೇ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿಪಡಿಸುವುದು.
8	ಉದ್ಯಾನವನ ಮತ್ತು ಬಯಲುಜಾಗಗಳಿಗಾಗಿ ಕಾಯ್ದಿರಿಸಿರುವ ಪ್ರದೇಶಗಳನ್ನು ಅನುಮೋದಿತ ನಕ್ಷೆ ಪ್ರಕಾರ ಅಳವಡಿಸುವುದು.
9	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
10	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
11	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳತಕ್ಕದ್ದು. ಕಟ್ಟಡ ಕಾಮಗಾರಿಗೆ ಸಂಸ್ಕರಿಸಿದ ತ್ಯಾಜ್ಯ ನೀರನ್ನು BWSSB ಯವರಿಂದ ಪಡೆದು ಉಪಯೋಗಿಸುವುದು.

Thrippesha
ನಗರ ಯೋಜಕ ಸದಸ್ಯರು


Commissioner
Commissioner

ಶ. ವ್ಯಾಜ್
ಅಧ್ಯಕ್ಷರು,
ಬೆಂ ಅ ಪ್ರಾ. ಬೆಂಗಳೂರು

12	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
13	ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ : ದಾಖಲಾತಿ ನೀಡಿದ್ದು ತಿಳಿದುಬಂದಲ್ಲಿ ಈಗ ನೀಡಿರುವ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
14	ದಿನಾಂಕ 16.06.2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ 07.01.2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ 09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು, ಅನ್ವಯಿಸುವ ವಿವಿಧ ಇಲಾಖೆಗಳ NOC ಮತ್ತು ಇನ್ನಿತರೆ ವಿವರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
15	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
16	ಅರ್ಜಿದಾರರ ಸ್ವತ್ತಿಗೆ ಹೊಂದಿಕೊಂಡಿರುವ ರಸ್ತೆಯಲ್ಲಿ ಸ್ವಲ್ಪಭಾಗ ಕಚ್ಚಾ ರಸ್ತೆಯಿದ್ದು ಸದರಿ ಭಾಗವನ್ನು ಪೂರ್ಣ ಪ್ರಮಾಣದಲ್ಲಿ ಡಾಂಬರೀಕರಣ ಮಾಡುವುದು.
17	ದಿನಾಂಕ 21/12/2010 ರ Joint Technical Committee ಹಾಗೂ ದಿನಾಂಕ 07/01/2011 ರ ಸಮಿತಿ ಸಭೆಯ ತೀರ್ಮಾನದಂತೆ, ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ವಿವಿಧ ಇಲಾಖೆಗಳಿಂದ ಪಡೆದ NOC ಗಳನ್ನು ಸಲ್ಲಿಸತಕ್ಕದ್ದು.
18	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್ ಕರ, ಮೆಟ್ರೋಸೆಸ್, ವಿವಿಧ ಇತರೆ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರುವುದಾಗಿ ಪ್ರಮಾಣ ಪತ್ರ ಸಲ್ಲಿಸುವುದು.
19	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ನಗರ ಯೋಜಕ ಸದಸ್ಯರು


Commissioner



ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು

ರರಾವು ಸಂಖ್ಯೆ: 35 / 2018, ದಿನಾಂಕ 05.03.2018


ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ತೂಬರಹಳ್ಳಿ ಗ್ರಾಮದ ಸರ್ವೆ ನಂ.36 ಮತ್ತು 72/2 ರಲ್ಲಿನ ಒಟ್ಟು 04ಎಕರೆ 28.50ಗುಂಟೆ ಅಥವಾ 19070.65 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಖಾಸಗಿ ವಸತಿ ಬಡಾವಣೆ ನಕ್ಷೆ ಅನುಮೋದಿಸುವಂತೆ ಅರ್ಜಿದಾರರಾದ M/s Shriprop Builders Pvt.Ltd ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಹಾಗೂ RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 63 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
3	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬಡಾವಣೆಗಳನ್ನು ಮಾಡುವಂತಿಲ್ಲ.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವೃಥಾವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು,
ಜಿಂ ಆ ಸ್ಟಾ ಬೆಂಗಳೂರು

6	ಉದ್ಯಾನವನ/ಬಯಲು ಜಾಗಗಳಿಗೆ Chain Link Fencing ಅಳವಡಿಸಿ ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು ನೋದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
7	ಕಟ್ಟಡ ನಕ್ಷೆ ಅನುಮೋದನೆಯಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
8	ಅರ್ಜಿದಾರರು ಉದ್ದೇಶಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
9	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಚರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
10	O.S. 6039/2014 ಮೊಕ್ಕದ್ದಮೆಯ Dispose ಆಗಿರುವ ಆದೇಶದ ಪ್ರತಿಯನ್ನು ಕಾರ್ಯಾದೇಶ ನೀಡುವ ಮುನ್ನ ಸಲ್ಲಿಸುವುದು.
11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಆದೇ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.

Thippeswamy
ನಗರ ಯೋಜನೆ ಸವಸ್ಥಾಪಕ

Commissioner

ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು

17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
19	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.
20	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
21	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
22	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು, (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
23	BWSSB, BESCOM ಇಲಾಖೆಗಳಿಂದ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
24	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
25	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲು ಕರ, MRTS ಕರ, ಮೆಟ್ರೋ ಸೆಸ್, ಶುಲ್ಕಗಳ, ಪರಿಷ್ಕರಣೆ ದರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು. ಹಾಗೂ ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
26	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

Thippeswamy

ನಗರ ಯೋಜಕ ಸವಸ್ಥರು

[Signature]
Commissioner


[Signature]
ಅಧ್ಯಕ್ಷರು,
ಜಿಂ ಆ ಸ್ಟಾ, ಬೆಂಗಳೂರು

ಠರಾವು ಸಂಖ್ಯೆ: 36 / 2018, ದಿನಾಂಕ 05.03.2018

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಕಸಬಾ ಹೋಬಳಿ, ಹೆಣ್ಣೂರು ಗ್ರಾಮದ ಸ.ನಂ.20 (ಭಾಗ), 21 (ಭಾಗ), 22 (ಭಾಗ), 23, 24 (ಭಾಗ) ಮತ್ತು 28/1 (ಭಾಗ) ರಲ್ಲಿನ 13 ಎಕರೆ 17.5 ಗುಂಟೆ (54379.18 ಚಮೀ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ನೀಡುವಂತೆ ಸದುಪದೇಶ ವಿದ್ಯಾಲಯ ಸಂಸ್ಥೆ ರವರ ಜಿ.ಪಿ.ಎ ದಾರರಾದ ಮೆ: ದಿವ್ಯಶ್ರೀ. ರಿಯಲ್ ಎಸ್ಟೇಟ್ ಪ್ರೈ. ಲಿ., ರವರು ಕೋರಿರುವ ಬಗ್ಗೆ.


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಾಧಿಕಾರದ ಸಭೆಯ ವಿಷಯ ಸಂಖ್ಯೆ 43/2017, ದಿನಾಂಕ 18.04.2017 ರಂತೆ ಪ್ರತಿ ಗುಂಟೆಗೆ ₹. 3,65,536/- ಗಳನ್ನು ಪುರೋಭಿವೃದ್ಧಿ ಶುಲ್ಕ ಪಾವತಿಸಲು ಸರ್ಕಾರದ ಆದೇಶಕ್ಕೆ ಬದ್ಧರಾಗಿರುವುದಾಗಿ ಅರ್ಜಿದಾರರಿಂದ ನೋಟರೈಸ್ ಪ್ರಮಾಣ ಪತ್ರ ಪಡೆಯಲು, RMP-2015 ರಂತೆ ವಸತಿ [ಸೆನ್ಸಿಟೀವ್] ಎಂದು ವರ್ಗೀಕರಿಸಿರುವ ಪ್ರದೇಶವನ್ನು ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಉದ್ಯಾನವನ / ಬಯಲು ಜಾಗಕ್ಕಾಗಿ ಕಾಯ್ದಿರಿಸಿರುವುದರಿಂದ ಪ್ರತ್ಯೇಕವಾಗಿ ಸೆನ್ಸಿಟೀವ್ ಉಪಸಮಿತಿಯ ಅನುಮೋದನೆ ಪಡೆಯುವ ಅವಶ್ಯಕತೆ ಇಲ್ಲವೆಂದು, ಪ್ರಶ್ನಿತ ಪ್ರದೇಶಕ್ಕೆ ವಸತಿಗಾಗಿ ಭೂ ಪರಿವರ್ತನೆ ಆಗಿದ್ದರೂ, ಸರ್ಕಾರದ ಅಧಿಸೂಚನೆ ದಿನಾಂಕ 20.03.2015 ರಂತೆ ವಾಣಿಜ್ಯ ಉದ್ದೇಶಕ್ಕೆ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದಿಸಬಹುದೆಂದು ತೀರ್ಮಾನಿಸಿ, ಅರ್ಜಿದಾರರು ಸಲ್ಲಿಸಿರುವ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
3	ಪ್ರಾಧಿಕಾರದ ವಿಷಯ ಸಂಖ್ಯೆ: 43/2017 ದಿನಾಂಕ: 18/04/2017 ರ ನಿರ್ಣಯದಂತೆ ಪ್ರತಿ ಗುಂಟೆಗೆ ₹. 3,65,536/- ಗಳನ್ನು ಪುರೋಭಿವೃದ್ಧಿ ಶುಲ್ಕ ಪಾವತಿಸಲು ಸರ್ಕಾರದ ಆದೇಶಕ್ಕೆ ಬದ್ಧರಾಗಿರುವುದಾಗಿ ನೋಟರೈಸ್ ಪ್ರಮಾಣ ಪತ್ರವನ್ನು ಸಲ್ಲಿಸುವುದು.



ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು.


ಬೆಂ ಅ ಪ್ರಾ. ಬೆಂಗಳೂರು

4	ಪ್ರಾಧಿಕಾರವು ಅನುಮೋದಿಸಿರುವ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ. ಸಿವಿಲ್ ಕಾಮಗಾರಿ ಮತ್ತು ಕಟ್ಟಡ ಕಾಮಗಾರಿಗಳಿಗಾಗಿ BWSSB ಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಪಡೆದು ಉಪಯೋಗಿಸತಕ್ಕದ್ದು.
5	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
6	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
7	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
8	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಮತ್ತು ತಳಪಾಯಕ್ಕಾಗಿ ಮಣ್ಣನ್ನು ತೆಗೆದಾಗ ಪಕ್ಕದಲ್ಲಿನ ಕಟ್ಟಡಗಳ ಸುರಕ್ಷತೆಯ ಕುರಿತು ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
11	ಅಭಿವೃದ್ಧಿ ಯೋಜನೆಯಲ್ಲಿನ ವಸತಿಯೇತರ ಘಟಕಗಳಿಂದ ಉತ್ಪತ್ತಿಯಾಗುವ ಘನತ್ಯಾಜ್ಯಗಳ ವಿಂಗಡನೆ ಮತ್ತು ಶೇಖರಣೆಗಾಗಿ ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.



ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು,

ಜಿ.ಆ.ಪ್ರಾ.ಬೆಂಗಳೂರು

12	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆ ನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ಕಟ್ಟಡ ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿನ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು.
13	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ BESCOM ನಿರ್ದೇಶನದಂತೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
14	ಸರ್ಕಾರಿ ಸಂಸ್ಥೆಗಳಿಗೆ ಮೂಲಭೂತಸೌಕರ್ಯಗಳ ಅಭಿವೃದ್ಧಿಗಾಗಿ ಅಗತ್ಯ ಜಾಗ ಬೇಕಾದ ಸಂದರ್ಭದಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಅಗತ್ಯವಿರುವ ಜಾಗ ಬಿಟ್ಟುಕೊಡಲು ಬದ್ಧರಾಗಿರತಕ್ಕದ್ದು.
15	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, MRTS ಕರ, ಮೆಟ್ರೋಕರ ಮತ್ತು ವಿವಿಧ ಶುಲ್ಕಗಳ ಪರಿಷ್ಕರಣೆಯ ದರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರುವುದಾಗಿ ನೋಟರೈಸ್ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.
16	ಯೋಜನೆಯಲ್ಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಬೇಕಾಗುವ ಕುಡಿಯುವ ನೀರಿಗಾಗಿ ಮತ್ತು ಇತರೆ ಉಪಯೋಗದ ನೀರಿಗಾಗಿ ಪ್ರತ್ಯೇಕವಾದ ಜೋಡಿ ಕೊಳಾಯಿ ವ್ಯವಸ್ಥೆಯನ್ನು ಮಾಡತಕ್ಕದ್ದು. ವಸತಿಯೇತರ ಅಭಿವೃದ್ಧಿಯಿಂದ ಬರುವ ಕೊಳಚೆ ನೀರನ್ನು ಸಂಸ್ಕರಣೆ ಮಾಡಲು ಯೋಜನೆಯಲ್ಲಿ ಸಂಸ್ಕರಣಾ ಘಟಕ ಸ್ಥಾಪಿಸಿ, ಸಂಸ್ಕರಿಸಿದ ನೀರನ್ನು ಇತರೆ ಉಪಯೋಗಗಳಿಗಾಗಿ ಉಪಯೋಗಿಸತಕ್ಕದ್ದು.
17	BWSSB, BESCOM, KSPCB, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆ ಗಳಿಂದ NOC ಪಡೆದು ಕಟ್ಟಡ ನಕ್ಷೆ ಅನುಮೋದನೆ ಮೊದಲು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಬೇಕಿರುತ್ತದೆ.
18	ಪ್ರಶ್ನಿತ ಪ್ರದೇಶದಲ್ಲಿನ ನಾಲಾಗಳನ್ನು ಇತರೇ ಖರಾಬು ಜಮೀನುಗಳನ್ನು ಒತ್ತುವರಿ ಮಾಡದೇ ಯಥಾವತ್ತಾಗಿ ಕಾಯ್ದಿರಿಸುವುದು. ನಾಲಾಗಳಲ್ಲಿನ ನೀರಿನ ಹರಿವಿಗೆ ಅಡಚಣೆಯಾಗದಂತೆ ನಿಗಾವಹಿಸುವುದು.
19	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

Thippesegalk

ನಗರ ಯೋಜಕ ಸದಸ್ಯರು

Commissioner

Commissioner

ಅಧ್ಯಕ್ಷರು

ಅಧ್ಯಕ್ಷರು,


ಬೆಂ ಆ ಪ್ರಾ ಬೆಂಗಳೂರು

ಠರಾವು ಸಂಖ್ಯೆ: 37 / 2018, ದಿನಾಂಕ 05.03.2018

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಕಸಬಾ ಹೋಬಳಿ, ಹೆಬ್ಬಾಳ ಗ್ರಾಮದ ಸ.ನಂ.57/1 ರಲ್ಲಿನ 18,614.39 ಚ.ಮೀ (04 ಎಕರೆ 24) ಗುಂಟೆ ವಿಸ್ತೀರ್ಣದ ಪ್ರದೇಶಕ್ಕೆ ಏಕ ನಿವೇಶನ ವಸತಿ ಬಡಾವಣೆ ನಕ್ಷೆ ಅನುಮೋದನೆಯನ್ನು ಮೆ|| ರಿಯಾಲಿಟಿ ಕನ್ಸ್ಟ್ರಕ್ಷನ್ (ಬೆಂಗಳೂರು) ಪ್ರೈ. ಲಿ., ರವರು ಕೋರಿರುವ ಬಗ್ಗೆ.


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ಏಕ ನಿವೇಶನ ವಸತಿ ಬಡಾವಣೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಏಕ ನಿವೇಶನ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ನಿಗದಿತ ಶುಲ್ಕಗಳನ್ನು ಪಾವತಿಸುವುದು.
2	ಸಲ್ಲಿಸಿರುವ ಏಕ ನಿವೇಶನ ವಸತಿ ಬಡಾವಣೆಯಲ್ಲಿನ ರಸ್ತೆ ವಿಸ್ತೀರ್ಣ ಪ್ರದೇಶವನ್ನು ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.
3	ಉದ್ದೇಶಿತ ಏಕ ನಿವೇಶನ ವಸತಿ ವಿನ್ಯಾಸದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ತಿದ್ದುಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
4	ಅರ್ಜಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೆ ಸಂಸ್ಕರಿಸುವುದು.
5	ಪ್ರಶ್ನಿತ ಪ್ರದೇಶದಲ್ಲಿ ಮುಂದೆ ವಸತಿ ನಿವೇಶನಗಳನ್ನು ವಿಂಗಡಿಸಲು ಇಚ್ಛಿಸಿದಲ್ಲಿ ಪೂರ್ವಭಾವಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ವಲಯ ನಿಯಮಾವಳಿಗನುಗುಣವಾಗಿ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸಿಕೊಳ್ಳತಕ್ಕದ್ದು.
6	ಬಡಾವಣೆ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ದಾಖಲಾತಿ ನೀಡಿದ್ದಲ್ಲಿ ಬಡಾವಣೆ ನಕ್ಷೆಯು ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
7	ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಆದೇಶದಂತೆ ಕೆರೆ/ನಾಲಾ/ಬಫರ್ ಅನ್ನು ಕಾಯ್ದಿರಿಸುವುದು.



ನಗರ ಯೋಜಕ ಸದಸ್ಯರು


Commissioner



ಅಧ್ಯಕ್ಷರು,
ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ

8	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, MRTS ಕರ, ಮೆಟ್ರೋ ಕರ ಹಾಗೂ ಇತರ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರತಕ್ಕದ್ದು. ಹಾಗೂ ಈ ಸಂಬಂಧ ನೋಟರೈಸ್ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.
9	ಕಟ್ಟಡ ನಕ್ಷೆಯನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯತಕ್ಕದ್ದು.
10	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 38 / 2018, ದಿನಾಂಕ 05.03.2018

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಪಟ್ಟಂದೂರು ಅಗ್ರಹಾರ ಗ್ರಾಮದ ಸರ್ವೆ ನಂ.20 ರಲ್ಲಿ 05ಎಕರೆ 14ಗುಂಟೆ (0-15ಗುಂಟೆ ಖರಾಬು ಹೊರತುಪಡಿಸಿ), 21ರಲ್ಲಿ 03ಎಕರೆ 32ಗುಂಟೆ (0-14ಗುಂಟೆ ಖರಾಬು ಸೇರಿ), 22 ರಲ್ಲಿ 06ಎಕರೆ 25ಗುಂಟೆ (0-05ಗುಂಟೆ ಖರಾಬು ಹೊರತುಪಡಿಸಿ), 23ರಲ್ಲಿ 06ಎಕರೆ 03ಗುಂಟೆ(0-12ಗುಂಟೆ ಖರಾಬು ಹೊರತುಪಡಿಸಿ), 24/1ರಲ್ಲಿ 02ಎಕರೆ 24ಗುಂಟೆ (0-05ಗುಂಟೆ ಖರಾಬು ಹೊರತುಪಡಿಸಿ), 24/2ರಲ್ಲಿ 01ಎಕರೆ 06ಗುಂಟೆ (0-04ಗುಂಟೆ ಖರಾಬು ಹೊರತುಪಡಿಸಿ), 24/3ರಲ್ಲಿ 01ಎಕರೆ 27ಗುಂಟೆ, 25/1 ರಲ್ಲಿ 01ಎಕರೆ 22ಗುಂಟೆ (0-04ಗುಂಟೆ ಖರಾಬು ಹೊರತುಪಡಿಸಿ), 25/2 ರಲ್ಲಿ 01ಎಕರೆ 26ಗುಂಟೆ, 25/3ರಲ್ಲಿ 03ಎಕರೆ 15ಗುಂಟೆ (0-04ಗುಂಟೆ ಖರಾಬು ಹೊರತುಪಡಿಸಿ), 26/1 ರಲ್ಲಿ 03ಎಕರೆ 25ಗುಂಟೆ (0-04ಗುಂಟೆ ಖರಾಬು ಹೊರತುಪಡಿಸಿ) ಒಟ್ಟು 37ಎಕರೆ 19ಗುಂಟೆ (01ಎಕರೆ 13ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ಮೆ: ಶ್ರೀನೋ ಲಿ ರವರು ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆಗೆ ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


ನಗರ ಯೋಜನೆ ಸವಸ್ಥಾಪಕರು


Commissioner


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಪ್ರಸ್ತಾವಿತ ಪ್ರದೇಶಕ್ಕೆ ಹಿಂದೆ ಕೈಗಾರಿಕಾ ಉದ್ದೇಶಕ್ಕೆ ಭೂ ಪರಿವರ್ತನೆ ಪಡೆದಿದ್ದು ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯುವ ಮುನ್ನ ವಾಸದ ಉದ್ದೇಶಕ್ಕೆ ಭೂ ಪರಿವರ್ತನೆ ಆದೇಶ ಪಡೆದು, ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿತ್ತಕ್ಕದ್ದು.
3	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಉದ್ಯಾನವನ ಮತ್ತು ಬಯಲು ಜಾಗಗಳ ಪ್ರದೇಶವನ್ನು ಮತ್ತು ರಸ್ತೆ ಅಗಲೀಕರಣ ಪ್ರದೇಶಗಳನ್ನು ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು. ಹಾಗೂ ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸಿತ್ತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
4	ಕಟ್ಟಡ ಕಾಮಗಾರಿ ಕೆಲಸಕ್ಕೆ BWSSB ರವರಿಂದ ಸಂಸ್ಕರಿಸಿದ ತಾಜ್ಯ ನೀರನ್ನು ಪಡೆದು ಬಳಸುವುದು.
5	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
6	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
7	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
8	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳುತ್ತಕ್ಕದ್ದು.
10	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುತ್ತಕ್ಕದ್ದು.
11	ಅರ್ಜಿದಾರರು ಉದ್ದೇಶಿಸಿರುವ ಜಾಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.

Thappaegalk

ನಗರ ಯೋಜಕ ಸವಸ್ಯರು

Commissioner

ಅಧ್ಯಕ್ಷರು
ಜಿ.ಆ.ಪ್ರಾ.ಬೆಂಗಳೂರು

12	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಮಾಹಿತಿಯನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
13	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
14	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಮೆಟ್ರೋ ಸೆಸ್ ಮತ್ತು ಪರಿಷ್ಕೃತ ಧರಗಳ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ತಿಳಿಸಿದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
15	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು, ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
16	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವೃಥಾವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
17	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
18	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು ಹಾಗೂ ಈ ಸಂಬಂಧ Notarised ಪ್ರಮಾಣ ಪತ್ರ ಸಲ್ಲಿಸುವುದು.
19	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿ Dual Piping System ಅನ್ನು ಸಹಾ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.

Thippeswara
ನಗರ ಯೋಜಕ ಸದಸ್ಯರು

Commissioner


ಅಧ್ಯಕ್ಷರು.
ಚಿಂ ಅ ಪ್ರಾ, ಬೆಂಗಳೂರು

20	ಮೇಲ್ಕಂಡ ಪ್ರದೇಶದಲ್ಲಿ ಕಟ್ಟಡ ನಕ್ಷೆ ಅನುಮೋದನೆ ಪಡೆಯುವ ಮೊದಲು BWSSB, BESCOM, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆಗಳಿಂದ ಮತ್ತು ಅಗತ್ಯಕ್ಕೆ ಅನುಗುಣವಾಗಿ KSPCB ರವರಿಂದ ಸಹ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
21	ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದಿಂದ ದಿನಾಂಕ.08/11/2010 ರಂದು ಹೊರಡಿಸುವ ಸುತ್ತೋಲೆಯಂತೆ ಒಟ್ಟು ಘಟಕಗಳ ಶೇ.10 ರಷ್ಟು ಘಟಕಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು ಮತ್ತು ಅಂಥವರಿಗೆ ಹಂಚಿಕೆ ಮಾಡುವುದು.
22	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
23	ತಾಲ್ಲೂಕು ತಹಶೀಲ್ದಾರ್/ ಭೂ ಮಾಪಕರು ಹಾಗೂ ಪ್ರಾಧಿಕಾರದ ಭೂ ಸ್ವಾಧೀನ ವಿಭಾಗದವರು ದೃಢೀಕರಿಸಿರುವ ಸರ್ವೆ ನಕ್ಷೆಯಲ್ಲಿನ ಖರಾಬು ವಿಸ್ತೀರ್ಣ, ಪರಿಚಲನೆಗಳನ್ನು ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಿರುವಂತೆ ಸ್ಥಳದಲ್ಲಿ ಕಾಯ್ದಿರಿಸಲು ಬದ್ಧರಿರತಕ್ಕದ್ದು.
24	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 39 / 2018, ದಿನಾಂಕ 05.03.2018

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಪಟ್ಟಂದೂರು ಅಗ್ರಹಾರ ಗ್ರಾಮದ ಸರ್ವೆ ನಂ.120 ರಲ್ಲಿ 03 ಎಕರೆ 09ಗುಂಟೆ, ಸ.ನಂ.133 ರಲ್ಲಿ 03ಎಕರೆ 14ಗುಂಟೆ ಒಟ್ಟು 06ಎಕರೆ 23ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ M/s Kalyani Techpark Pvt.Ltd ರವರು ವಸತಿಯೇತರ ವಾಣಿಜ್ಯ (Office Space) (IT/BT) ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆಗೆ ಕೋರಿರುವ ಬಗ್ಗೆ.


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿಯೇತರ ವಾಣಿಜ್ಯ (Office Space) (IT/BT) ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ ವಾಣಿಜ್ಯ (Office Space) (IT/BT) ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಪ್ರಾ. ಬೆಂಗಳೂರು

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಉದ್ಯಾನವನ ಮತ್ತು ಬಯಲು ಜಾಗಗಳ ಪ್ರದೇಶವನ್ನು ಮತ್ತು ರಸ್ತೆ ಅಗೀಕರಣ ಪ್ರದೇಶಗಳನ್ನು ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು. ಹಾಗೂ ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
3	ಕಟ್ಟಡ ಕಾಮಗಾರಿ ಕೆಲಸಕ್ಕೆ BWSSB ರವರಿಂದ ಸಂಸ್ಕರಿಸಿದ ತಾಜ್ಯ ನೀರನ್ನು ಪಡೆದು ಬಳಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಜಾಗದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
9	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
10	ಅರ್ಜಿದಾರರು ಉದ್ದೇಶಿಸಿರುವ ಜಾಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು
ಬೆಂ ಅ ಪ್ರಾ ಬೆಂಗಳೂರು

11	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಮಾಹಿತಿಯನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
12	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ.
13	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಮೆಟ್ರೋ ಸೆಸ್ ಮತ್ತು ಪರಿಷ್ಕೃತ ಧರಗಳ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ತಿಳಿಸಿದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
14	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು, ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
15	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
16	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
17	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿ Dual Piping System ಅನ್ನು ಸಹಾ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
18	ಅನುಮೋದಿತ ವಸತಿಯೇತರ ಅಭಿವೃದ್ಧಿ ನಕ್ಷೆಯಲ್ಲಿನ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯುವ ಮೊದಲು BWSSB, BESCOM, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆಗಳಿಂದ ಮತ್ತು ಅಗತ್ಯಕ್ಕೆ ಅನುಗುಣವಾಗಿ KSPCB ರವರಿಂದ ಸಹ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.

Thrippesagals
ನಗರಾಭಿವೃದ್ಧಿ ಇಲಾಖೆ

[Signature]
Commissioner

[Signature]
ಅಧ್ಯಕ್ಷರು,
ಬೆಂಗಳೂರು

19	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
20	ತಾಲ್ಲೂಕು ತಹಶೀಲ್ದಾರ್/ ಭೂ ಮಾಪಕರು ಹಾಗೂ ಪ್ರಾಧಿಕಾರದ ಭೂ ಸ್ವಾಧೀನ ವಿಭಾಗದವರು ದೃಢೀಕರಿಸಿರುವ ಸರ್ವೆ ನಕ್ಷೆಯಲ್ಲಿನ ಖರಾಬು ವಿಸ್ತೀರ್ಣ, ಪರಿಚಲನೆಗಳನ್ನು ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಿರುವಂತೆ ಸ್ಥಳದಲ್ಲಿ ಕಾಯ್ದಿರಿಸಲು ಬದ್ಧರಿರತಕ್ಕದ್ದು.
21	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 40 / 2018, ದಿನಾಂಕ 05.03.2018

ವಿಷಯ ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಬ್ಯಾಟರಾಯನಪುರ ಗ್ರಾಮದ ಸರ್ವೆ ನಂ.88/1(ಪಿ), 89/1, 89/2, 90, 91, 92/1, 93/1, 93/2ಎ, 93/2ಬಿ, 93/3, 93/4, 93/5, 94/1, 94/2, 94/3, 94/4, 95/1, 95/2, 96/1, 96/2, 97/1, 97/2, 97/3, 98/1(ಪಿ), 98/2, 98/3, 98/4, 99, 100/1(ಪಿ), 101/1ಎ(ಪಿ), 101/1ಬಿ1, 101/2(ಪಿ), 101/3(ಪಿ), 102/1(ಪಿ), 102/2(ಪಿ), 102/3(ಪಿ), 103, 104/1(ಪಿ), 104/2, 104/3 ಮತ್ತು 104/4 ರಲ್ಲಿನ ಒಟ್ಟು 66 ಎಕರೆ 06.50 ಗುಂಟೆ ಪೈಕಿ 26 ಗುಂಟೆ ಖರಾಬು ಪ್ರದೇಶವನ್ನು ಹೊರತುಪಡಿಸಿ, ಉಳಿಕೆ 65 ಎಕರೆ 20.50 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಮರು ಮಾರ್ಪಡಿತ ವಸತಿ ಹಾಗೂ ವಸತಿಯೇತರ ವಾಣಿಜ್ಯ ಅಭಿವೃದ್ಧಿ ಯೋಜನಾ ನಕ್ಷೆಯನ್ನು ಅನುಮೋದಿಸುವಂತೆ ಅರ್ಜಿದಾರರಾದ M/s. L & T Construction Equipment Limited ರವರು ಕೋರಿರುವ ಕುರಿತು.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಈಗಾಗಲೇ ದಿನಾಂಕ 26.12.2017 ರಂದು ನೀಡಿರುವ ಅನುಮೋದಿತ ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆ ಮತ್ತು ಮಾರ್ಪಡಿತ ಕಾರ್ಯಾದೇಶವನ್ನು ಸ್ಥಿರೀಕರಿಸಲು ತೀರ್ಮಾನಿಸಲಾಯಿತು. ಹಾಗೂ ಬ್ಲಾಕ್ - 08, 09, 10 ಮತ್ತು 11 ಅನ್ನು ಒಂದುಗೂಡಿಸಿ ಕಛೇರಿ, ರೀಟೇಲ್, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಮಲ್ಟಿಪ್ಲೆಕ್ಸ್ ಒಳಗೊಂಡಂತೆ ಬ್ಲಾಕ್ 08 ಎಂದು ಸೂಚಿಸಿರುವುದನ್ನು ಪರಿಗಣಿಸಲು ತೀರ್ಮಾನಿಸಲಾಯಿತು. ಈಗಾಗಲೇ ಎರಡು ಬಾರಿ ಅಭಿವೃದ್ಧಿ ನಕ್ಷೆಯಂತೆ ಉದ್ಯಾನವನ / ಬಯಲು ಜಾಗ ಮತ್ತು ರಸ್ತೆ ಪ್ರದೇಶಗಳನ್ನು ನೋಂದಾಯಿಸಿ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರಿಸಿಕೊಂಡಿದ್ದು, ಪ್ರಸ್ತುತ ಮರು ಮಾರ್ಪಡಿತ ಅಭಿವೃದ್ಧಿ ನಕ್ಷೆಯನ್ನು ಅನುಮೋದಿಸಬೇಕಾದಲ್ಲಿ ದಿನಾಂಕ 31.01.2017 ರಂದು ನೋಂದಾಯಿಸಿರುವ ಪರಿತ್ಯಜನಾ ಪತ್ರವನ್ನು ರದ್ದುಗೊಳಿಸಬೇಕಾಗಿರುವುದನ್ನು ಸಮಿತಿ ಸಭೆಯು ಗಮನಿಸಿ, ಮುಂದೆ ಪುನಃ ಮಾರ್ಪಡಿತ

Thipperegowda
ನಗರ ಯೋಜಕ ಸವಸ್ತು

Commissioner

ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು


ಅಭಿವೃದ್ಧಿ ನಕ್ಷೆ ಅನುಮೋದನೆ ಕೋರಿದಲ್ಲಿ, ಪ್ರಸ್ತುತ ಮರು ಮಾರ್ಪಡಿತ ಅಭಿವೃದ್ಧಿ ನಕ್ಷೆಯಲ್ಲಿ ಉದ್ಯಾನವನ / ಬಯಲು ಜಾಗ ಮತ್ತು ಸಿ.ಎ. ಪ್ರದೇಶಗಳನ್ನು ಕಾಯ್ದಿರಿಸಿರುವ ಸ್ಥಳವನ್ನು ಬದಲಾಯಿಸಬಾರದೆಂಬ ಷರತ್ತು ವಿಧಿಸಿ, ದಿನಾಂಕ 31.10.2017 ರಂದು ನೋಂದಾಯಿಸಿರುವ ಪರಿತ್ಯಜನಾ ಪತ್ರವನ್ನು ರದ್ದುಗೊಳಿಸಿ, ಮರು ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಯಂತೆ ಉದ್ಯಾನವನ / ಬಯಲು ಜಾಗ ಮತ್ತು RMP-2015 ರಂತೆ ಪ್ರಸ್ತಾಪಿಸಿರುವ ರಸ್ತೆ ಪ್ರದೇಶವನ್ನು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರಿಸಿಕೊಳ್ಳಬೇಕೆಂದು ತೀರ್ಮಾನಿಸಿ ಅರ್ಜಿದಾರರು ಮರು ಮಾರ್ಪಡಿತ ವಸತಿ ಹಾಗೂ ವಸತಿಯೇತರ ವಾಣಿಜ್ಯ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಮರು ಮಾರ್ಪಡಿತ ವಸತಿ ಹಾಗೂ ವಸತಿಯೇತರ ವಾಣಿಜ್ಯ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ದಿನಾಂಕ:26/12/2017 ರಂದು ಪ್ರಾಧಿಕಾರದಿಂದ ನೀಡಿರುವ ಮಾರ್ಪಡಿತ ಕಾರ್ಯಾದೇಶ ಮತ್ತು ಮಾರ್ಪಡಿತ ಅನುಮೋದಿತ ಅಭಿವೃದ್ಧಿ ಯೋಜನಾ ನಕ್ಷೆಯನ್ನು ರದ್ದುಪಡಿಸುವುದು.
2	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು
3	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಸಲ್ಲಿಸುವುದು.
4	ಉದ್ಯಾನವನ /ಬಯಲುಜಾಗಗಳ ವಿಸ್ತೀರ್ಣ ಪ್ರದೇಶವನ್ನು ಮತ್ತು RMP-2015 ರ ಯೋಜಿತ 18.00ಮೀ ರಸ್ತೆ ಪ್ರದೇಶವನ್ನು ಪ್ರಾಧಿಕಾರಕ್ಕೆ ಉಚಿತವಾಗಿ ಪರಿಷ್ಕೃತ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
5	ಪ್ರಾಧಿಕಾರವು ಅನುಮೋದಿಸಿರುವ ಮರು ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ. ಕಟ್ಟಡ ಕಾಮಗಾರಿ BWSSB ಯವರಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಪಡೆದು ಉಪಯೋಗಿಸತಕ್ಕದ್ದು.
6	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ಥಳೀಯ ಒಳಭಾಗದಲ್ಲಿ ನಿರ್ವಹಿಸುವುದು.




ನಗರ ಯೋಜಕ ಸವಸ್ಯರು



Commissioner


ಅಧ್ಯಕ್ಷರು
ಜಿಂ ಅ ಪ್ರಾ ಬೆಂಗಳೂರು

7	ಸದರಿ ಅಭಿವೃದ್ಧಿ ಯೋಜನೆಯಲ್ಲಿ ಅರ್ಜಿದಾರರೇ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಕಟ್ಟಡ ನಕ್ಷೆ ಅನುಮೋದನೆ ನೀಡುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
8	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೇ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿಪಡಿಸುವುದು.
9	ಉದ್ಯಾನವನ ಮತ್ತು ಬಯಲುಜಾಗ, Surface Parking ಮತ್ತು ಸಿ.ಎ ಗಳಿಗಾಗಿ ಕಾಯ್ದಿರಿಸಿರುವ ಪ್ರದೇಶಗಳನ್ನು ಅನುಮೋದಿತ ನಕ್ಷೆ ಪ್ರಕಾರ ಅಳವಡಿಸುವುದು.
10	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು.
11	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
12	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
13	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳತಕ್ಕದ್ದು
14	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
15	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ : ದಾಖಲಾತಿ ನೀಡಿದ್ದು ತಿಳಿದುಬಂದಲ್ಲಿ ಈಗ ನೀಡಿರುವ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ.
16	ದಿನಾಂಕ 16.06.2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ 07.01.2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ 09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು, ಅನ್ವಯಿಸುವ ವಿವಿಧ ಇಲಾಖೆಗಳ NOC ಮತ್ತು ಇನ್ನಿತರೆ ವಿವರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.


ನಗರ ಮೋಜಕ ಸದಸ್ಯರು


Commissioner



ಅಧ್ಯಕ್ಷರು
ಬಿಂ ಅ ಪ್ರಾ. ಬೆಂಗಳೂರು

17	ಅಭಿವೃದ್ಧಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
18	ದಿನಾಂಕ 21/12/2010 ರ Joint Technical Committee ಹಾಗೂ ದಿನಾಂಕ 07/01/2011 ರ ಸಮಿತಿ ಸಭೆಯ ತೀರ್ಮಾನದಂತೆ, ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ವಿವಿಧ ಇಲಾಖೆಗಳಿಂದ ಪಡೆದ NOC ಗಳನ್ನು ಸಲ್ಲಿಸತಕ್ಕದ್ದು.
19	ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಪ್ರಸ್ತಾಪಿಸಿರುವಂತೆ ಶೇ.10 ರಷ್ಟು ವಸತಿ ಘಟಕಗಳನ್ನು EWS ಗಾಗಿ ಕಾಯ್ದಿರಿಸುವ ಷರತ್ತುಗಳಿಗೆ ಬದ್ಧರಾಗಿರುವುದು.
20	ಕಾವೇರಿ ನೀರಿನ ಕರ, ವರ್ತುಲ ರಸ್ತೆ, ಮೇಲುಕರ, ಎಂ.ಆರ್.ಟಿ.ಎಸ್ ಕರ, ಮೆಟ್ರೋಸೆಸ್, ವಿವಿಧ ಶುಲ್ಕಗಳ ಪರಿಷ್ಕರಣಾ ದರವನ್ನು ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿ ಪಾವತಿಸುವ ಷರತ್ತಿಗೆ ಒಳಪಟ್ಟು ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
21	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 41 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಕೋಡಿಹಳ್ಳಿ ಗ್ರಾಮದ ಸ.ನಂ 143/2, 143/3, 146/1, 146/2, 146/3A, 146/3B, 147/1, 147/2, 148, 149, 155/1A, 155/1B, 155/3E, 155/3F, 155/3G, 156/1, 156/2, 156/3, 156/4, 156/5, 156/6 ಒಟ್ಟಾರೆ 10ಎಕರೆ-35.60ಗುಂಟೆ [0-23ಗುಂಟೆ ಖರಾಬು ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಜಮೀನಿನ ಮಾಲೀಕರಾದ M/s Suruchi Properties Pvt.Ltd ರವರು ಕೋರಿರುವ ಬಗ್ಗೆ.


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯನ್ನು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ಕಾಲುದಾರಿ ಖರಾಬಿನ ಪಥ ಬದಲಾವಣೆ ಮತ್ತು ಕೋಡಿಹಳ್ಳಿ ಗ್ರಾಮದ ಸರ್ವೆ ನಂ. 145 ರ ಪ್ರದೇಶವು ಕೆರೆಯೇ / ಅಲ್ಲವೇ ಎಂಬ ಬಗ್ಗೆ ದೃಢೀಕೃತ ಮಾಹಿತಿಯನ್ನು ರೆವಿನ್ಯೂ ಇಲಾಖೆಯಿಂದ ಪಡೆದು ಸಲ್ಲಿಸಿದ ನಂತರ ಪರಿಶೀಲಿಸಿ, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲಿ ವ್ಯವಸ್ಥೆಯನ್ನು ಕಲ್ಪಿಸುವುದು.
3	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
4	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು.
5	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
6	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
7	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ಸ್ವಾಭಾವಿಕವಾಗಿ ಇಳಿಜಾರಿನ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
9	ಈಗಾಗಲೇ ನಿರ್ಮಿಸಿರುವ ಬೇಸ್ ಮೆಂಟ್ ನ R.C.C Slab ಅನ್ನು Drive Way ಆಗಿ ಬಳಸಲು ಉದ್ದೇಶಿಸಿರುವುದರಿಂದ ಕಡ್ಡಾಯವಾಗಿ ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
10	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
11	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
12	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು,
ಬೆಂ ಆ ಪ್ರಾ ಬೆಂಗಳೂರು

13	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ದಾಖಲೆಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
14	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
15	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specificationಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆ ಅನುವು ಮಾಡಿಕೊಡತಕ್ಕದ್ದು.
16	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping Systemಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
17	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
18	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು. ಹಾಗೂ ನಾಲಾ ಕ್ರಾಸ್ಸಿಂಗ್ Bridge ಅಳವಡಿಸುವ ಮುನ್ನ ಸಕ್ಷಮ ಪ್ರಾಧಿಕಾರ (BBMP, SWD) ರವರಿಂದ ಅನುಮೋದನೆ ಪಡೆಯುವುದು. ಈ ಸಂಬಂಧ ನಕ್ಷೆ ಅನುಮೋದನೆ ಪ್ರಾಧಿಕಾರ ಪರಿಶೀಲಿಸಿಕೊಳ್ಳತಕ್ಕದ್ದು.

Thippeswamy
ನಗರ ಅಭಿವೃದ್ಧಿ ಸಕ್ಷಮ

Commissioner


ಅಧ್ಯಕ್ಷರು,
ಬೆಂಗಳೂರು ನಗರ ಅಭಿವೃದ್ಧಿ ಸಕ್ಷಮ

19	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
20	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
21	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
22	(EWS) ಅರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಅರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
23	ಪ್ರಾಧಿಕಾರವು ವಿಧಿಸುವ ಇತರ ಷರತ್ತುಗಳಿಗೆ ಬದ್ಧರಾಗಿರುವುದು.
24	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.


ಠರಾವು ಸಂಖ್ಯೆ: 42 / 2018, ದಿನಾಂಕ 05.03.2018

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ದೊಡ್ಡಕನ್ನಲ್ಲಿ ಗ್ರಾಮದ ಸರ್ವೆ ನಂ. 104/1ಬಿ ರಲ್ಲಿ 02ಎ- 20ಗು, ಸರ್ವೆ ನಂ 104/4 ರಲ್ಲಿ 02ಎ-15 ಗು, ಸರ್ವೆ ನಂ 104/6 ರಲ್ಲಿ 0-20ಗು ಮತ್ತು ಸರ್ವೆ ನಂ 104/7 ರಲ್ಲಿ 0-20ಗು ಒಟ್ಟು 05ಎ-35ಗು ವಿಸ್ತೀರ್ಣದ ಪ್ರದೇಶದಲ್ಲಿ ಮಾರ್ಪಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡುವಂತೆ ಅರ್ಜಿದಾರರಾದ M/s Meda Constructions [Rep by its Managing Director M.Raghunadha Reddy] ಇವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ಮಾರ್ಪಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು,
ಬೆಂ. ಅ ಪ್ರಾ. ಬೆಂಗಳೂರು

ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಮಾರ್ಪಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಜಿಲ್ಲಾಧಿಕಾರಿಯವರಿಂದ ಕೈಗಾರಿಕೆ (ಹೈಟೆಕ್) ಉದ್ದೇಶದಿಂದ ವಾಸದ ಉದ್ದೇಶಕ್ಕಾಗಿ ಪರಿಷ್ಕೃತ ಭೂ ಪರಿವರ್ತನೆ ಆದೇಶ ಪಡೆದು ಸಲ್ಲಿಸಿದ ನಂತರ ಸಕ್ಷಮ ಪ್ರಾಧಿಕಾರವು ಕಟ್ಟಡ ನಕ್ಷೆ ಮಂಜೂರಾತಿ ಬಗ್ಗೆ ಕ್ರಮ ಜರುಗಿಸತಕ್ಕದ್ದು.
3	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ಮಾರ್ಪಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು.
6	ಮಾರ್ಪಡಿತ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಕಾಯ್ದಿರಿಸಿರುವ ರಸ್ತೆಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.
7	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
8	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
9	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
10	ಸ್ವಾಭಾವಿಕವಾಗಿ ಹಳ್ಳದ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.

Thappaengals
ನಗರ ಯೋಜಕ ಸದಸ್ಯರು

Commissioner

ಶ. ವ್ಯಕ್ತ
ಅಧ್ಯಕ್ಷರು
ಬಿ. ಅ. ಪ್ರಾ. ಬೆಂಗಳೂರು

11	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
12	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
13	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
14	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
15	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
16	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
17	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆ ಅನುವು ಮಾಡಿಕೊಡತಕ್ಕದ್ದು.

Thippeswamy
ನಗರ ಯೋಜಕ ಸವಸ್ಥರು

Commissioner

ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು

18	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping Systemಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
19	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವೃಥಾವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
20	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
21	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
22	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
23	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
24	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
25	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.

Thippeswamy
ನಗರ ಯೋಜಕ ಸದಸ್ಯರು

Commissioner

ಅಧ್ಯಕ್ಷರು
ಬೆಂಗಳೂರು


26	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
27	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 43 / 2018, ದಿನಾಂಕ 05.03.2018


ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಕನ್ನಮಂಗಲ ಗ್ರಾಮದ ಸರ್ವೆ ನಂ.1/1 ರಲ್ಲಿನ 05ಎ-17ಗುಂಟೆ (21991.3 ಚ.ಮೀ.) ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಬಡಾವಣೆ ನಕ್ಷೆ ಅನುಮೋದಿಸುವಂತೆ ಅರ್ಜಿದಾರರಾದ M/s Dwarakamai Builders and Developers Pvt.Ltd. ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 83 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
3	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಗಳನ್ನು ಮಾಡುವಂತಿಲ್ಲ.


ನಗರ ಯೋಜನೆ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಪ್ರಾ. ಬೆಂಗಳೂರು


4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿತೋರಿಸತಕ್ಕದ್ದು.
5	ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
6	ಉದ್ಯಾನವನ/ಬಯಲು ಜಾಗಗಳಿಗೆ Chain Link Fencing ಅಳವಡಿಸಿ ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು ನೋದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
7	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
8	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
9	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
10	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
11	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
12	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
13	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಆ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.


ನಗರ ಯೋಜನೆ ಸದಸ್ಯರು



Commissioner


ಅಧ್ಯಕ್ಷರು,
ಬಿ.ಆ.ಪ್ರಾ. ಬೆಂಗಳೂರು

14	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
15	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
16	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದು.
17	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.
18	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
19	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
20	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
21	BWSSB, BESCOM ಇಲಾಖೆಗಳಿಂದ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
22	ಬಡಾವಣೆ ನಕ್ಷೆಯಲ್ಲಿ Transformer Yard, RWH ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
23	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲು ಕರ, MRTS ಕರ, ಮೆಟ್ರೋ ಸೆಸ್, ಶುಲ್ಕಗಳ, ಪರಿಷ್ಕರಣೆ ದರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು. ಹಾಗೂ ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
24	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು

ಠರಾವು ಸಂಖ್ಯೆ: 44 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಭಿನ್ನಮಂಗಲ ಮನವರ್ತಕಾವಲ್ (ಬಿ.ಎಂ.ಕಾವಲ್) ಗ್ರಾಮದ ಸರ್ವೆ ನಂ.2/1ಎ ಪೈಕಿ 05 ಎಕರೆ 31ಗುಂಟೆ (ಖರಾಬು 18ಗುಂಟೆ ಸೇರಿ) ಮತ್ತು ಸರ್ವೆ ನಂ.3/1 ಪೈಕಿ 02 ಎಕರೆ 13 ಗುಂಟೆ ಒಟ್ಟು 08ಎಕರೆ 04ಗುಂಟೆ ಪೈಕಿ ಸ್ಥಳದಲ್ಲಿರುವಂತೆ 07ಎಕರೆ 35.18ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ ವಸತಿಯೇತರ(ವಾಣಿಜ್ಯ) ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಕೋರಿ Province of The Sisters of Good Shepherd (India & Nepal) ಮತ್ತು St. Michaels Home ರವರ ಪರವಾಗಿ Lease Holder ಆದ ಮೆ: ಕಾರ್ನರ್ ಸ್ಪೋನ್ ಹೋಲ್ಡಿಂಗ್ಸ್ ಪ್ರೈ ಲಿ. ರವರು ಅನುಮೋದನೆ ಕೋರಿರುವ ಕುರಿತು.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಸದರಿ ಪ್ರಸ್ತಾವನೆಯಲ್ಲಿ ಮೂರು ಬ್ಲಾಕ್ ಗಳ ನಿರ್ಮಾಣಕ್ಕೆ ಪ್ರಸ್ತಾಪಿಸಿದ್ದು, ಬ್ಲಾಕ್ - 2 ರಲ್ಲಿನ ಕುಂಟೆ ಜಾಗವನ್ನು [ಬಿ ಖರಾಬು] ಅರ್ಜಿದಾರರು ಮಂಜೂರು ಮಾಡಿಸಿಕೊಂಡು, ಆದೇಶವನ್ನು ಪ್ರಾಧಿಕಾರಕ್ಕೆ 60 ದಿನಗಳ ಒಳಗಾಗಿ ಸಲ್ಲಿಸಿದಲ್ಲಿ ಮಾತ್ರ ಸದರಿ ಬ್ಲಾಕ್ ಸೇರಿದಂತೆ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದಿಸಲು ಕ್ರಮ ವಹಿಸಬಹುದು. ತಪ್ಪಿದಲ್ಲಿ ಬ್ಲಾಕ್ - 1 ಮತ್ತು 3 ಅನ್ನು ಒಳಗೊಂಡಂತೆ ಮಾತ್ರ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದಿಸಲು ತೀರ್ಮಾನಿಸಿತು. ಉಳಿದಂತೆ ಅರ್ಜಿದಾರರು ಸಲ್ಲಿಸಿರುವ ವಸತಿಯೇತರ [ವಾಣಿಜ್ಯ] ಅಭಿವೃದ್ಧಿ ಯೋಜನಾ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ [ವಾಣಿಜ್ಯ] ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಉದ್ಯಾನವನ ಮತ್ತು ಬಯಲು ಜಾಗಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.


Thappeegalk

ನಗರ ಯೋಜನೆ ಸದಸ್ಯರು

Commissioner


ಅಧ್ಯಕ್ಷರು,
ಬಿ ಎ ಪ್ರಾ, ಬೆಂಗಳೂರು

3	ಕಟ್ಟಡ ಕಾಮಗಾರಿ ಕೆಲಸಕ್ಕೆ BWSSB ರವರಿಂದ ಸಂಸ್ಕರಿಸಿದ ತಾಜ್ಯ ನೀರನ್ನು ಪಡೆದು ಬಳಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಜಾಗದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
9	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
10	ಅರ್ಜಿದಾರರು ಉದ್ದೇಶಿಸಿರುವ ಜಾಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
11	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡ ನಕ್ಷೆಗೆ ಸಂಬಂಧಿಸಿದ ಇತರ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಮಾಹಿತಿಯನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
12	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.




ನಗರ ಯೋಜಕ ಸದಸ್ಯರು


Commissioner



ಅಧ್ಯಕ್ಷರು,
ಬೆಂ ಆ ಪ್ರಾ ಬೆಂಗಳೂರು

13	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಮೆಟ್ರೋ ಸೆಸ್ ಮತ್ತು ಪರಿಷ್ಕೃತ ಧರಗಳ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ತಿಳಿಸಿದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
14	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು, ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
15	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
16	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾವಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
17	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿ Dual Piping System ಅನ್ನು ಸಹಾ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
18	ಅನುಮೋದಿತ ವಸತಿ ಅಭಿವೃದ್ಧಿ ನಕ್ಷೆಯಲ್ಲಿನ ಕಟ್ಟಡ ನಕ್ಷೆ ಅನುಮೋದನೆ ಪಡೆಯುವ ಮೊದಲು BWSSB, BESCOM, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆಗಳಿಂದ ಮತ್ತು ಅಗತ್ಯಕ್ಕೆ ಅನುಗುಣವಾಗಿ KSPCB ರವರಿಂದ ಸಹ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
19	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
20	ತಾಲ್ಲೂಕು ತಹಶೀಲ್ದಾರ್/ ಭೂ ಮಾಪಕರು ಹಾಗೂ ಪ್ರಾಧಿಕಾರದ ಭೂ ಸ್ವಾಧೀನ ವಿಭಾಗದವರು ದೃಢೀಕರಿಸಿರುವ ಸರ್ವೆ ನಕ್ಷೆಯಲ್ಲಿನ ಖರಾಬು ವಿಸ್ತೀರ್ಣ, ಪರಿಚಲನೆಗಳನ್ನು ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಿರುವಂತೆ ಸ್ಥಳದಲ್ಲಿ ಕಾಯ್ದಿರಿಸಲು ಬದ್ಧರಿರತಕ್ಕದ್ದು.
21	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.



ನಗರ ಯೋಜಕ ಸದಸ್ಯರು


Commissioner



ಅಧ್ಯಕ್ಷರು,

ಬೆಂಗಳೂರು ಬೆಂಗಳೂರು


ರರಾವು ಸಂಖ್ಯೆ: 45 / 2018, ದಿನಾಂಕ 05.03.2018

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಕಸಬಾ ಹೋಬಳಿ, ನಾಗವಾರ ಗ್ರಾಮದ ಸರ್ವೆ ನಂ. 24/5, 24/6, 24/7A, 24/2B, 24/8, 25, 26/1, 26/2, 26/3B, 33/1, 34/1, 34/2, 35/1, 35/3 to 9, 37/2, 37/3, 37/6, 38/1, 48/1B, 49/3, 50/4, 51/2, 52/1, 76/3A, 76/3B, 77/3 to 7, 78/2, 78/6, 79, 81/1, 85/8, 86, 87/1, 87/2A, 87/2B, 87/2C, 87/2D, 87/3, 87/4 ಮತ್ತು 88/5 ರಲ್ಲಿನ 98 ಎಕರೆ 21 ಗುಂಟೆ (3987132.11 ಚ.ಮೀ) ವಿಸ್ತೀರ್ಣದ ಪ್ರದೇಶಕ್ಕೆ ದಿ ವೈಯಾಲಿಕಾವಲ್ ಗೃಹ ನಿರ್ಮಾಣ ಸಹಕಾರ ಸಂಘ (ನಿ) ರವರ ಪರವಾಗಿ ಅನುಮೋದಿಸಲಾಗಿದ್ದ ವಿನ್ಯಾಸವನ್ನು ರದ್ದುಗೊಳಿಸಿರುವುದನ್ನು ಹಿಂದಕ್ಕೆ ಪಡೆದು ವಸತಿ ಬಡಾವಣೆ ನಕ್ಷೆಯನ್ನು ಮರು ಸ್ಥಾಪಿಸುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ಸಮಯದಲ್ಲಿ ದಿನಾಂಕ 30.09.2003 ರಲ್ಲಿ ನೀಡಿದ್ದ ಅನುಮೋದಿತ ಬಡಾವಣೆ ನಕ್ಷೆ ಮತ್ತು ಕಾರ್ಯಾದೇಶವನ್ನು ರದ್ದುಗೊಳಿಸಿದ ಪ್ರಾಧಿಕಾರದ ಪತ್ರ ದಿನಾಂಕ 30.03.2005 ಕ್ಕೆ WP No. 12356 / 2005 ರಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ದಿನಾಂಕ 10.04.2005 ರಂದು ತಡೆಯಾಜ್ಞೆ ನೀಡಿರುವುದನ್ನು ಹಾಗೂ ಅನುಮೋದಿತ ಬಡಾವಣೆ ನಕ್ಷೆಯನ್ನು ಹಿಂದಕ್ಕೆ ಪಡೆಯಲು ತೀರ್ಮಾನಿಸಿದ್ದ ಪ್ರಾಧಿಕಾರದ ಸಭೆಯ ರರಾವು ಸಂಖ್ಯೆ 115/2012, ದಿನಾಂಕ 16.05.2012 ಅನ್ನು ಮತ್ತು ಅದರಂತೆ ನೀಡಲಾದ ಪತ್ರವನ್ನು WP No. 22219 - 230 / 2012, 20025/2013, 30725 - 732 / 2013, 23010 - 020 / 2013 ರಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ದಿನಾಂಕ 25.09.2014 ರಂದು ರದ್ದುಗೊಳಿಸಿರುವುದನ್ನು ಮತ್ತು ಸದರಿ ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಒಳಗೊಂಡಿರುವ ವಸತಿ ನಿವೇಶನ ಸಂಖ್ಯೆ 411 ಮತ್ತು 416 ಗಳಿಗೆ ಕಟ್ಟಡ ನಕ್ಷೆ ಅನುಮೋದಿಸುವಂತೆ W P No. 47111 - 47442 / 2016 ರ ಪ್ರಕರಣದಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ದಿನಾಂಕ 26.07.2017 ರಂದು ಆದೇಶಿಸಿರುವುದನ್ನು ಸಭೆಯ ಗಮನಕ್ಕೆ ತಯಲಾಯಿತು. ಮೇಲ್ಕಂಡ ನ್ಯಾಯಾಲಯದ ಆದೇಶಗಳ ಹಿನ್ನೆಲೆಯಲ್ಲಿ ಹಾಗೂ ಸರ್ವೆ ನಂ. 26/3ಎ, 26/3ಬಿ, 87/2ಎ, 87/2ಬಿ, 87/2ಸಿ, 87/2ಡಿ, 87/3, 87/4ಎ ಮತ್ತು 87/4ಬಿ ಜಮೀನುಗಳು 6 [1] ಅಧಿಸೂಚನೆಯಲ್ಲಿ ಒಳಗೊಂಡಿರುವುದನ್ನು ಪರಿಗಣಿಸಿ, ದಿನಾಂಕ 30.09.2003 ರಂದು ನೀಡಿದ್ದ ಅನುಮೋದಿತ ವಸತಿ ಬಡಾವಣೆ ನಕ್ಷೆ ಹಾಗೂ ಕಾರ್ಯಾದೇಶವನ್ನು ಮರು ಸ್ಥಾಪಿಸಲು ತೀರ್ಮಾನಿಸಿ ಆಯುಕ್ತರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಲಾಯಿತು. ಈ ಸಂಬಂಧ BBMP ಗೆ ಸೂಕ್ತ ಮಾಹಿತಿ ನೀಡಲು ತೀರ್ಮಾನಿಸಲಾಯಿತು.


ನಗರ ಯೋಜನೆ ಸದಸ್ಯರು


Commissioner



ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

ರರಾವು ಸಂಖ್ಯೆ: 46 / 2018, ದಿನಾಂಕ 05.03.2018


ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಉತ್ತರಹಳ್ಳಿ ಹೋಬಳಿ, ರಘುವನಹಳ್ಳಿ ಗ್ರಾಮದ ಸ.ನಂ.4/1 ರಲ್ಲಿ 03ಎಕರೆ 38ಗುಂಟೆ (0-03ಗುಂಟೆ ಖರಾಬು ಹೊರತುಪಡಿಸಿ) ಸ.ನಂ.6/7 ರಲ್ಲಿನ 03ಎಕರೆ 33ಗುಂಟೆ ಒಟ್ಟಾರೆ 07 ಎಕರೆ 31 ಗುಂಟೆ ಅಥವಾ 31464.05 ಚ.ಮೀ ಮತ್ತು ದೊಡ್ಡಕಲ್ಲಸಂದ್ರ ಗ್ರಾಮದ ಸರ್ವೆ ನಂ.70 ರಲ್ಲಿನ ನಿವೇಶನ ಸಂಖ್ಯೆ.7/7 ರಲ್ಲಿನ 83.61ಚ.ಮೀ ಪ್ರದೇಶವು ಸೇರಿ (BBMP ಖಾತಾ ನಂ.34/4/1/6/7 ರಘುವನಹಳ್ಳಿ) ಒಟ್ಟಾರೆ 31547.66ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ (Appartments & Hostel Building) ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಜಮೀನಿನ ಮಾಲೀಕರಾದ ಜೀವನ್ ಸಂದ್ಯಾ ಟ್ರಸ್ಟ್ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ (Appartments & Hostel Building) ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ (Appartments & Hostel Building) ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲಿ ವ್ಯವಸ್ಥೆಯನ್ನು ಕಲ್ಪಿಸುವುದು.
3	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
4	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು.
5	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.


ನಗರ ಯೋಜಕ ಸವಸ್ಥರು



Municipal Engineer


ಅಧ್ಯಕ್ಷರು,
ಜಿಂ ಅ ಸ್ವಾ ಬೆಂಗಳೂರು


6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
8	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9	ಸ್ವಾಭಾವಿಕವಾಗಿ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
10	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
11	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
12	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
13	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
14	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.


ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು

15	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
16	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆ ಅನುವು ಮಾಡಿಕೊಡತಕ್ಕದ್ದು.
17	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
18	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
19	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
20	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು. ಹಾಗೂ ನಾಲಾ ಕ್ರಾಸ್ಸಿಂಗ್ Bridge ಅಳವಡಿಸುವ ಮುನ್ನ ಸಕ್ಷಮ ಪ್ರಾಧಿಕಾರ (BBMP, SWD) ರವರಿಂದ ಅನುಮೋದನೆ ಪಡೆಯುವುದು. ಈ ಸಂಬಂಧ ನಕ್ಷೆ ಅನುಮೋದನೆ ಪ್ರಾಧಿಕಾರ ಪರಿಶೀಲಿಸಿಕೊಳ್ಳತಕ್ಕದ್ದು.
21	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
22	ಸಿವಿಲ್ ಕಾಮಗಾರಿ ಕೆಲಸಗಳನ್ನು ಸಕ್ಷಮ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.


ನಗರ ಯೋಜಕ ಸವಸ್ಥರು


Commissioner



ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು


23	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
24	(EWS) ಅರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಅರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
25	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
26	ವಸತಿ ಘಟಕಗಳಿಗೆ ಸೋಲಾರ್ ಸಿಸ್ಟಮ್ ಅಳವಡಿಸುವುದು.
27	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.


ರರಾವು ಸಂಖ್ಯೆ: 47 / 2018, ದಿನಾಂಕ 05.03.2018

ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ದೊಡ್ಡನಾಗಮಂಗಲ ಗ್ರಾಮದ ಸರ್ವೆ ನಂ 11 ರಲ್ಲಿನ 19ಎಕರೆ-18ಗುಂಟೆ ವಿಸ್ತೀರ್ಣದ ಪೈಕಿ 14ಎಕರೆ-14ಗುಂಟೆ ಪ್ರದೇಶಕ್ಕೆ ವಸತಿ ಬಡಾವಣೆ ನಕ್ಷೆ ಅನುಮೋದನೆ ನೀಡುವಂತೆ ಅರ್ಜಿದಾರರಾದ ಮೆ|| ಸೂಪರ್ ಸೈಬರ್ ಟೆಕ್ ಪಾರ್ಕ್ ಪ್ರೈ ಲಿ., ರವರು ಕೋರಿರುವ ಬಗ್ಗೆ.


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ನಗರ ಯೋಜಕ ಸದಸ್ಯರ ಅಭಿಪ್ರಾಯದಂತೆ ಉದ್ದೇಶಿತ ಬಡಾವಣೆ ನಕ್ಷೆಯಲ್ಲಿ ಪಶ್ಚಿಮ ಭಾಗದಲ್ಲಿ ಉದ್ಯಾನವನಕ್ಕೆ ಹಲವು ಸಣ್ಣ ವಿಸ್ತೀರ್ಣದ ಪ್ರದೇಶಗಳನ್ನು ಪ್ರಸ್ತಾಪಿಸಿದ್ದು, ಇದು ಸೂಕ್ತವಲ್ಲ. ಇಂತಹ ಸಣ್ಣ ಪ್ರದೇಶಗಳು ಉದ್ಯಾನವನದ ಉದ್ದೇಶಕ್ಕೆ ಸದುಪಯೋಗವಾಗುವುದಿಲ್ಲ. ಹಾಗೂ ರಸ್ತೆ ಪರಿಚಲನೆಯನ್ನು ಉತ್ತಮಪಡಿಸುವ ಅವಶ್ಯಕತೆ ಇರುವುದು. ಅರ್ಜಿದಾರರು ಭೂಪರಿವರ್ತನೆಯಾದ ಒಟ್ಟು ವಿಸ್ತೀರ್ಣದಲ್ಲಿ ಭಾಗಶಃ ವಿಸ್ತೀರ್ಣಕ್ಕೆ ಬಡಾವಣೆ ನಕ್ಷೆ ಕೋರಿದ್ದು, ಉಳಿಕೆ ಪ್ರದೇಶವನ್ನು ಮುಂದೆ ಅನುಮೋದಿಸಿಕೊಳ್ಳುವ ಬಗ್ಗೆ ಕೋರಿರುತ್ತಾರೆ. ಸಮಿತಿಯು ಈ ಬಗ್ಗೆ ಪರಿಶೀಲಿಸಿ ಉಳಿಕೆ ಪ್ರದೇಶಕ್ಕೆ ನಿಯಮದಂತೆ ನಕ್ಷೆ ಅನುಮೋದಿಸಿಕೊಳ್ಳುವ ಷರತ್ತಿಗೊಳಪಟ್ಟು 14 ಎಕರೆ-14ಗುಂಟೆಗೆ (ಭಾಗಶಃ) ಬಡಾವಣೆ ನಕ್ಷೆಯನ್ನು ಅನುಮೋದಿಸಲು ತೀರ್ಮಾನಿಸಿತು.


ನಗರ ಯೋಜಕ ಸದಸ್ಯರು



ಇನ್‌ಚಾರ್ಜ್


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು


1.	ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸತಕ್ಕದ್ದು.
2.	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
3.	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 221 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
4.	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬಡಾವಣೆಗಳನ್ನು ಮಾಡುವಂತಿಲ್ಲ.
5.	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
6.	ಉದ್ಯಾನವನ ಮತ್ತು ಬಯಲುಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100/- ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
7.	ವಸತಿ ಬಡಾವಣೆ ನಕ್ಷೆ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
8.	ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು, ನೋಂದಾಯಿತ ಪರಿತ್ಯಾಜನಾ ಪತ್ರದ, ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
9.	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು
10.	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
11.	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
12.	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.


ನಗರ ಮೂಲಾಂಶ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು


13	ಪ್ರಸ್ತಾವಿತ ವಿನ್ಯಾಸದಲ್ಲಿ ಫನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
14	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು. ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
15	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
16	ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯಶಾಇ 24 ಶಾಸನ 2015, ಬೆಂಗಳೂರು, ದಿನಾಂಕ: 10/09/2015 ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ನಂತರ, ಅಂತಿಮವಾಗಿ ವಿನ್ಯಾಸವನ್ನು ಬಿಡುಗಡೆಗೊಳಿಸಲಾಗುವುದು.
17	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
18	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
19	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
20	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಪ್ರಮಾಣ ಪತ್ರ ಸಲ್ಲಿಸುವುದು ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
21	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.
22	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
23	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
24	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.



ನಗರ ಯೋಜನೆ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಸ್ವಾ, ಬೆಂಗಳೂರು

25	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸಿದ್ದು, ಆ ವರ್ಗದವರಿಗೆ ನಿವೇಶನವನ್ನು ಹಂಚಿಕೆ ಮಾಡತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
26	BWSSB, BESCO ಇಲಾಖೆಗಳಿಂದ ಹಾಗೂ ಅಗತ್ಯಕನುಗುಣವಾಗಿ KSPCB ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
27	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
28	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ನಗರ ಯೋಜಕ ಸದಸ್ಯರು


ಆಯುಕ್ತರು


ಅಧ್ಯಕ್ಷರು

ದಿನಾಂಕ 07.09.2018 ರಂದು ಮಧ್ಯಾಹ್ನ 1.00 ಗಂಟೆಗೆ ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 2018 ನೇ ಸಾಲಿನ ನಾಲ್ಕನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳು.

ಅಧ್ಯಕ್ಷರು : ಸನ್ಮಾನ್ಯ ಶ್ರೀ ಜಿ. ಪರಮೇಶ್ವರ್, ಉಪಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ,
ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರು

ಉಪಸ್ಥಿತರಿಂದ ಸದಸ್ಯರುಗಳು

2.	ಶ್ರೀ ರಾಖೇಶ್ ಸಿಂಗ್ , ಭಾ.ಆ.ಸೇ. ಆಯುಕ್ತರು, ಬೆಂಗಳೂರು, ಬೆಂಗಳೂರು.
3.	ಶ್ರೀ ತುಷಾರ್ ಗಿರಿನಾಥ್ ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು.
4.	ಶ್ರೀ ಮಂಜುನಾಥ್ ಪ್ರಸಾದ್ ಎನ್. ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು
5.	ಶ್ರೀ ಬಸವರಾಜು, ಕಾರ್ಯದರ್ಶಿಗಳು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
6.	ಶ್ರೀ ಎಂ.ಎನ್. ಕುಮಾರ್ ಸದಸ್ಯ ಸಮಾವೇಶಕರು, ನಗರ ಯೋಜನಾ ಸಮಿತಿ ಸಭೆ ಮತ್ತು ನಗರ ಯೋಜಕ ಸದಸ್ಯರು, ಬೆಂಗಳೂರು, ಬೆಂಗಳೂರು.

ವಿಶೇಷ ಆಹ್ವಾನಿತರು

7.	ಶ್ರೀ ಬಿ.ಎಸ್. ಶಿವಕುಮಾರ್, ಅಭಿಯಂತರ ಸದಸ್ಯರು, ಬೆಂಗಳೂರು, ಬೆಂಗಳೂರು.
8.	ಶ್ರೀ ಜಿ. ಲಿಂಗಮೂರ್ತಿ, ಉಪ ಆಯುಕ್ತರು, [ಭೂ ಸ್ವಾ], ಬೆಂಗಳೂರು, ಬೆಂಗಳೂರು.
9.	ಶ್ರೀ ಜೆ.ವಿ. ಅಂಗಡಿ ಹಿರೇಮಠ್ ಕಾನೂನು ಅಧಿಕಾರಿಗಳು, ಬೆಂಗಳೂರು, ಬೆಂಗಳೂರು.

A	ದಿನಾಂಕ 16.03.2018 ರಂದು ಜರುಗಿದ 2018ನೇ ಸಾಲಿನ ಮೂರನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳನ್ನು ಸ್ಥಿರೀಕರಿಸುವ ವಿಚಾರ.
	ದಿನಾಂಕ 16.03.2018 ರಂದು ಜರುಗಿದ 2018ನೇ ಸಾಲಿನ ಮೂರನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳನ್ನು ಈ ಕೆಳಕಂಡಂತೆ ತಿದ್ದುಪಡಿಯೋಂದಿಗೆ ಸ್ಥಿರೀಕರಿಸಲಾಯಿತು.
B	ದಿನಾಂಕ 16.03.2018 ರಂದು ಜರುಗಿದ 2018ನೇ ಸಾಲಿನ ಮೂರನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸುವ ಬಗ್ಗೆ.
	ದಿನಾಂಕ 16.03.2018 ರಂದು ಜರುಗಿದ 2018ನೇ ಸಾಲಿನ ಮೂರನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸಲಾಯಿತು.

ದಿನಾಂಕ 05/03/2018 ರಂದು ಜರುಗಿದ 2018ನೇ ಸಾಲಿನ ಎರಡನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳನ್ನು ಸ್ಥಿರೀಕರಿಸುವ ವೇಳೆ ಈ ಕೆಳಕಂಡಂತೆ ತಿದ್ದುಪಡಿ ಮಾಡಲು ಸ್ಥಿರೀಕರಿಸಲಾಯಿತು.

ಠರಾವು ಸಂಖ್ಯೆ 40/2018, ದಿನಾಂಕ 05/03/2018.

M/s.L & T Constructions Equipment Ltd., ರವರು ದಿನಾಂಕ 05/07/2018 ರಂದು ಸಲ್ಲಿಸಿರುವ ಮನವಿ ಪತ್ರದಲ್ಲಿನ ಅಂಶಗಳನ್ನು ಹಾಗೂ ದಿನಾಂಕ 05/03/2018 ರಂದು ಜರುಗಿದ ನಗರ ಯೋಜನಾ ಸಮಿತಿ ಸಭೆಯ ಠರಾವು ಸಂಖ್ಯೆ 40/2018 ಅಂಶಗಳನ್ನು ಅವಗಾಹನೆಗೆ ತರುತ್ತಾ, ಈ ಕೆಳಕಂಡಂತೆ ತಿದ್ದುಪಡಿ ಮಾಡಲಾಗಿದೆ.

“ಈಗಾಗಲೇ ದಿನಾಂಕ 26/12/2017 ರಂದು ನೀಡಿರುವ ಅನುಮೋದಿತ ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆ ಮತ್ತು ಮಾರ್ಪಡಿತ ಕಾರ್ಯದೇಶವನ್ನು ಸ್ಥಿರೀಕರಿಸಲು ತೀರ್ಮಾನಿಸಲಾಯಿತು ಹಾಗೂ ಬ್ಲಾಕ್-8, 9, 10 ಮತ್ತು 11 ಅನ್ನು ಒಂದುಗೂಡಿಸಿ, ಕಛೇರಿ, ರೀಟೇಲ್, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಮಲ್ಟಿಪ್ಲೇಕ್ಸ್ ಒಳಗೊಂಡಂತೆ ಬ್ಲಾಕ್ 8 ಎಂದು ಸೂಚಿಸಿರುವುದನ್ನು ಪರಿಗಣಿಸಲು ತೀರ್ಮಾನಿಸಲಾಯಿತು. ಈಗಾಗಲೇ ಎರಡು ಬಾರಿ ಅಭಿವೃದ್ಧಿ ನಕ್ಷೆಯಂತೆ ಉದ್ಯಾನವನ / ಬಯಲುಜಾಗ ಮತ್ತು ರಸ್ತೆ ಪ್ರದೇಶಗಳನ್ನು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರಿಸಿಕೊಂಡಿದ್ದು, ಪ್ರಸ್ತುತ ಮರು ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಯನ್ನು ಅನುಮೋದಿಸಬೇಕಾದಲ್ಲಿ ದಿನಾಂಕ 31/01/2017 ರಂದು ನೋಂದಾಯಿಸಿರುವ ಪರಿತ್ಯಜನಾ ಪತ್ರವನ್ನು ರದ್ದುಗೊಳಿಸಬೇಕಾಗಿರುವುದನ್ನು ಸಮಿತಿ ಸಭೆಯು ಗಮನಿಸಿ, ಮುಂದೆ ಪುನಃ ಮಾರ್ಪಡಿತ ಅಭಿವೃದ್ಧಿ ನಕ್ಷೆ ಅನುಮೋದನೆ ಕೋರಿದಲ್ಲಿ, ಪ್ರಸ್ತುತ ಮರು ಮಾರ್ಪಡಿತ ಅಭಿವೃದ್ಧಿ ನಕ್ಷೆಯಲ್ಲಿ ಉದ್ಯಾನವನ / ಬಯಲುಜಾಗ ಮತ್ತು ಸಿ.ಎ ಪ್ರದೇಶಗಳನ್ನು ಕಾಯ್ದಿರಿಸಿರುವ ಸ್ಥಳವನ್ನು ಬದಲಾಯಿಸಬಾರದೆಂಬ ಷರತ್ತು ವಿಧಿಸಿ, ದಿನಾಂಕ 31/10/2017 ರಂದು ನೋಂದಾಯಿಸಿರುವ ಪರಿತ್ಯಜನಾ ಪತ್ರವನ್ನು ರದ್ದುಗೊಳಿಸಿ, ಮರು ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಯಂತೆ ಉದ್ಯಾನವನ /

 Town Planner Member

 Commissioner

ಬಯಲುಜಾಗ ಮತ್ತು RMP-2015 ರಂತೆ ಪ್ರಸ್ತಾಪಿಸಿರುವ ರಸ್ತೆ ಪ್ರದೇಶವನ್ನು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರಿಸಿಕೊಳ್ಳಬೇಕೆಂದು ತೀರ್ಮಾನಿಸಿ, ಅರ್ಜಿದಾರರು ಮರು ಮಾರ್ಪಡಿತ ವಸತಿ ಹಾಗೂ ವಸತಿಯೇತರ ವಾಣಿಜ್ಯ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (NGT) ಆದೇಶದಂತೆ ನಾಲಾಗೆ ಬಫರ್ ಅಳವಡಿಸಿ, ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಕೆಲವು ಸಾಮಾನ್ಯ ಷರತ್ತುಗಳಿಗೊಳಪಡಿಸಿ, ಮರು ಮಾರ್ಪಡಿತ ವಸತಿ ಹಾಗೂ ವಸತಿಯೇತರ ವಾಣಿಜ್ಯ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.”

ತದನಂತರ ಅಭಿವೃದ್ಧಿದಾರರು ನಗರ ಯೋಜನಾ ಸಮಿತಿ ಸಭೆಯ ತೀರ್ಮಾನದಂತೆ, ಮರು ಮಾರ್ಪಡಿತ ಕಾರ್ಯಾದೇಶ ನೀಡುವ ಕ್ರಮಕೈಗೊಳ್ಳುವ ವೇಳೆ ಅಭಿವೃದ್ಧಿದಾರರು ದಿನಾಂಕ 05/07/2018 ರಂದು ಮನವಿ ಸಲ್ಲಿಸಿ, ಈ ಹಿಂದೆ ಅನುಮೋದನೆ ಕೋರಿದ ಕರಡು ಮಾರ್ಪಡಿತ ಅಭಿವೃದ್ಧಿ ನಕ್ಷೆಯಲ್ಲಿ ಬ್ಲಾಕ್ 5, 6, 7, SEZ-2 ರಲ್ಲಿ 04 Basement Floor ಅನ್ನು ಸೂಚಿಸಿದ್ದು, ಇದರ ಬದಲಾಗಿ 05 Basement Floor ಅನ್ನು ಪ್ರಸ್ತಾಪಿಸಿದ್ದು, ಅಭಿವೃದ್ಧಿ ನಕ್ಷೆ ಅನುಮೋದನೆ ನೀಡುವಂತೆ ಕೋರಿರುವುದರಿಂದ ಇದರಿಂದ ಒಟ್ಟಾರೆಯಾಗಿ ಅಭಿವೃದ್ಧಿ ಯೋಜನೆ ನಕ್ಷೆಯಲ್ಲಿ FAR ಮತ್ತು ಕವರೇಜ್ ಗಳಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲವಾದ್ದರಿಂದ ಮುಂದಿನ ನಗರ ಯೋಜನಾ ಸಮಿತಿ ಸಭೆಯಲ್ಲಿ ಸ್ಥಿರೀಕರಿಸುವ ಷರತ್ತಿಗೊಳಪಟ್ಟು ಮಾನ್ಯ ಅಧ್ಯಕ್ಷರ ಅನುಮೋದನೆ ಪಡೆದು ದಿನಾಂಕ 02/08/2018 ರಂದು ಅರ್ಜಿದಾರರ ಪರವಾಗಿ ಕಾರ್ಯಾದೇಶ ಬಿಡುಗಡೆ ಮಾಡಲಾಗಿದ್ದು, ಸದರಿ ಕ್ರಮವನ್ನು ಸ್ಥಿರೀಕರಿಸಲಾಗಿದೆ.

ಠರಾವು ಸಂಖ್ಯೆ: 72 / 2018, ದಿನಾಂಕ 07.09.2018

ವಿಷಯ:- ಬೆಂಗಳೂರು ನಗರದ ಭಿನ್ನಿಪೇಟೆಯ ಬಿಬಿಎಂಪಿ ಖಾತಾ ಸಂಖ್ಯೆ 01/01 (ಸರ್ವೆ ನಂ.2699/1 ಹಳೆಯ ಸಂಖ್ಯೆ 42 ರಿಂದ 47, 10, 11, 12, 32) ರ ಹೊಸಕೆರೆ ರಸ್ತೆಯಲ್ಲಿ ಬರುವ ಸ್ವತ್ತಿನ ದಾಖಲೆಯ ಸ್ವತ್ತಿನ ಗುರುತಿನ ಸಂಖ್ಯೆ:PID No.31-42-1/1 ರಲ್ಲಿನ 213808.52 ಚ.ಮೀ (52 ಎಕರೆ 33.347 ಗುಂಟೆ) ವಿಸ್ತೀರ್ಣಕ್ಕೆ ವಸತಿ ಮತ್ತು ವಾಣಿಜ್ಯ (Multiplex, Shopping Mall) ಉದ್ದೇಶಕ್ಕಾಗಿ ಪುನರ್ ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಯನ್ನು ಅನುಮೋದಿಸುವಂತೆ M/s.ETA Karnataka Estates Limited, M/s.ETA Star Info Park & ETA Construction (India) Ltd., ರವರಿಂದ ನೋಂದಾಯಿತ ಜಂಟಿ ಅಭಿವೃದ್ಧಿ ಕರಾರು ಪತ್ರ ಪಡೆದಿರುವ M/s. Relation Ship Properties Ltd., ರವರು ಕೋರಿರುವ ಬಗ್ಗೆ.

Town Planner Member

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಚಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ಪುನರ್ ಮಾರ್ಪಾಡಿತ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಸ್ವತ್ತಿನಲ್ಲಿ ಹಾದು ಹೋಗಿರುವ ನಾಲಾಗಳಿಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆ ಹಾಗೂ ಪ್ರಸ್ತಾವನೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಪುನರ್ ಮಾರ್ಪಾಡಿತ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ದಿನಾಂಕ.28/03/2015 ರಲ್ಲಿ ನೀಡಲಾಗಿರುವ ಮಾರ್ಪಾಡಿತ ಕಾರ್ಯಾದೇಶವನ್ನು ರದ್ದುಪಡಿಸುವುದು.
2	ಪ್ರಾಧಿಕಾರಕ್ಕೆ ನಿಗದಿತ ಶುಲ್ಕಗಳನ್ನು ಪಾವತಿಸುವುದು
3	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
4	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿ ಅರ್ಜಿದಾರರೇ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವೃಥಾವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಹಿಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ಅಭಿವೃದ್ಧಿ ನಕ್ಷೆಯಲ್ಲಿ ಗುರುತಿಸಿ ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
5	ಪ್ರಾಧಿಕಾರವು ಅನುಮೋದಿಸಿರುವ ವಸತಿ ಮತ್ತು ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು ಹಾಗೂ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
6	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಬೆಳಸಿ ಅಭಿವೃದ್ಧಿಪಡಿಸುವುದು.
7	ಉದ್ಯಾನವನ ಮತ್ತು ಬಯಲುಜಾಗಗಳನ್ನು ಮತ್ತು Surface Parking ಜಾಗವನ್ನು ಅನುಮೋದಿತ ವಸತಿ ಮತ್ತು ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆ ಪ್ರಕಾರ ಅಳವಡಿಸುವುದು.
8	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9	ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳತಕ್ಕದ್ದು ಕಟ್ಟಡ ಕಾಮಗಾರಿಗಾಗಿ BWSSB ಯವರಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಖರೀದಿಸಿ ಉಪಯೋಗಿಸತಕ್ಕದ್ದು.


Town Planner Member


Commissioner

10	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
11	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
12	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಸಂಘ/ವ್ಯಕ್ತಿಗಳ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
13	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅಭಿವೃದ್ಧಿದಾರರು ತಪ್ಪು ಮಾಹಿತಿ : ದಾಖಲಾತಿ ನೀಡಿರುವುದು ತಿಳಿದುಬಂದಲ್ಲಿ ಈಗ ನೀಡಿರುವ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ.
14	ಅಭಿವೃದ್ಧಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಗಂಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
15	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
16	ದಿನಾಂಕ 16.06.2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ 09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು, NOC ಮತ್ತು ಇನ್ನಿತರೆ ದಾಖಲೆ/ವಿವರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
17	ಅಭಿವೃದ್ಧಿ ನಕ್ಷೆಯಲ್ಲಿ ಪ್ರತಿ ಘಟಕಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
18	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, RWH, SWM, Transformer Yard ಗೆ ಸೂಕ್ತ ಜಾಗವನ್ನು ಕಾಯ್ದಿರಿಸತಕ್ಕದ್ದು.
19	ಪ್ರಶ್ನಿತ ಪ್ರದೇಶದಲ್ಲಿ ನೈಸರ್ಗಿಕವಾಗಿ ಅಥವಾ R.S ನಕ್ಷೆ ಅಥವಾ RMP ರಂತೆ ಹಾದು ಹೋಗುವ ಹಳ್ಳ ಮತ್ತು ಕೊಳ್ಳಗಳನ್ನು ಹಾಗೂ ಬಂಡಿದಾರಿ, ಕಾಲುದಾರಿಗಳನ್ನು ಒತ್ತುವರಿ ಮಾಡಬಾರದು. ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೇ ಸರಾಗವಾಗಿ ನೀರು ಹರಿದು ಹೋಗುವಂತೆ ಅಭಿವೃದ್ಧಿಪಡಿಸತಕ್ಕದ್ದು.
20	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಮೆಟ್ರೋ ಸೆಸ್, MRTS ಕರ ಮತ್ತು ವಿವಿಧ ಕರಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
21	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


Commissioner


Town Planner Member

ಠರಾವು ಸಂಖ್ಯೆ: 73 / 2018, ದಿನಾಂಕ 07.09.2018

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಕಸಬಾ ಹೋಬಳಿ, ನಾಗವಾರ ಗ್ರಾಮದ ವಿವಿಧ ಸರ್ವೆ ನಂಬರು ಜಮೀನುಗಳಲ್ಲಿ ರಚಿಸಿರುವ ದಿ ವೈಯಾಲಿಕಾವಲ್ ಗ್ರಹ ನಿರ್ಮಾಣ ಸಹಕಾರ ಸಂಘ (ನಿ) ರವರ ಪರವಾಗಿ ಅನುಮೋದಿಸಲಾಗಿದ್ದ ಖಾಸಗಿ ಬಡಾವಣೆಯಲ್ಲಿನ ನಿವೇಶನ ಸಂಖ್ಯೆ:01 ರಿಂದ 09 ಮತ್ತು ಈ ನಡುವಿನ 18.00ಮೀ ರಸ್ತೆ ಪ್ರದೇಶ ಹಾಗೂ ಸರ್ವೆ ನಂ.86 ಹಾಗೂ 103/6 ರಲ್ಲಿನ ಒಟ್ಟು 22743.33 ಚ.ಮೀ (5ಎಕರೆ 24.80ಗುಂಟೆ) (ಬಿಬಿಎಂಪಿ ಖಾತಾ ನಂ.402/1 ರಿಂದ 10) ವಿಸ್ತೀರ್ಣದ ಪ್ರದೇಶಕ್ಕೆ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆ (IT/BT ಉಪಯೋಗಕ್ಕೆ) ಅನುಮೋದನೆಯನ್ನು ಶ್ರೀಮತಿ ಆರ್.ಶಾರದ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಕುರಿತು ಚರ್ಚಿಸಲಾಯಿತು. ಪ್ರಶ್ನಿತ ಜಾಗದ ಸರ್ವೆ ನಂ. 87/1 ರಲ್ಲಿ 03 ಗುಂಟೆ, 87/2ಬಿ ರಲ್ಲಿ 02 ಗುಂಟೆ ಮತ್ತು 103/6 ರಲ್ಲಿ 01 ಗುಂಟೆ ಹಳ್ಳದ ಬಗ್ಗೆ ಖರಾಬು ಇರುವುದಾಗಿ ಪ್ರಾಧಿಕಾರದ ಭೂ ಮಾಪಕರು ವರದಿ ನೀಡಿರುತ್ತಾರೆ. ಆದರೆ ಸದರಿ ಜಮೀನುಗಳನ್ನು ಭೂ ಸ್ವಾಧೀನ ಪಡಿಸಿಕೊಳ್ಳುವ ಸಮಯದಲ್ಲಿ ಖರಾಬು ಪ್ರದೇಶವನ್ನು ಸೇರಿಸಿ ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಸಹಾಯಕ ನಿರ್ದೇಶಕರು, ಭೂ ದಾಖಲೆಗಳ ಇಲಾಖೆ ಇವರು ದೃಢೀಕರಿಸಿರುವುದರಿಂದ ಇದನ್ನು ನಾಲಾ ಖರಾಬೆಂದು ಪರಿಗಣಿಸುವುದು ಸೂಕ್ತವಲ್ಲವೆಂದು ಅಭಿಪ್ರಾಯ ವ್ಯಕ್ತವಾಯಿತು. ಸಲ್ಲಿಸಿರುವ ವಸತಿಯೇತರ ಅಭಿವೃದ್ಧಿ ಯೋಜನಾ (IT/BT ಉಪಯೋಗಕ್ಕೆ) ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿರುತ್ತದೆ. ಹಾಗಾಗಿ ದಿನಾಂಕ 16.03.2018 ರ ವಿಷಯ ಸಂಖ್ಯೆ 53/2018 ರ ತೀರ್ಮಾನವನ್ನು ರದ್ದುಪಡಿಸಲು ಮತ್ತು ಹೆಚ್ಚುವರಿಯಾಗಿ ಟಿಡಿಆರ್ ಮುಖಾಂತರ ಪ್ರಸ್ತಾಪಿಸಿರುವ ಅನುಪಾತದ ವಿಸ್ತೀರ್ಣಕ್ಕೆ DRC ಪ್ರಮಾಣ ಪತ್ರಗಳನ್ನು ಕಟ್ಟಡ ನಕ್ಷೆಗಳನ್ನು ಅನುಮೋದನೆಗೆ ಸಲ್ಲಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ ಅನುಮತಿ ಪಡೆಯಬೇಕೆಂಬ ಷರತ್ತು ವಿಧಿಸಲು ತಿರ್ಮಾನಿಸಿ, ಅನುಮೋದನೆ ನೀಡುವ ಮುನ್ನ ನಕ್ಷೆಯಲ್ಲಿ ತಿದ್ದುಪಡಿಗಳೇನಾದರೂ ಇದ್ದಲ್ಲಿ ಅಳವಡಿಸಿಕೊಂಡು, ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಗೆ (IT/BT ಉಪಯೋಗಕ್ಕೆ) ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು
2	ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಪ್ರಸ್ತಾಪಿಸಿರುವ ರಸ್ತೆ ವಿಸ್ತರಣೆ ಪ್ರದೇಶವನ್ನು ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಮುಘತ್ತಾಗಿ ಹಸ್ತಾಂತರಿಸುವುದು.
3	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ ಮತ್ತು Sewage treatment plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಮತ್ತು ಇತರ ಉಪಯೋಗಗಳಿಗೆ Dual Piping System ಅಳವಡಿಸಕ್ಕದ್ದು.

Town Planner Member

Commissioner

4	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಹಿಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯತಕ್ಕದ್ದು. ಸಿವಿಲ್ ಕಾಮಗಾರಿ ಮತ್ತು ಕಟ್ಟಡ ಕಾಮಗಾರಿಗಳಿಗೆ BWSSB ಯವರಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಪಡೆದು ಉಪಯೋಗಿಸತಕ್ಕದ್ದು.
6	ಪ್ರಾಧಿಕಾರವು ಅನುಮೋದಿಸಿರುವ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು.
8	ಉದ್ಯಾನವನ ಮತ್ತು ಬಯಲುಜಾಗಗಳನ್ನು ಮತ್ತು Surface Parking ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಅಳವಡಿಸುವುದು.
9	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
10	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
11	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
12	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
13	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅಭಿವೃದ್ಧಿದಾರರು ತಪ್ಪು ಮಾಹಿತಿ : ದಾಖಲಾತಿ ನೀಡಿದ್ದು ತಿಳಿದುಬಂದಲ್ಲಿ ಈಗ ನೀಡಿರುವ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
14	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಗಂಡಿಸಿ, ಶೇಖರಣೆ ಮತ್ತು ಸಂಸ್ಕರಣೆ ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.

Town Planner Member

Committee

15	ದಿನಾಂಕ 16.06.2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ 07.01.2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ 09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು, NOC ಮತ್ತು ಇನ್ನಿತರೆ ವಿವರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
16	ಅಭಿವೃದ್ಧಿ ಯೋಜನೆಯಲ್ಲಿನ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
17	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, RWH, SWM, Transformer ಗಳಿಗಾಗಿ ಸೂಕ್ತ ಜಾಗವನ್ನು ಕಾಯ್ದಿರಿಸುವುದು ಹಾಗೂ Transformer yard ಗೆ KPTCL ನಿಯಮಾವಳಿಯಂತೆ ಅಗತ್ಯ ಜಾಗವನ್ನು ಕಾಯ್ದಿರಿಸತಕ್ಕದ್ದು.
18	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
19	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
20	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
21	ಕಟ್ಟಡ ನಕ್ಷೆ ಅನುಮೋದನೆ ನೀಡುವ ಸಕ್ಷಮ ಪ್ರಾಧಿಕಾರವು ದಿನಾಂಕ:19/09/2009 ರ ಸರ್ಕಾರದ ಸುತ್ತೋಲೆ ಸಂಖ್ಯೆ:ನಅಇ 237 ಬೆಂಪಾ 2009 ರಂತೆ ಕ್ರಮ ಕೈಗೊಂಡು ನಂತರ ಕಟ್ಟಡ ನಕ್ಷೆಗೆ ಅನುಮೋದನೆ ನೀಡತಕ್ಕದ್ದು.
22	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಮೆಟ್ರೋ ಕರ, ಎಂ.ಆರ್.ಟಿ.ಎಸ್.ಕರ ಹಾಗೂ ವಿವಿಧ ಶುಲ್ಕಗಳ ಪರಿಷ್ಕರಣಾ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರತಕ್ಕದ್ದು ಹಾಗೂ ಸಲ್ಲಿಸುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
23	ಕಟ್ಟಡ ನಕ್ಷೆ ಅನುಮೋದಿಸುವ ಮೊದಲು ಸಕ್ಷಮ ಪ್ರಾಧಿಕಾರಕ್ಕೆ TDR ವಿಸ್ತೀರ್ಣಕ್ಕೆ ಸಮಾನಾಂತರವಾದ DRC ಪ್ರಮಾಣ ಪತ್ರಗಳನ್ನು ಸಲ್ಲಿಸುವುದು.
24	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು


Town Planner Member


Commissioner



ಠರಾವು ಸಂಖ್ಯೆ: 74 / 2018, ದಿನಾಂಕ 07.09.2018

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಚೊಕ್ಕನಹಳ್ಳಿ ಗ್ರಾಮದ ಸ.ನಂ.35(ಪಿ), 38(ಪಿ), 45(ಪಿ), 46, 47, 48(ಪಿ), 49 ಮತ್ತು 50 ರಲ್ಲಿನ 34 ಎಕರೆ 11 ಗುಂಟೆ ವಿಸ್ತೀರ್ಣದ ಪ್ರದೇಶಕ್ಕೆ ಮಾರ್ಪಡಿತ ವಸತಿ ಉದ್ದೇಶಕ್ಕಾಗಿ ಹಾಗೂ ಸರ್ವೆ ನಂ.32/1(ಪಿ), 32/2, 32/3, 32/4(ಪಿ), 35(ಪಿ), 37, 38(ಪಿ), 39(ಪಿ), 40, 41, 42/1, 42/2, 43/1, 43/2, 44(ಪಿ) ಮತ್ತು 45(ಪಿ) ರಲ್ಲಿನ 71 ಎಕರೆ 24 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ 01 ಬ್ಲಾಕು ವಸತಿ ಉದ್ದೇಶಕ್ಕೆ ಹಾಗೂ 05 ಬ್ಲಾಕುಗಳ ವಾಣಿಜ್ಯ ಉದ್ದೇಶಕ್ಕೆ (ಮಾಲ್ IT/BT Centers / multiplex / Hi-tech Hospital / Star Hotel / Convention Centre / Trademarks service apartments and Allied uses) ಒಟ್ಟು 105 ಎಕರೆ 35 ಗುಂಟೆ (428457.36 ಚ.ಮೀ.) ವಿಸ್ತೀರ್ಣಕ್ಕೆ ಅನುಮೋದನೆಯಾಗಿರುವ ಮಾರ್ಪಡಿತ ಅಭಿವೃದ್ಧಿ ನಕ್ಷೆಯಿಂದ 14973.24 ಚ.ಮೀ. (03 ಎಕರೆ 28 ಗುಂಟೆ) ಪ್ರದೇಶವನ್ನು ಹೊರತುಪಡಿಸಿ, ಉಳಿಕೆ 4,13,484.11 ಚ.ಮೀ. (102 ಎಕರೆ 07 ಗುಂಟೆ) ವಿಸ್ತೀರ್ಣಕ್ಕೆ ಸೀಮಿತಗೊಳಿಸಿ ಪುನರ್ ಮರು ಮಾರ್ಪಡಿತ ವಸತಿ ಮತ್ತು ವಸತಿಯೇತರ ಅಭಿವೃದ್ಧಿ ಯೋಜನೆ ನಕ್ಷೆ ಅನುಮೋದನೆಯನ್ನು ಮೆ: ಭಾರತೀಯ ಸಿಟಿ ಡೆವಲಪರ್ಸ್ ಪ್ರೈ.ಲಿ. ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಕುರಿತು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸದರಿ ಜಮೀನಿಗೆ ಚೊಕ್ಕನಹಳ್ಳಿ ಗ್ರಾಮದ ಸರ್ವೆ ನಂ. 30 ರ ಮುಖಾಂತರ ಪ್ರಶ್ನಿತ ಜಮೀನಿನ ವರೆಗೆ ಹಾದು ಹೋಗಿರುವ 24.60 ಮೀ. ರಸ್ತೆಯು ಬಿಬಿಎಂಪಿ ಯಿಂದ ಸಾರ್ವಜನಿಕ ರಸ್ತೆಯೆಂದು ದೃಢೀಕರಣ ಪತ್ರ ನೀಡಿರುವುದರಿಂದ, ಸದರಿ ರಸ್ತೆಯನ್ನು ಪರಿಗಣಿಸಿ ಸಲ್ಲಿಸಿರುವ ಪುನರ್ ಮರು ಮಾರ್ಪಡಿತ ವಸತಿ ಮತ್ತು ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಸ್ವತ್ತಿನಲ್ಲಿ ಹಾದು ಹೋಗಿರುವ ನಾಲಾಗಳಿಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿರುವುದರಿಂದ ನಕ್ಷೆಯಲ್ಲಿ ತಿದ್ದುಪಡಿಗಳ ಅವಶ್ಯಕತೆ ಇದ್ದಲ್ಲಿ ಅಳವಡಿಸಿಕೊಂಡು ನಕ್ಷೆ ಅನುಮೋದಿಸುವ ಅಧಿಕಾರವನ್ನು ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಪುನರ್ ಮರು ಮಾರ್ಪಡಿತ ವಸತಿ ಮತ್ತು ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1.	ದಿನಾಂಕ 25.01.2018 ರ ವಿಷಯ ಸಂಖ್ಯೆ 10/2018 ರ ತೀರ್ಮಾನವನ್ನು ರದ್ದುಪಡಿಸಲು ತೀರ್ಮಾನಿಸಲಾಯಿತು.
2.	ದಿನಾಂಕ 29.04.2015 ರಂದು ಅನುಮೋದಿಸಿರುವ ಮರು ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆ ಮತ್ತು ಕಾರ್ಯಾದೇಶವನ್ನು ರದ್ದುಪಡಿಸಲು ತೀರ್ಮಾನಿಸಲಾಯಿತು.

Town Planner Member

Commissioner

3.	ಅರ್ಜಿದಾರರು ದಕ್ಷಿಣ ಭಾಗದಲ್ಲಿನ ವಸತಿ ಪ್ರದೇಶಕ್ಕೆ ಮತ್ತು ಮೂಲ ಅಭಿವೃದ್ಧಿ ಯೋಜನೆ ವಿಸ್ತೀರ್ಣದಿಂದ ಹೊರತುಪಡಿಸಿರುವ ಪ್ರದೇಶಕ್ಕೆ ನೇರ ಉಪಗಮನ ರಸ್ತೆ ಸಂಪರ್ಕ ಕಲ್ಪಿಸಲು ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ 24.30 ಮೀ. ಅಗಲದ ರಸ್ತೆಯನ್ನು ಪರಿತ್ಯಜನಾ ಪತ್ರದ ಮುಖಾಂತರ ಹಸ್ತಾಂತರಿಸಿಕೊಳ್ಳಲು ತೀರ್ಮಾನಿಸಲಾಯಿತು.
4.	ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ PRR ರಸ್ತೆ ಭಾಗದಲ್ಲಿ ಆಂಗ್ಲ ಭಾಷೆಯ " T " ಆಕಾರದ ಪ್ರದೇಶವನ್ನು ರಸ್ತೆ ಸಂಪರ್ಕ ಕಲ್ಪಿಸಲು ಪ್ರಸ್ತಾಪಿಸಿರುವುದರಿಂದ ಪರಿತ್ಯಜನಾ ಪತ್ರದ ಮುಖಾಂತರ ಯಾವುದೇ ಪರಿಹಾರ [TDR / FAR / Land Acquisition Cost] ನೀಡದೆ ಪುಕ್ಕಟೆಯಾಗಿ ನೋಂದಾಯಿತಿ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರ ಮಾಡಿಕೊಳ್ಳತಕ್ಕದ್ದು.
5.	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
6.	ರಸ್ತೆ ಪ್ರದೇಶವನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
7.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
8.	ಅಭಿವೃದ್ಧಿ ಯೋಜನೆಯಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ, ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
9.	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಮರ ಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸ ತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
10.	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ಥತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
11.	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಯಾವುದೇ ಬದಲಾವಣೆ ಮಾಡುವಂತಿಲ್ಲ.
12.	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
13.	ಅಭಿವೃದ್ಧಿದಾರರು ವಸತಿ ಉದ್ದೇಶಕ್ಕೆ ಕಾಯ್ದಿರಿಸಿರುವ ಉದ್ಯಾನವನ/ಬಯಲುಜಾಗ ನಿಯಮಾವಳಿ ರೀತ್ಯ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪುಕ್ಕಟೆಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.

Town Planner Member

Commissioner

14.	ಆಟದ ಮೈದಾನ, Surface parking, ಸಿ.ಎ ಹಾಗೂ ಉದ್ಯಾನವನ/ಬಯಲು ಜಾಗಕ್ಕಾಗಿ ಕಾಯ್ದಿರಿಸಿರುವ ಜಾಗಗಳನ್ನು ಅದೇ ಉದ್ದೇಶಕ್ಕೆ ಉಪಯೋಗಿಸುವುದು ಹಾಗೂ ಬೇರೆ ಯಾವುದೇ ಉದ್ದೇಶಕ್ಕೆ ಬದಲಾಯಿಸಬಾರದು.
15.	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
16.	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ಯೋಜನಾ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
17.	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ/ದಾಖಲಾತಿ ನೀಡಿದ್ದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
18.	ಅಭಿವೃದ್ಧಿ ಯೋಜನೆಯಲ್ಲಿನ ಘನ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
16.	ದಿನಾಂಕ:16-01-2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ 07-01-2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು ವಿವಿಧ ಇಲಾಖೆಗಳ NOC ಮತ್ತು ಇನ್ನಿತರೆ ವಿವರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು. ಹಾಗೂ ಸದರಿ ಕಟ್ಟಡಗಳ ಎತ್ತರವು ಸಂಬಂಧಿತ ವಿಮಾನಯಾನ ಪ್ರಾಧಿಕಾರ ಮತ್ತು ಅಗ್ನಿಶಾಮಕ ಇಲಾಖೆಗಳ ನಿರಾಕ್ಷೇಪಣಾ ಪತ್ರದಲ್ಲಿನ ಮಿತಿಗೆ ಒಳಪಟ್ಟಿರುತ್ತದೆ.
17.	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
18.	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, Solid Waste Management ಗೆ ಅಗತ್ಯ ಜಾಗಗಳನ್ನು ಗುರುತಿಸಿ ಕಾಯ್ದಿರಿಸುವುದು Dual Piping System ಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
19.	ನಾಗರಿಕ ಸೌಲಭ್ಯಕ್ಕಾಗಿ ಕಾಯ್ದಿರಿಸಿದ ಪ್ರದೇಶದಲ್ಲಿ ಮುಂದೆ ಕಟ್ಟಡವನ್ನು ನಿರ್ಮಿಸುವ ಸಂದರ್ಭದಲ್ಲಿ ಅನುಪಾಸಿಸಬೇಕಾದ ಕಟ್ಟಡಗಳ ಗರಿಷ್ಠ ಎತ್ತರ ಅರ್ಧ ಭಾಗದಷ್ಟು ಅಂತರದ ನಡುವಾಗವನ್ನು ಕಾಯ್ದಿರಿಸುವುದು.

Town Planner Member

anow
Commissioner


20.	ಕಾವೇರಿ ನೀರಿನ ಕರ, ವರ್ತುಲ ಕರ, ಮೆಟ್ರೋ ಕರ, MRTS ಕರ ಮತ್ತು ಇತರೆ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರತಕ್ಕದ್ದು. ಈ ಸಂಬಂಧ ನೋಟರೈಸ್ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.;
21.	ಸಕ್ಷಮ ಪ್ರಾಧಿಕಾರದ ಅಭಿಯಂತರ ವಿಭಾಗದವರು ಕೆರೆ/ನಾಲ Buffer ಗಾಗಿ ಕಾಯ್ದಿರಿಸಿರುವ ಜಾಗಗಳನ್ನು ಯಥವತ್ತಾಗಿ ಸ್ಥಳದಲ್ಲಿ ಕಾಯ್ದಿರಿಸಲಾಗಿದೆಯೇ ಎಂಬುದರ ಬಗ್ಗೆ ಪರಿಶೀಲಿಸಿ ಕೊಂಡು ಬಫರ್ ಜಾಗದಲ್ಲಿ ಯಾವುದೇ ಒತ್ತುವರಿ/ನಿರ್ಮಾಣಗಳು ಬಾರದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸತಕ್ಕದ್ದು.
22.	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 75 / 2018, ದಿನಾಂಕ 07.09.2018

ವಿಷಯ:- ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಚೊಕ್ಕನಹಳ್ಳಿ ಗ್ರಾಮದ ಸ.ನಂ. 45(ಪಿ), ರಲ್ಲಿನ 14973.24 ಚ.ಮೀ. (03 ಎಕರೆ 28ಗುಂಟೆ) ವಿಸ್ತೀರ್ಣದ ಪ್ರದೇಶಕ್ಕೆ ವಸತಿಯೇತರ (ಶೈಕ್ಷಣಿಕ ಮತ್ತು ಆಸ್ಪತ್ರೆ) ಉದ್ದೇಶಕ್ಕಾಗಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆಯನ್ನು ಮೆ: ಭಾರತೀಯ ಸಿಟಿ ಡೆವಲಪರ್ಸ್ ಪ್ರೈ.ಲಿ. ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳನ್ನು ಚರ್ಚಿಸಲಾಯಿತು. ದಿನಾಂಕ 29.4.18 ರಂದು ಅನುಮೋದನೆ ನೀಡಿರುವ ವಸತಿ ಮತ್ತು ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯ ಒಟ್ಟು ವಿಸ್ತೀರ್ಣ 105 ಎಕರೆ 35 ಗುಂಟೆ ವಿಸ್ತೀರ್ಣದಿಂದ ಸರ್ವೆ ನಂ. 45 ರಲ್ಲಿ 03 ಎಕರೆ 28 ಗುಂಟೆ ಹೊರತುಪಡಿಸಲು ದಿನಾಂಕ 25.01.2018 ರಂದು ಜರುಗಿದ ಸಭೆಯ ವಿಷಯ ಸಂಖ್ಯೆ 10/2018 ರಲ್ಲಿ ಹೊರತುಪಡಿಸಲು ತೀರ್ಮಾನಿಸಿರುವುದನ್ನು ಸಭೆಯು ಗಮನಿಸಿತು. ಸರ್ಕಾರದ ದಿನಾಂಕ 20.03.2015 ರ ಅಧಿಸೂಚನೆಯಲ್ಲಿ ನಿವೇಶನದ ವಿಸ್ತೀರ್ಣ 1000 ಚ.ಮೀ. ಗಿಂತ ಹೆಚ್ಚಾಗಿದ್ದು, ರಸ್ತೆಗೆ ಲಗತ್ತಾಗಿ ನಿವೇಶನದ ಅಗಲ 10 ಮೀ. ಅಥವಾ ಅದಕ್ಕಿಂತ ಹೆಚ್ಚಾಗಿದ್ದು, ಲಗತ್ತಾಗಿರುವ ರಸ್ತೆಯ ಅಗಲ 18 ಮೀ. ಗಿಂತ ಹೆಚ್ಚಾಗಿದ್ದಲ್ಲಿ ವಸತಿ ಮುಖ್ಯ ಭೂ ಉಪಯೋಗದಲ್ಲಿ ಪೂರಕ ಚಟುವಟಿಕೆಗಳನ್ನು ಮುಖ್ಯ ಚಟುವಟಿಕೆಗಳಾಗಿ ಅನುಮತಿಸಲು ಅವಕಾಶವಿದ್ದು, ಪ್ರಸ್ತಾಪಿಸಿರುವ ಪೂರಕ ಚಟುವಟಿಕೆಗಳಿಗೂ ಕೂಡ ಅವಕಾಶವಿರುತ್ತದೆ. ಪ್ರಸ್ತಾಪಿಸಿರುವ ಜಾಗಕ್ಕೆ ನೇರ ಉಪಗಮ ರಸ್ತೆ ಸಂಪರ್ಕ ಇಲ್ಲದೇ ಇರುವುದರಿಂದ PRR ರಸ್ತೆಗಾಗಿ ಅಧಿಸೂಚಿಸಲಾದ ಜಮೀನನ್ನು ಇನ್ನು ಹಸ್ತಾಂತರ ಆಗದೇ ಇರುವುದರಿಂದ, PRR ಗಾಗಿ ಕಾಯ್ದಿರಿಸಿರುವ ಜಾಗದಲ್ಲಿ ರಸ್ತೆ ಸಂಪರ್ಕ ಕಲ್ಪಿಸಲು ನಕ್ಷೆಯಲ್ಲಿ ಗುರುತಿಸಿರುವ ಜಮೀನನ್ನು ಪ್ರಾಧಿಕಾರಕ್ಕೆ ಯಾವುದೇ ಭೂ ಪರಿಹಾರ ಅಥವಾ ಇತರೆ ಅನುಕೂಲಗಳನ್ನು [TDR / FAR] ನೀಡದೆ ಹಸ್ತಾಂತರ ಮಾಡಿಕೊಳ್ಳಲು ತೀರ್ಮಾನಿಸಲಾಯಿತು.


Town Planner Member


Town Planner Member

ಮೇಲ್ಕಂಡ ತೀರ್ಮಾನದೊಂದಿಗೆ ದಿನಾಂಕ 16.03.2018 ರ ವಿಷಯ ಸಂಖ್ಯೆ 67/2018 ರ ತೀರ್ಮಾನವನ್ನು ರದ್ದಿಪಡಿಸಿ, ಅರ್ಜಿದಾರರು ಸಲ್ಲಿಸಿರುವ ವಸತಿಯೇತರ [ಶೈಕ್ಷಣಿಕ ಮತ್ತು ಆಸ್ಪತ್ರೆ] ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಸ್ವತ್ತಿನಲ್ಲಿ ಹಾದು ಹೋಗಿರುವ ನಾಲಾಗಳಿಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿರುವುದರಿಂದ ನಕ್ಷೆಯಲ್ಲಿ ತಿದ್ದುಪಡಿಗಳ ಅವಶ್ಯಕತೆ ಇದ್ದಲ್ಲಿ ಅಳವಡಿಸಿಕೊಂಡು ನಕ್ಷೆ ಅನುಮೋದಿಸುವ ಅಧಿಕಾರವನ್ನು ಆಯುಕ್ತರಿಗೆ ಪ್ರತ್ಯಾಯೋಜಿಸಿ, ಸೆಷನ್ಸ್ ಷರತ್ತುಗಳಿಗೊಳಪಡಿಸಿ ವಸತಿಯೇತರ (ಶೈಕ್ಷಣಿಕ ಮತ್ತು ಆಸ್ಪತ್ರೆ) ಉದ್ದೇಶಕ್ಕಾಗಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


ಠರಾವು ಸಂಖ್ಯೆ: 76 / 2018, ದಿನಾಂಕ 07.09.2018

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಚಿಕ್ಕನಾಯಕನಹಳ್ಳಿ ಗ್ರಾಮದ ಸರ್ವೆ ನಂ 6P ರಲ್ಲಿ 04ಎಕರೆ-38ಗುಂಟೆ, ಸ.ನಂ 7/3 ರಲ್ಲಿ 01ಎಕರೆ-37ಗುಂಟೆ, ಸ.ನಂ 7/5 ರಲ್ಲಿ 02ಎಕರೆ-32ಗುಂಟೆ, ಸ.ನಂ 7/6 ರಲ್ಲಿ 0-20ಗುಂಟೆ, ಸ.ನಂ 66/1 ರಲ್ಲಿ 01ಎಕರೆ-00ಗುಂಟೆ ಮತ್ತು ಸ.ನಂ 66/2 ರಲ್ಲಿ 01ಎಕರೆ-26.80ಗುಂಟೆ ಒಟ್ಟಾರೆ 12ಎಕರೆ-33.80ಗುಂಟೆ ಅಥವಾ 51951.09 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸುವಂತೆ ಜಮೀನಿನ ಮಾಲೀಕರಾದ ಶ್ರೀ ಶ್ರೀನಿವಾಸ ಮತ್ತು ಶ್ರೀ ದತ್ತಾತ್ರೇಯ ಮತ್ತು ಇತರರು, ಶ್ರೀ ಮುನಿರಾಜು ರವರ ಪರವಾಗಿ GPA ಮತ್ತು JDದಾರರಾದ M/s Odion Builders and Developers ರವರು, ಶ್ರೀ ಹೆಚ್.ಎಲ್.ಸೋಮಶೇಖರ್, ಜಮೀನಿನ ಮಾಲೀಕರಾದ M/s Odion Builders and Developers, M/s Orchids Apartment Pvt Ltd., ಹಾಗೂ ಶ್ರೀ ಉಮಾಪತಿ ಮತ್ತು ಇತರರ ಪರವಾಗಿ M/s Nimritha Infrastructure Pvt Ltd., ಮತ್ತು M/s Odion Builders and Developers ರವರು ಕೋರಿರುವ ಬಗ್ಗೆ.

*** **

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಕಂದಾಯ ಇಲಾಖೆಯಿಂದ / ಸಕ್ಷಮ ಪ್ರಾಧಿಕಾರದಿಂದ ಸರ್ವೆ ದಾಖಲೆಗಳಲ್ಲಿರುವ ಕಾಲು ದಾರಿಯ ಪಥ ಬದಲಾವಣೆ ಆದೇಶವನ್ನು ಪಡೆದು ಸಲ್ಲಿಸಿದ ನಂತರ ವಸತಿ ಬಡಾವಣೆ ನಕ್ಷೆಯಲ್ಲಿ ತಿದ್ದುಪಡಿಗಳೇನಾದರೂ ಇದ್ದಲ್ಲಿ ವಲಯ ನಿಯಮಾವಳಿಗಳ ಪ್ರಕಾರ ಹಾಗೂ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದ ಪ್ರಕಾರ ತಿದ್ದುಪಡಿಗಳನ್ನು ಅಳವಡಿಸಿಕೊಂಡು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ


Town Planner Member



ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 196 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
3	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬಡಾವಣೆಗಳನ್ನು ಮಾಡುವಂತಿಲ್ಲ.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸತೋರಿಸತಕ್ಕದ್ದು.
5	ಉದ್ಯಾನವನ ಮತ್ತು ಬಯಲುಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100/- ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
6	ವಸತಿ ಬಡಾವಣೆ ನಕ್ಷೆ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
7	ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು, ನೋಂದಾಯಿತ ಪರಿತ್ಯಾಜನಾ ಪತ್ರದ, ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
8	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು
9	ಅರ್ಜಿದಾರರು ಉದ್ದೇಶಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.


Town Planner Member


Commissioner

11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯಶಾಇ 24 ಶಾಸನ 2015, ಬೆಂಗಳೂರು, ದಿನಾಂಕ: 10/09/2015 ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ನಂತರ, ಅಂತಿಮವಾಗಿ ವಿನ್ಯಾಸವನ್ನು ಬಿಡುಗಡೆಗೊಳಿಸಲಾಗುವುದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸುವುದು. ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
20	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರ ಉಪಯೋಗಗಳಿಗೆ Dual Piping System ಅಳವಡಿಸುವುದು.
21	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
22	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.

Town Planner Member


Commissioner

23	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.
24	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸಕ್ಕದ್ದು, ಆ ವರ್ಗದವರಿಗೆ ನಿವೇಶನವನ್ನು ಹಂಚಿಕೆ ಮಾಡತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
25	BWSSB, BESCOM ಇಲಾಖೆಗಳಿಂದ ಹಾಗೂ ಅಗತ್ಯಕನುಗುಣವಾಗಿ KSPCB ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
26	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
27	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ರರಾವು ಸಂಖ್ಯೆ: 77 / 2018, ದಿನಾಂಕ 07.09.2018

ವಿಷಯ:- ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಹೊಸ ಸರ್ವೆ ನಂ.341 (ಹಳೆ ಸರ್ವೆ ನಂ.154) ರಲ್ಲಿನ 05ಎಕರೆ ವಿಸ್ತೀರ್ಣದ ಜಮೀನಿನಲ್ಲಿ ಪೈಮರಿ ಶಾಲಾ (ಶೈಕ್ಷಣಿಕ ಉದ್ದೇಶದ) ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡುವಂತೆ ಶ್ರೀಮತಿ. ಅನುಪಮ.ಆರ್.ರೆಡ್ಡಿ ರವರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ಪ್ರಸ್ತಾವನೆಯು ಕೃಷಿ ವಲಯದಲ್ಲಿದ್ದು, ಈ ವಲಯದಲ್ಲಿ ಒಟ್ಟು ವಿಸ್ತೀರ್ಣದ ಶೇ. 20 ರಷ್ಟು ಜಾತ ಮಾತ್ರ Coverage ಹಾಗೂ G + 1 UF ಅನುಮತಿಸಲು ಅವಕಾಶವಿರುವುದು. ಆದುದರಿಂದ ಪೈಮರಿ ಶಾಲಾ [ಶೈಕ್ಷಣಿಕ ಉದ್ದೇಶದ] ಅಭಿವೃದ್ಧಿ ಯೋಜನಾ ನಕ್ಷೆ RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಪೈಮರಿ ಶಾಲಾ (ಶೈಕ್ಷಣಿಕ ಉದ್ದೇಶದ) ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


Town Planner Member



Commissioner

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು
2	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ ಮತ್ತು Sewage treatment plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಸಲ್ಲಿಸುವುದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸಕ್ಕದ್ದು.
3	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರವೇ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಹಿಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
4	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು
5	ಪ್ರಾಧಿಕಾರವು ಅನುಮೋದಿಸಿರುವ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
6	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು.
7	ಉದ್ಯಾನವನ ಮತ್ತು ಬಯಲುಜಾಗಗಳನ್ನು ಮತ್ತು Surface Parking ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಅಳವಡಿಸುವುದು.
8	H.T.Line ಅಂಚಿನಿಂದ ನಿಯಮಾವಳಿಯಂತೆ ಸೂಕ್ತ ಬಫರ್ ಅನ್ನು ಅಳವಡಿಸುವುದು.
9	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
10	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
11	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
12	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.

Town Planner Member


Commissioner

13	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅಭಿವೃದ್ಧಿದಾರರು ತಪ್ಪು ಮಾಹಿತಿ : ದಾಖಲಾತಿ ನೀಡಿದ್ದು, ತಿಳಿದುಬಂದಲ್ಲಿ ಈಗ ನೀಡಿರುವ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ.
14	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಗಂಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
15	ದಿನಾಂಕ 16.06.2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ 07.01.2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ 09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು, NOC ಮತ್ತು ಇನ್ನಿತರೆ ವಿವರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
16	ಅಭಿವೃದ್ಧಿ ಯೋಜನೆಯಲ್ಲಿನ ಪ್ರತಿ ಘಟಕಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
17	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, RWH, SWM, Transformer ಗಳಿಗಾಗಿ ಸೂಕ್ತ ಜಾಗವನ್ನು ಕಾಯ್ದಿರಿಸುವುದು ಹಾಗೂ Transformer yard ಗೆ KPTCL ನಿಯಮಾವಳಿಯಂತೆ ಅಗತ್ಯ ಜಾಗವನ್ನು ಕಾಯ್ದಿರಿಸತಕ್ಕದ್ದು.
18	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
19	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
20	ಕಟ್ಟಡ ನಕ್ಷೆ ಅನುಮೋದನೆ ನೀಡುವ ಸಕ್ಷಮ ಪ್ರಾಧಿಕಾರವು ದಿನಾಂಕ:19/09/2009 ರ ಸರ್ಕಾರದ ಸುತ್ತೋಲೆ ಸಂಖ್ಯೆ:ನಅಇ 237 ಬೆಂಪ್ರಾ 2009 ರಂತೆ ಕ್ರಮ ಕೈಗೊಂಡು ನಂತರ ಕಟ್ಟಡ ನಕ್ಷೆಗೆ ಅನುಮೋದನೆ ನೀಡತಕ್ಕದ್ದು.
21	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಪ್ರಮಾಣ ಪತ್ರ ಸಲ್ಲಿಸುವುದು ಹಾಗೂ ಸಲ್ಲಿಸುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
22	W.P.No.41129/2015 ದಿನಾಂಕ:30/10/2015 ರಂದು ಮಾನ್ಯ ಉಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮೆಟ್ರೋ ಸೆಸ್ ಸಂಬಂಧ ಸರ್ಕಾರವು ತೆಗೆದುಕೊಳ್ಳುವ ಅಂತಿಮ ತೀರ್ಮಾನಕ್ಕೆ ಬದ್ಧರಾಗಿರುವುದು.
23	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು


Town Planner Member



Commissioner

ಠರಾವು ಸಂಖ್ಯೆ: 78 / 2018, ದಿನಾಂಕ 07.09.2018

ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕಣ್ ಮಿಣಿಕೆ ಗ್ರಾಮದ ಸರ್ವೆ ನಂ.95(ಪಿ) ರಲ್ಲಿನ ಒಟ್ಟು 202343.63 ಚ.ಮೀ (50 ಎಕರೆ) ವಿಸ್ತೀರ್ಣದ ಪ್ರದೇಶಕ್ಕೆ ಅಭಿಯಂತರ ವಿಭಾಗದವರು ಮಾರ್ಪಾಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದಿಸುವಂತೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ಸಮಯದಲ್ಲಿ ಈ ಹಿಂದೆ ವಸತಿ ಅಭಿವೃದ್ಧಿ ನಕ್ಷೆ ಅನುಮೋದನೆ ಸಮಯದಲ್ಲಿ ಇದ್ದ ಹಾಲಿ ರಸ್ತೆಯ ಅಗಲ ಕೇವಲ 8 ಮೀ. ಇದ್ದು, ಒತ್ತುವರಿಗಳನ್ನು ತೆರವುಗೊಳಿಸಿ 9 ಮೀ. ಅಗಲಕ್ಕೆ ವಿಸ್ತರಿಸತಕ್ಕದ್ದೆಂದು ಹಾಗೂ ಹಾಲಿ ರಸ್ತೆಯನ್ನು 18 ಮೀಟರ್ ಗೆ ವಿಸ್ತರಿಸಲು ಸೂಕ್ತ ಕ್ರಮ ಕೈಗೊಳ್ಳತಕ್ಕದ್ದೆಂದು ಷರತ್ತು ವಿಧಿಸಲಾಗಿದ್ದು, ಆದರೆ ಪ್ರಸ್ತುತ BMRDA ಯಿಂದ ಅನುಮೋದನೆಯಾಗಿರುವ ಖಾಸಗಿ ಬಡಾವಣೆಯಲ್ಲಿನ ಹಾಲಿ 15.00 ಮೀ. ರಸ್ತೆಯಿಂದ ಸಂಪರ್ಕ ಸಿಗುತ್ತಿರುವುದರಿಂದ ಸದರಿ ರಸ್ತೆಯನ್ನೇ ಸಂಪರ್ಕ ರಸ್ತೆ ಎಂದು ಪರಿಗಣಿಸಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ಸಭೆಯ ವಿಷಯ ಸಂಖ್ಯೆ 60/2018, ದಿನಾಂಕ 05.03.2018 ರಲ್ಲಿ ಬೆಂಗಳೂರು - ಮೈಸೂರು ಹೆದ್ದಾರಿಯಿಂದ ಕಣ್ ಮಿಣಿಕೆ ವಸತಿ ಯೋಜನಾ ಪ್ರದೇಶಕ್ಕೆ ಎರಡು ಸಂಪರ್ಕ ರಸ್ತೆ ನಿರ್ಮಾಣ ಮಾಡಲು ಅನುಮೋದನೆ ನೀಡಿರುವುದನ್ನು ಗಮನಿಸಿ, ಹೊಸದಾಗಿ ಭೂ ಸ್ವಾಧೀನ ಪಡಿಸಿಕೊಂಡು ರಸ್ತೆ ನಿರ್ಮಾಣದ ಅವಶ್ಯಕತೆ ಇಲ್ಲವೆಂದು ತೀರ್ಮಾನಿಸಲಾಯಿತು. ಸರ್ವೆ ನಂ. 95 ರಲ್ಲಿನ 50 ಎಕರೆ ಪ್ರದೇಶವನ್ನು ಕಂದಾಯ ಇಲಾಖೆಯವರು ಪ್ರಾಧಿಕಾರಕ್ಕೆ ಹಸ್ತಾಂತರಿಸಿದ್ದು, ಹೀಗೆ ಹಸ್ತಾಂತರಿಸಿದ್ದ ಪ್ರದೇಶದಲ್ಲಿ ಗ್ರಾಮ ನಕ್ಷೆಯಂತೆ ಕೊರಕಲು ಮತ್ತು ಹಳ್ಳಗಳನ್ನು ಸೂಚಿಸಿರುವುದನ್ನು ಸಭೆಯ ಗಮನಕ್ಕೆ ತರಲಾಗಿ, ಸರ್ಕಾರದ ಆದೇಶದಲ್ಲಿ ಸರ್ವೆ ನಂ. 95 ರಲ್ಲಿನ 50 ಎಕರೆ ವಿಸ್ತೀರ್ಣಕ್ಕೆ ಕಂದಾಯ ಇಲಾಖೆ ಇವರಿಂದ ಹಳ್ಳ ಎಂದು ಗ್ರಾಮ ನಕ್ಷೆಯಲ್ಲಿ ಗುರುತಿಸಿರುವ ಜಾಗವನ್ನು ಸೇರಿದಂತೆ 50 ಎಕರೆ ಪ್ರದೇಶಕ್ಕೆ ಶುಲ್ಕ ಪಾವತಿಸಿಕೊಂಡು ವಸತಿ ಉದ್ದೇಶಕ್ಕೆ ಪ್ರಾಧಿಕಾರಕ್ಕೆ ಹಸ್ತಾಂತರವಾಗಿರುವುದರಿಂದ ಕೊರಕಲು ಮತ್ತು ಹಳ್ಳದ ಪ್ರದೇಶವನ್ನು ವಸತಿ ಬಳಕೆಗೆ ಮಂಜೂರು ಮಾಡಲಾಗಿದೆ ಎಂದು ಭಾವಿಸಬಹುದಾಗಿದ್ದು, ಅದರಂತೆ ವಸತಿ ಉದ್ದೇಶಕ್ಕೆ ಉಪಯೋಗಿಸಬಹುದಾಗಿದೆ ಎಂದು ತೀರ್ಮಾನಿಸಲಾಯಿತು. ಪ್ರಸ್ತಾವಿತ ಬ್ಲಾಕ್ ಗಳನ್ನು ಕೇವಲ Lobby ಮೂಲಕ ಒಂದುಗೂಡಿಸಿದ್ದು, ಸದರಿ Lobby ಪ್ರದೇಶದಲ್ಲಿ Public Utility ಸಂಬಂಧಿಸಿದ ಉದ್ದೇಶಕ್ಕೆ ಉಪಯೋಗಿಸಲು ಸೂಕ್ತ ಮಾರ್ಪಾಡನ್ನು ಕಟ್ಟಡ ನಕ್ಷೆಯಲ್ಲಿ ಸೂಚಿಸಬೇಕೆಂದು ತೀರ್ಮಾನಿಸಲಾಯಿತು. ಈ ಹಿಂದೆ ಅನುಮೋದಿಸಲಾಗಿರುವ ಬ್ಲಾಕ್ ಗಳಲ್ಲಿ ಹಾಗೂ ಪ್ರಸ್ತುತ ಉದ್ದೇಶಿಸಿರುವ ಬ್ಲಾಕ್ ಗಳಲ್ಲಿಯೂ ವಲಯ ನಿಯಮಾವಳಿಯನ್ವಯ ವಾಹನ ನಿಲುಗಡೆಗೆ ಜಾಗವನ್ನು ಕಾಯ್ದಿರಿಸಲಾಗಿರುವುದರಿಂದ ಪ್ರತ್ಯೇಕವಾಗಿ MLCP ಯನ್ನು ನಿರ್ಮಿಸುವ ಅಗತ್ಯತೆ ಇಲ್ಲವೆಂದು ತೀರ್ಮಾನಿಸಲಾಯಿತು. ಈ ಹಿನ್ನೆಲೆಯಲ್ಲಿ ಮಾರ್ಪಾಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು



Town Planner Member


ಅಧಿಕಾರಿ

ನ್ಯಾಯಮಂಡಳಿ [NGT] ಆದೇಶದಂತೆ ಸ್ವತ್ತಿನಲ್ಲಿ ಹಾಡು ಹೋಗಿರುವ ನಾಲಾಗಳಿಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಮಾರ್ಪಾಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ದಿನಾಂಕ.19/06/2015 ರಂದು ನೀಡಿರುವ ಕಛೇರಿ ಆದೇಶವನ್ನು ರದ್ದುಗೊಳಿಸುವುದು.
2	ಸದರಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರವೇ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
3	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಪ್ರಾಧಿಕಾರವೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಸಲ್ಲಿಸುವುದು.
4	ಪ್ರಾಧಿಕಾರವು ಅನುಮೋದಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
5	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
6	ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಉದ್ಯಾನವನ ಮತ್ತು ಬಯಲುಜಾಗ ಮತ್ತು ಸಿ.ಎ. ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಅಳವಡಿಸುವುದು.
7	ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
8	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
9	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
10	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳತಕ್ಕದ್ದು
11	ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.


Town Planner Member


Commissioner

12	ದಿನಾಂಕ 16.06.2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ 07.01.2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ 09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು, ಅನ್ವಯಿಸುವ ವಿವಿಧ ಇಲಾಖೆಗಳ NOC ಮತ್ತು ಇನ್ನಿತರೆ ದಾಖಲೆ/ವಿವರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
13	ವಸತಿ ಅಭಿವೃದ್ಧಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
14	ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
15	ದಿನಾಂಕ 21/12/2010 ರ Joint Technical Committee ಹಾಗೂ ದಿನಾಂಕ 07/01/2011 ರ ಸಮಿತಿ ಸಭೆಯ ತೀರ್ಮಾನದಂತೆ, ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ವಿವಿಧ ಇಲಾಖೆಗಳಿಂದ ಪಡೆದ NOC ಗಳನ್ನು ಸಲ್ಲಿಸತಕ್ಕದ್ದು.
16	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ನಿಯಮಾನುಸಾರ ಆರ್ಥಿಕ ಹಿಂದುಳಿದ ವರ್ಗದವರಿಗಾಗಿ (EWS) ಶೇ.10 ರಷ್ಟು ಅಂದರೆ 282 ಘಟಕಗಳನ್ನು ಕಾಯ್ದಿರಿಸಬೇಕಿರುತ್ತದೆ.
17	ಪ್ರಾಧಿಕಾರದ ಅಭಿಯಂತರ ವಿಭಾಗದವರು ಉದ್ದೇಶಿತ ವಸತಿ ಸಮುಚ್ಚಯ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಪೂರ್ವದಿಕ್ಕಿನಲ್ಲಿ ರೈಲ್ವೆ ಟ್ರಾಕ್ ಹಾದು ಹೋಗುತ್ತಿರುವ ರೈಲ್ವೆ ಸ್ವತ್ತಿನ ಗಡಿಯಿಂದ 30.00ಮೀ ಅಗಲದ ಬಫರ್ ನ್ನು ಕಾಯ್ದಿರಿಸಬೇಕಾಗಿದ್ದು, ಕಾಯ್ದಿರಿಸಿರುವ ಜಾಗಗಳನ್ನು ಯಥವತ್ತಾಗಿ ಸ್ಥಳದಲ್ಲಿ ಕಾಯ್ದಿರಿಸಲಾಗಿದೆಯೇ ಎಂಬುದರ ಬಗ್ಗೆ ಪರಿಶೀಲಿಸಿಕೊಂಡು ಯಾವುದೇ ಒತ್ತುವರಿ / ನಿರ್ಮಾಣಗಳು ಬಾರದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸತಕ್ಕದ್ದು.
18	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

Town Planner Member

Commissioner

ರರಾವು ಸಂಖ್ಯೆ: 79 / 2018, ದಿನಾಂಕ 07.09.2018

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಹಳೇಹಳ್ಳಿ ಗ್ರಾಮದ ಸರ್ವೆ ನಂ.32/1 ರಲ್ಲಿನ 02 ಎಕರೆ ವಿಸ್ತೀರ್ಣದ ಜಮೀನಿಗೆ ವಸತಿ ಬಡಾವಣೆ ನಕ್ಷೆ ಅನುಮೋದನೆ ಕೋರಿ ಶ್ರೀಮತಿ, ಎ.ಆರ್.ಕಾಂತಲಕ್ಷ್ಮಿ ಇವರ ಮನವಿಯ ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಕಂದಾಯ ಇಲಾಖೆಯಿಂದ / ಸಕ್ಷಮ ಪ್ರಾಧಿಕಾರದಿಂದ ಸರ್ವೆ ದಾಖಲೆಗಳಲ್ಲಿರುವ ಕಾಲು ದಾರಿಯ ಪಥ ಬದಲಾವಣೆ ಆದೇಶವನ್ನು ಪಡೆದು ಸಲ್ಲಿಸಿದ ನಂತರ ವಸತಿ ಬಡಾವಣೆ ನಕ್ಷೆಯಲ್ಲಿ ತಿದ್ದುಪಡಿಗಳೇನಾದರೂ ಇದ್ದಲ್ಲಿ ವಲಯ ನಿಯಮಾವಳಿಗಳ ಪ್ರಕಾರ ಹಾಗೂ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದ ಪ್ರಕಾರ ತಿದ್ದುಪಡಿಗಳನ್ನು ಅಳವಡಿಸಿಕೊಂಡು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 32 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ.
2	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಗಳನ್ನು ಮಾಡುವಂತಿಲ್ಲ.
3	ತಾತ್ಕಾಲಿಕ ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
4	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.

Town Planner Member

Commissioner

5	ಉದ್ಯಾನವನ / ಬಯಲು ಜಾಗಗಳಿಗೆ Chain Link Fencing ಅಳವಡಿಸಿ ರಸ್ತೆಗಳು, ಉದ್ಯಾನವನ / ಬಯಲು ಜಾಗಗಳನ್ನು ನೋದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
6	ಅರ್ಜಿದಾರರು ಉದ್ದೇಶಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಆಯುಕ್ತರು ಅನುಮೋದಿತ ಬಡಾವಣೆ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
7	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿ ಅನುಮೋದನೆ ಪಡೆದಿರುವುದು ದೃಢಪಟ್ಟಲ್ಲಿ ಯಾವುದೇ ಸೂಚನೆ ನೀಡಿದೇ ಅನುಮೋದನೆಯನ್ನು ರದ್ದುಪಡಿಸುವ ಅಧಿಕಾರವನ್ನು ಆಯುಕ್ತರು ಹೊಂದಿರುತ್ತಾರೆ.
8	ಪ್ರಸ್ತಾವಿತ ವಿನ್ಯಾಸದಲ್ಲಿನ ಅಭಿವೃದ್ಧಿಗಳಿಂದ ಉತ್ಪತ್ತಿಯಾಗುವ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. ಶೇಖರಣೆ ಮತ್ತು ಸಂಸ್ಕರಣೆ ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
9	ತಾತ್ಕಾಲಿಕ ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು. ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು. ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
10	ತಾತ್ಕಾಲಿಕ ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
11	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಆದೇ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.
12	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
13	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
14	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
15	ತಾತ್ಕಾಲಿಕ ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು.


Town Planner Member


Commissioner

16	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
17	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಕಾಮಗಾರಿಗಳನ್ನು ಕೈಗೊಳ್ಳತಕ್ಕದ್ದು.
18	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
19	BWSSB, BESCOM ಇಲಾಖೆಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಕುರಿತು NOC ಗಳನ್ನು ಪಡೆದು ಸಕ್ಷಮ ಪ್ರಾಧಿಕಾರಕ್ಕೆ ನಿವೇಶನಗಳ ಬಿಡುಗಡೆಗೆ ಪ್ರಸ್ತಾವನೆಯನ್ನು ಸಲ್ಲಿಸುವುದು.
22	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
23	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲು ಕರ, MRTS ಕರ, ಮೆಟ್ರೋ ಸೆಸ್, ಶುಲ್ಕಗಳ, ಪರಿಷ್ಕರಣೆ ದರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು. ಹಾಗೂ ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
24	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ನಗರ ಯೋಜಕ ಸದಸ್ಯರು
10/11/14

ಆಯುಕ್ತರು

ಅಧ್ಯಕ್ಷರು

ದಿನಾಂಕ 16.03.2018 ರಂದು ಬೆಳಿಗ್ಗೆ 9.30 ಗಂಟೆಗೆ ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 2018 ನೇ ಸಾಲಿನ ಮೂರನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳು.

ಅಧ್ಯಕ್ಷರು : ಶ್ರೀ ಕೆ. ವೆಂಕಟೇಶ್, ಮಾನ್ಯ ಶಾಸಕರು

ಉಪಸ್ಥಿತರಿದ್ದ ಸದಸ್ಯರುಗಳು

2.	ಶ್ರೀ ರಾಖೇಶ್ ಸಿಂಗ್ , ಭಾ.ಆ.ಸೇ. ಆಯುಕ್ತರು, ಬೆಂಗಳೂರು, ಬೆಂಗಳೂರು.
3.	ಶ್ರೀ ಬಿ.ಎ. ಬಸವರಾಜ್, ಮಾನ್ಯ ಶಾಸಕರು ಮತ್ತು ಸದಸ್ಯರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
4..	ಶ್ರೀ ಎನ್.ಟಿ. ಸೋಮಶೇಖರ್, ಮಾನ್ಯ ಶಾಸಕರು ಮತ್ತು ಸದಸ್ಯರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
5.	ಶ್ರೀ ಜಗದೀಶ್ ರೆಡ್ಡಿ, ಸದಸ್ಯರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
6.	ಶ್ರೀ ಬಸವರಾಜು, ಕಾರ್ಯದರ್ಶಿಗಳು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
7.	ಶ್ರೀ ಎನ್.ಕೆ. ತಿಪ್ಪೇಸ್ವಾಮಿ, ಸದಸ್ಯ ಸಮಾವೇಶಕರು, ನಗರ ಯೋಜನಾ ಸಮಿತಿ ಸಭೆ ಮತ್ತು ನಗರ ಯೋಜಕ ಸದಸ್ಯರು, ಬೆಂಗಳೂರು, ಬೆಂಗಳೂರು.

ವಿಶೇಷ ಆಹ್ವಾನಿತರು

8.	ಶ್ರೀ ಬಿ.ಎಲ್. ರವೀಂದ್ರಬಾಬು , ಅಭಿಯಂತರ ಸದಸ್ಯರು, ಬೆಂಗಳೂರು, ಬೆಂಗಳೂರು.
9.	ಶ್ರೀ ಜಿ. ಲಿಂಗಮೂರ್ತಿ, ಉಪ ಆಯುಕ್ತರು, [ಭೂ ಸ್ವಾ], ಬೆಂಗಳೂರು, ಬೆಂಗಳೂರು.
10.	ಶ್ರೀ ಜಿ.ವಿ. ಅಂಗಡಿ ಹಿರೇಮಠ್ ಕಾನೂನು ಅಧಿಕಾರಿಗಳು, ಬೆಂಗಳೂರು, ಬೆಂಗಳೂರು.

ಗೈರು ಹಾಜರಾದ ಸದಸ್ಯರು:


1.	ಶ್ರೀ ಮಂಜುನಾಥ್ ಪ್ರಸಾದ್ ಎನ್. ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು
2.	ಶ್ರೀ ತುಷಾರ್ ಗಿರಿನಾಥ್ ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು.


A	ದಿನಾಂಕ 05.03.2018 ರಂದು ಜರುಗಿದ 2018ನೇ ಸಾಲಿನ ಎರಡನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳನ್ನು ಸ್ಥಿರೀಕರಿಸುವ ವಿಚಾರ.
	ದಿನಾಂಕ 05.03.2018 ರಂದು ಜರುಗಿದ 2018ನೇ ಸಾಲಿನ ಎರಡನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳನ್ನು ಈ ಕೆಳಕಂಡಂತೆ ತಿದ್ದುಪಡಿಯೋಂದಿಗೆ ಸ್ಥಿರೀಕರಿಸಲಾಯಿತು.
B	ದಿನಾಂಕ 05.03.2018 ರಂದು ಜರುಗಿದ 2018ನೇ ಸಾಲಿನ ಎರಡನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸುವ ಬಗ್ಗೆ.
	ದಿನಾಂಕ 05.03.2018 ರಂದು ಜರುಗಿದ 2018ನೇ ಸಾಲಿನ ಎರಡನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸಲಾಯಿತು.


ಠರಾವು ಸಂಖ್ಯೆ: 48 / 2018, ದಿನಾಂಕ 16.03.2018

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಮುಳ್ಳೂರು ಗ್ರಾಮದ ಸರ್ವೆ ನಂ.47/ಪಿ ರಲ್ಲಿ 04ಎಕರೆ, 93 (ಹಳೇ ಸ.ನಂ 45) ರಲ್ಲಿ 02ಎ-02.50 ಗು [0-04.50 ಗು 'ಬಿ' ಖರಾಬು ಹೊರತುಪಡಿಸಿ], 94 (ಹಳೇ ಸ.ನಂ 45) ರಲ್ಲಿ 02ಎ-04ಗು [0-05ಗು 'ಬಿ' ಖರಾಬು ಹೊರತುಪಡಿಸಿ], 95 (ಹಳೇ ಸ.ನಂ 45) ರಲ್ಲಿ 02ಎ-07ಗು [0-07ಗು 'ಬಿ' ಖರಾಬು ಹೊರತುಪಡಿಸಿ], 98/2, 98/3 ರಲ್ಲಿ 01ಎಕರೆ 10ಗುಂಟೆ, 99 ರಲ್ಲಿ (ಹಳೇ ಸ.ನಂ 45P) ರಲ್ಲಿ 01ಎ-00ಗು, 101 (ಹಳೇ ಸ.ನಂ 45P) ರಲ್ಲಿ 02ಎ-00ಗು, 102 (ಹಳೇ ಸ.ನಂ 47) ರಲ್ಲಿ 02ಎ-00ಗು, 104 (ಹಳೇ ಸ.ನಂ 44) ರಲ್ಲಿ 0-07ಗು [0-01ಗು 'ಬಿ' ಖರಾಬು ಹೊರತುಪಡಿಸಿ], 105 (ಹಳೇ ಸ.ನಂ 44) ರಲ್ಲಿ 01ಎ-27ಗು [0-08ಗು 'ಬಿ' ಖರಾಬು ಹೊರತುಪಡಿಸಿ] ಒಟ್ಟಾರೆ 18ಎ-17.50 ಗು [0-19.50 ಗು 'ಬಿ' ಖರಾಬು ಹೊರತುಪಡಿಸಿ] ವಿಸ್ತೀರ್ಣದ ಪ್ರದೇಶದಲ್ಲಿ ಮರು ಮಾರ್ಪಡಿತ ಸಮೂಹ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡುವಂತೆ ಅರ್ಜಿದಾರರು ಮತ್ತು GPA ದಾರರು/ಮಾಲೀಕರು M/s.India Build Villas Development Pvt Ltd., ಮತ್ತು M/s Indus Valley Properties pvt.ltd., ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ಮರು ಮಾರ್ಪಡಿತ ಸಮೂಹ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ



ನಗರ ಯೋಜಕ ಸವಸ್ಥರು



Commissioner



ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಮರು ಮಾರ್ಪಾಡಿತ ಸಮೂಹ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಮಾರ್ಪಾಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಮತ್ತು ಸರ್ಕಾರಿ ಗೋಮಾಳ ಜಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಜಾಗವನ್ನು(ABC ಎಂದು ಗುರ್ತಿಸಿದೆ) ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು ಹಾಗೂ ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
2	ಈ ಕಛೇರಿಯ ಮಾರ್ಪಾಡಿತ ಕಾರ್ಯದೇಶದ ಪತ್ರದ ಕ್ರಮ ಸಂಖ್ಯೆ:ಬೆಂಆಪ್ರಾ/ನಯೋಸ/DLP-21/2011-12/3669/2014-15, ದಿನಾಂಕ 02/01/2015 ರಂದು ನೀಡಿರುವ ಅನುಮೋದಿತ ಮಾರ್ಪಾಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಮತ್ತು ಮಾರ್ಪಾಡಿತ ಕಾರ್ಯದೇಶವನ್ನು ರದ್ದುಪಡಿಸಲಾಗಿದೆ.
3	ಪ್ರಶ್ನಿತ ಜಮೀನುಗಳ ಹಂಚಿಕೆ ಕುರಿತಂತೆ ಸಲ್ಲಿಸಲಾಗಿರುವ "Grant Certificate" ನಲ್ಲಿನ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
4	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
5	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
6	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
7	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
8	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9	ಸ್ವಾಭಾವಿಕವಾಗಿ ಇಳಿಜಾರಿನ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
10	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಕಟ್ಟಡ ಸುರಕ್ಷತೆಯ ಬಗ್ಗೆ Structural Stability ಪತ್ರ ಪಡೆದು ಪರಿಶೀಲಿಸಿಕೊಳ್ಳತಕ್ಕದ್ದು.
11	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.


ನಗರ ಯೋಜನೆ ಸದಸ್ಯರು


Commissioner


ಅಧ್ಯಕ್ಷರು,
ಬೆಂ ಆ ಪ್ರಾ ಬೆಂಗಳೂರು

12	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
13	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ದಾಖಲಾತಿಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
14	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
15	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು BWSSB ರವರ ನಿರ್ದೇಶನದಂತೆ ಅಳವಡಿಸುವುದು.
16	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೇನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
17	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
18	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
19	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
20	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್ ಕರ, ಮೆಟ್ರೋಸೆಸ್, ವಿವಿಧ ಇತರೆ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರುವುದಾಗಿ ಪ್ರಮಾಣ ಪತ್ರ ಸಲ್ಲಿಸುವುದು.

Thappa
ನಗರ ಯೋಜನೆ ಸವಸ್ಥರು

Commissioner

ಅಧ್ಯಕ್ಷರು,
ಬಿ.ಆ.ಪ್ರಾ. ಬೆಂಗಳೂರು


21	(EWS) ಅರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಅರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
22	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.
23	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 49 / 2018, ದಿನಾಂಕ 16.03.2018


ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಅಂಬಲೀಪುರ ಗ್ರಾಮದ ಸ.ನಂ. 16/2 ರಲ್ಲಿ 03 ಎಕರೆ 30ಗುಂಟೆ, ಸ.ನಂ.17/2 ರಲ್ಲಿ 01 ಎಕರೆ 35ಗುಂಟೆ ಒಟ್ಟು 05 ಎಕರೆ 25ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ವಸತಿಯೇತರ ವಾಣಿಜ್ಯ (IT/BT) ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಜಮೀನಿನ ಮಾಲೀಕರಾದ M/s Vaishnavi Infrastrucuture Pvt.Ltd ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿಯೇತರ ವಾಣಿಜ್ಯ [IT / BT] ಅಭಿವೃದ್ಧಿ ಯೋಜನಾ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ ವಾಣಿಜ್ಯ [IT / BT] ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
3	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
4	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿ ಕಾಯ್ದಿರಿಸಿರುವ ಉದ್ದೇಶಿತ ರಸ್ತೆ ಹಾಗೂ ರಸ್ತೆ ಅಗಲೀಕರಣ ಭಾಗಗಳಲ್ಲಿ ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು,
ಜಿಂ ಅ. ಪ್ರಾ. ಬೆಂಗಳೂರು

5	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
6	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
7	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ಸ್ವಾಭಾವಿಕವಾಗಿ ಇಳಿಜಾರಿನ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
9	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
10	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯವಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
11	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
12	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.

Thippeswamy
ನಗರ ಯೋಜನೆ ಸವಸ್ಥಾಪಕರು

ಅಧ್ಯಕ್ಷರು
ಬೆಂಗಳೂರು

ಅಧ್ಯಕ್ಷರು
ಬೆಂಗಳೂರು

13	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆ ಅನುವು ಮಾಡಿಕೊಡತಕ್ಕದ್ದು.
14	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
15	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
16	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
17	ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯುವ ಮುನ್ನ ಒಟ್ಟಾರೆ ವಿಸ್ತೀರ್ಣಕ್ಕೆ ಅಮಾಲ್ ಮೇಷನ್ ಖಾತಾ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
18	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
19	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
20	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
21	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.

Thippeswamy
ನಗರ ಯೋಜನೆ ಸವಸ್ಥರು

Commissioner
Commissioner


ಅಧ್ಯಕ್ಷರು
ಅಧ್ಯಕ್ಷರು
ಬೆಂ ಅ ಪ್ರಾ ಬೆಂಗಳೂರು


22	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್ ಕರ, ಮೆಟ್ರೋಸೆಸ್, ವಿವಿಧ ಇತರೆ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರುವುದಾಗಿ ಪ್ರಮಾಣ ಪತ್ರ ಸಲ್ಲಿಸುವುದು.
23	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
24	ಕಟ್ಟಡ ನಕ್ಷೆ ಅನುಮೋದನೆಯನ್ನು ಸಕ್ಷಮ ಪ್ರಾಧಿಕಾರದಿಂದ ನಿಯಮಾನುಸಾರ ಪಡೆಯತಕ್ಕದ್ದು.
25	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.


ಠರಾವು ಸಂಖ್ಯೆ: 50 / 2018, ದಿನಾಂಕ 16.03.2018

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಅಮಾನಿ ಬೆಳ್ಳಂದೂರು ಖಾನೆ ಗ್ರಾಮದ ಸರ್ವೆ ನಂ. 340/2, 340/3, 341/1, 341/2, 341/3, 341/4, 341/5, 342, 343/1, 343/2, 343/3, 344, 345/2, 346, 347, 349(ಪಿ), 366(ಪಿ), ಮತ್ತು ವರ್ತೂರು ಗ್ರಾಮದ ಸರ್ವೆ ನಂ.47/1, 47/2, 47/3, 47/4, 47/5, 47/6, ಹಾಗೂ ಖಾನೆ ಕಂದಾಯ ಗ್ರಾಮದ ಸರ್ವೆ ನಂ.58, 59/2, 59/3, 60/1(ಪಿ), 60/2, 62/1, 62/1, 63/1, 63/3ಬಿ ಒಟ್ಟಾರೆ 18 ಎಕರೆ 14ಗುಂಟೆ (0-12ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ಮಾರ್ಪಾಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮತಿಸುವಂತೆ ಜಮೀನಿನ ಮಾಲೀಕರಾದ M/s Sterling Gera Residential Pvt Ltd ರವರು ಕೋರಿರುವ ಬಗ್ಗೆ.


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ಮಾರ್ಪಾಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಮಾರ್ಪಾಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು
ಬಿ.ಆ.ಪ್ಲಾ. ಬೆಂಗಳೂರು


1	ದಿನಾಂಕ.22/05/2014 ರಲ್ಲಿ ನೀಡಲಾಗಿರುವ ಕಾರ್ಯಾದೇಶವನ್ನು ರದ್ದುಪಡಿಸಲಾಗಿದೆ.
2	ಮಾರ್ಪಾಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು.
3	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
4	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
8	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9	ಸ್ವಾಭಾವಿಕವಾಗಿ ಇಳಿಜಾರು ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
10	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
11	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
12	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
13	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.



ನಗರ ಯೋಜನೆ ಸದಸ್ಯರು



Commissioner


ಅಧ್ಯಕ್ಷರು,
 ಬಿ. ಅ. ಪ್ರಾ. ಬೆಂಗಳೂರು

14	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ದಾಖಲಾತಿಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
15	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ.
16	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping Systemಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
17	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಅದರಂತೆ ಕಾರ್ಯ ನಿರ್ವಹಿಸುವುದು.
18	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
19	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು. ಹಾಗೂ ನಾಲಾ ಕ್ರಾಸ್ಸಿಂಗ್ Bridge ಅಳವಡಿಸುವ ಮುನ್ನ ಸಕ್ಷಮ ಪ್ರಾಧಿಕಾರ (BBMP, SWD) ರವರಿಂದ ಅನುಮೋದನೆ ಪಡೆಯುವುದು. ಈ ಸಂಬಂಧ ನಕ್ಷೆ ಅನುಮೋದನೆ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
20	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಇದರ ಅಳವಡಿಕೆಯ ಬಗ್ಗೆ BWSSB ಯಿಂದ ಪೂರ್ವಾನುಮತಿ ಪಡೆಯತಕ್ಕದ್ದು.


ನಗರ ಯೋಜನೆ ಸವಸ್ಥರು


Commissioner



ಅಧ್ಯಕ್ಷರು
ಬಿಂ ಅ ಸ್ವಾ ಬೆಂಗಳೂರು


21	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
22	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್ ಕರ, ಮೆಟ್ರೋಸೆಸ್, ವಿವಿಧ ಇತರೆ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರುವುದಾಗಿ ಪ್ರಮಾಣ ಪತ್ರ ಸಲ್ಲಿಸುವುದು.
23	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
24	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
25	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.


ಲೆರಾವು ಸಂಖ್ಯೆ: 51 / 2018, ದಿನಾಂಕ 16.03.2018

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಯಮಲೂರು ಗ್ರಾಮದ ಸ.ನಂ.57/2, 58, 59/3, 59/4, 59/5, 60/1ಬಿ, 60/2 ಮತ್ತು ಬೆಳ್ಳಂದೂರು ಅಮಾನಿಕೆರೆ ಗ್ರಾಮದ ಸ.ನಂ.5/1, 5/2, 5/3, 5/4, 5/5, 5/6, 6/1, 6/3, 6/4, 6/5, 6/6, 6/7, 6/8, 6/9, 7/2, 7/3, 7/4, 7/5, 7/6ಎ, 7/6ಬಿ, 7/6ಡಿ, 8/1, 8/2, 8/3, 8/4, 9/1, 9/2, 9/3, 9/4, 10/1ಪಿ, 10/2, 10/3, 10/4, 11, 59/5 ಒಟ್ಟು 21 ಎಕರೆ 38ಗುಂಟೆ (0-23ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಜಮೀನಿನ ಮಾಲೀಕರಾದ ಶ್ರೀ.ಬಿ.ಎಂ.ಕರುಣೇಶ್ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಸ್ವತ್ತಿನಲ್ಲಿ ಹಾದು ಹೋಗಿರುವ ನಾಲಾಗಳಿಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ



ನಗರ ಯೋಜನೆ ಸದಸ್ಯರು



Commissioner



ಬೆಂ ಅ ಪ್ರಾ, ಬೆಂಗಳೂರು

ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲಿ ವ್ಯವಸ್ಥೆಯನ್ನು ಕಲ್ಪಿಸುವುದು.
3	ಕೈಗಾರಿಕೆ /ಕೈಗಾರಿಕೆ (ಹೈಟೆಕ್) ಉದ್ದೇಶಕ್ಕೆ ಭೂ ಪರಿವರ್ತನೆ ಆಗಿರುವ ಆದೇಶವನ್ನು ವಸತಿ ಉದ್ದೇಶಕ್ಕೆ ಪರಿಷ್ಕೃತ ಭೂ ಪರಿವರ್ತನೆ ಆದೇಶವನ್ನು ಕಟ್ಟಡ ನಕ್ಷೆ ಅನುಮೋದನೆಗಿಂತ ಮುಂಚಿತವಾಗಿ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು ಹಾಗೂ ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ಸ್ವಾಭಾವಿಕವಾಗಿ ಇಳಿಜಾರಿನ ಕಡೆಗೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
9	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಕಟ್ಟಡ ಸುರಕ್ಷತೆಯ ಬಗ್ಗೆ Structural Stability ಪತ್ರ ಪಡೆದು ಪರಿಶೀಲಿಸಿಕೊಳ್ಳತಕ್ಕದ್ದು.
10	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.



ನಗರ ಯೋಜನೆ ಸದಸ್ಯರು



Commissioner


ಅಧ್ಯಕ್ಷರು,
ಜಿಂ ಅ ಸ್ವಾ ಬೆಂಗಳೂರು

11	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
12	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ದಾಖಲಾತಿಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
13	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
14	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು BWSSB ರವರ ನಿರ್ದೇಶನದಂತೆ ಅಳವಡಿಸುವುದು.
15	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೇನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವೃಥಾವಾಗಿ ಹೊರಗೆ ಹೋಗದಂತೆ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
16	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
17	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
18	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.


ನಗರ ಯೋಜನೆ ಸದಸ್ಯರು



Commissioner



ಅಧ್ಯಕ್ಷರು,
ಬೆಂ ಆ ಪ್ರಾ, ಬೆಂಗಳೂರು


19	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು. ಹಾಗೂ ನಾಲಾ ಕ್ರಾಸ್ಸಿಂಗ್ Bridge ಅಳವಡಿಸುವ ಮುನ್ನ ಸಕ್ಷಮ ಪ್ರಾಧಿಕಾರ (BBMP, SWD) ರವರಿಂದ ಅನುಮೋದನೆ ಪಡೆಯುವುದು. ಈ ಸಂಬಂಧ ನಕ್ಷೆ ಅನುಮೋದನೆ ಪ್ರಾಧಿಕಾರ ಪರಿಶೀಲಿಸಿಕೊಳ್ಳತಕ್ಕದ್ದು.
20	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್ ಕರ, ಮೆಟ್ರೋಸೆಸ್, ವಿವಿಧ ಇತರೆ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರುವುದಾಗಿ ಪ್ರಮಾಣ ಪತ್ರ ಸಲ್ಲಿಸುವುದು.
21	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
22	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.
23	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 52 / 2018, ದಿನಾಂಕ 16.03.2018

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಪಣತ್ತೂರು ಗ್ರಾಮದ ಸ.ನಂ. 41/2 ರಲ್ಲಿ 07ಎಕರೆ 25ಗುಂಟೆ, 42/1ರಲ್ಲಿ 01ಎಕರೆ 30ಗುಂಟೆ(0-04ಗುಂಟೆ ಖರಾಬು ಹೊರತುಪಡಿಸಿ), 42/2 ರಲ್ಲಿ 03ಎಕರೆ 36ಗುಂಟೆ (0-05ಗುಂಟೆ ಖರಾಬು ಹೊರತುಪಡಿಸಿ), 43/3 ರಲ್ಲಿ 0-24.50ಗುಂಟೆ (0-1.50ಗುಂಟೆ ಖರಾಬು ಹೊರತುಪಡಿಸಿ) 43/4ರಲ್ಲಿ 01ಎಕರೆ 05ಗುಂಟೆ (0-06ಗುಂಟೆ ಖರಾಬು ಹೊರತುಪಡಿಸಿ), 43/5 ರಲ್ಲಿ 01ಎಕರೆ 16ಗುಂಟೆ (0-02ಗುಂಟೆ ಖರಾಬು ಹೊರತುಪಡಿಸಿ), 43/6 ರಲ್ಲಿ 0-39ಗುಂಟೆ, 43/7ಎ ರಲ್ಲಿ 0-34ಗುಂಟೆ, 43/7ಬಿ ರಲ್ಲಿ 0-35ಗುಂಟೆ, 43/8 ರಲ್ಲಿ 0-35ಗುಂಟೆ (0-02ಗುಂಟೆ ಖರಾಬು ಹೊರತುಪಡಿಸಿ), 43/9 ರಲ್ಲಿ 0-24.50ಗುಂಟೆ (0-1.50ಗುಂಟೆ ಖರಾಬು ಹೊರತುಪಡಿಸಿ) ಒಟ್ಟು 20 ಎಕರೆ 24ಗುಂಟೆ (0-22ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಜಮೀನಿನ ಮಾಲೀಕರಾದ M/s Shivakar Infra P.L, M/s Shnakar Developers P.L, M/s Akarsha Realty.p.l, M/s Earnest Costruction P.L ರವರ Authorised Signatory ಶ್ರೀ.ಬಿ.ಎಂ.ಕರುಣೇಶ್ ರವರು ಕೋರಿರುವ ಬಗ್ಗೆ.



ನಗರ ಯೋಜಕ ಸದಸ್ಯರು


Commissioner



ಬೆಂ ಅ ಪ್ರಾ, ಬೆಂಗಳೂರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಸ್ತಾವಿತ ಪ್ರದೇಶದಲ್ಲಿ ಹಾದು ಹೋಗಿರುವ ಬಂಡಿದಾರಿ ಮತ್ತು ಕಾಲುದಾರಿ ಖರಾಬು ಪಥ ಬದಲಾವಣೆ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಆದೇಶವನ್ನು ಪಡೆದು ಕಾರ್ಯಾದೇಶ ನೀಡುವ ಮುನ್ನ ಸಲ್ಲಿಸುವುದು.
2	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
3	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲಿ ವ್ಯವಸ್ಥೆಯನ್ನು ಕಲ್ಪಿಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು ಹಾಗೂ ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ಸ್ವಾಭಾವಿಕವಾಗಿ ಇಳಿಜಾರಿನ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
9	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಕಟ್ಟಡ ಸುರಕ್ಷತೆಯ ಬಗ್ಗೆ Structural Stability ಪತ್ರ ಪಡೆದು ಪರಿಶೀಲಿಸಿಕೊಳ್ಳತಕ್ಕದ್ದು.


ನಗರ ಯೋಜಕ ಸವಸ್ಥರು



Commissioner


ಅಧ್ಯಕ್ಷರು
ಜಿ.ಆ.ಪ್ರಾ.ಬೆಂಗಳೂರು

10	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
11	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಾಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
12	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ದಾಖಲಾತಿಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
13	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು, ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
14	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು BWSSB ರವರ ನಿರ್ದೇಶನದಂತೆ ಅಳವಡಿಸುವುದು.
15	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
16	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
17	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
18	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.


ನಗರ ಯೋಜನೆ ಸವಸ್ಥಕರು


Commissioner



ಅಧ್ಯಕ್ಷರು,
ಬಿ.ಉ.ಪ್ರಾ. ಬೆಂಗಳೂರು


19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್ ಕರ, ಮೆಟ್ರೋಸೆಸ್, ವಿವಿಧ ಇತರೆ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರುವುದಾಗಿ ಪ್ರಮಾಣ ಪತ್ರ ಸಲ್ಲಿಸುವುದು.
20	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
21	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.
22	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 53 / 2018, ದಿನಾಂಕ 16.03.2018

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಕಸಬಾ ಹೋಬಳಿ, ನಾಗವಾರ ಗ್ರಾಮದ ವಿವಿಧ ಸರ್ವೆ ನಂಬರುಗಳಲ್ಲಿ ರಚಿಸಿರುವ ದಿ ವೈಯಾಲಿಕಾವಲ್ ಗೃಹ ನಿರ್ಮಾಣ ಸಹಕಾರ ಸಂಘ (ನಿ) ರವರ ಪರವಾಗಿ ಅನುಮೋದಿಸಲಾಗಿದ್ದ ಖಾಸಗಿ ಬಡಾವಣೆಯಲ್ಲಿನ ನಿವೇಶನ ಸಂಖ್ಯೆ:01 ರಿಂದ 09 ರಲ್ಲಿನ ಒಟ್ಟು 20926.72 ಚ.ಮೀ (5ಎಕರೆ 6.80ಗುಂಟೆ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆಯನ್ನು ಶ್ರೀಮತಿ ಆರ್.ಶಾರದ ಮತ್ತು ಆರ್.ರಘು ರಿಷಿ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ದಿನಾಂಕ 05.03.2018 ರಂದು ನಡೆದ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯಲ್ಲಿ ನಾಗವಾರ ಗ್ರಾಮದ ವಿವಿಧ ಸರ್ವೆ ನಂ. ಗಳ ಪ್ರದೇಶಕ್ಕೆ ಅನುಮೋದನೆಯಾಗಿ ತದನಂತರ ರದ್ದಾಗಿದ್ದ ವಸತಿ ಬಡಾವಣೆ ನಕ್ಷೆಯನ್ನು ಮರು ಸ್ಥಾಪಿಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಸದರಿ ಬಡಾವಣೆ ನಕ್ಷೆಯಲ್ಲಿ ಒಳಗೊಂಡಿರುವ ನಿವೇಶನ ಸಂಖ್ಯೆ 01 ರಿಂದ 9 ಮತ್ತು ಅದಕ್ಕೆ ಹೊಂದಿಕೊಂಡಿರುವ ರಸ್ತೆ ಪ್ರದೇಶ ಸೇರಿ 20,926.72 ಚ.ಮೀ. [05 ಎಕರೆ 6.80 ಗುಂಟೆ] ವಿಸ್ತೀರ್ಣಕ್ಕೆ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದಿಸಲು ತೀರ್ಮಾನಿಸಲಾಯಿತು. ಹಾಗೂ ಉದ್ದೇಶಿತ ಕಟ್ಟಡಗಳ ಪ್ರತಿ 2 ನೇ ಅಂತಸ್ತಿನಲ್ಲಿ Connecting bridge ಪ್ರಸ್ತಾಪಿಸಿ ಅರ್ಜಿದಾರರಿಂದ ತಿದ್ದುಪಡಿ ಮಾಡಿದ ಅಭಿವೃದ್ಧಿ ನಕ್ಷೆ ಪಡೆದು, ಕಟ್ಟಡ ನಕ್ಷೆ ಅನುಮೋದನೆಗೆ ಮುಂಚೆ ಪ್ರಸ್ತಾಪಿಸಿರುವ TDR ವಿಸ್ತೀರ್ಣಕ್ಕೆ ಸಮಾನಾಂತರವಾದ DRC ಪತ್ರವನ್ನು ಕಟ್ಟಡ ನಕ್ಷೆ ಅನುಮೋದಿಸುವ



ನಗರ ಯೋಜನೆ ಸವಸ್ಥರು


Commissioner



ಅಧ್ಯಕ್ಷರು
ಚಿಂ ಅ ಪ್ರಾ. ಬೆಂಗಳೂರು

ಸಕ್ಷಮ ಪ್ರಾಧಿಕಾರಕ್ಕೆ ಹಸ್ತಾಂತಗರಿಸತಕ್ಕದ್ದೆಂಬ ಷರತ್ತು ವಿಧಿಸಿ, ಪ್ರಶ್ನಿತ ಪ್ರದೇಶವು ಹೊರವರ್ತುಲ ರಸ್ತೆಗೆ ಹೊಂದಿಕೊಂಡಿದ್ದು, RMP-2015 "ಮ್ಯುಟೇಷನ್ ಕಾರಿಡಾರ್" ವರ್ಗೀಕರಣದಲ್ಲಿರುವುದರಿಂದ "ವಾಣಿಜ್ಯ" ಉದ್ದೇಶದ ಅಭಿವೃದ್ಧಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು
2	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ ಮತ್ತು Sewage treatment plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಸಲ್ಲಿಸುವುದು. ಕುಡಿಯುವ ನೀರು ಮತ್ತು ಇತರ ಉಪಯೋಗಗಳಿಗೆ Dual Piping System ಅಳವಡಿಸತಕ್ಕದ್ದು.
3	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಹಿಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
4	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯತಕ್ಕದ್ದು. ಸಿವಿಲ್ ಕಾಮಗಾರಿ ಮತ್ತು ಕಟ್ಟಡ ಕಾಮಗಾರಿಗಳಿಗೆ BWSSB ಯವರಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಪಡೆದು ಉಪಯೋಗಿಸತಕ್ಕದ್ದು.
5	ಪ್ರಾಧಿಕಾರವು ಅನುಮೋದಿಸಿರುವ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
6	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
7	ಉದ್ಯಾನವನ ಮತ್ತು ಬಯಲುಜಾಗಗಳನ್ನು ಮತ್ತು Surface Parking ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಅಳವಡಿಸುವುದು.
8	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.



ನಗರ ಯೋಜನೆ ಸದಸ್ಯರು



Commissioner


ಅಧ್ಯಕ್ಷರು,
ಜಿ. ಆ. ಸಾ. ಬೆಂಗಳೂರು

10	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
11	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
12	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅಭಿವೃದ್ಧಿದಾರರು ತಪ್ಪು ಮಾಹಿತಿ : ದಾಖಲಾತಿ ನೀಡಿದ್ದು ತಿಳಿದುಬಂದಲ್ಲಿ ಈಗ ನೀಡಿರುವ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
13	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಗಂಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
14	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ದಾಖಲಾತಿಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
15	ಅಭಿವೃದ್ಧಿ ಯೋಜನೆಯಲ್ಲಿ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
16	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, RWH, SWM, Transformer ಗಳಿಗಾಗಿ ಸೂಕ್ತ ಜಾಗವನ್ನು ಕಾಯ್ದಿರಿಸುವುದು ಹಾಗೂ Transformer yard ಗೆ KPTCL ನಿಯಮಾವಳಿಯಂತೆ ಅಗತ್ಯ ಜಾಗವನ್ನು ಕಾಯ್ದಿರಿಸತಕ್ಕದ್ದು.
17	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
18	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
19	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
20	ಕಟ್ಟಡ ನಕ್ಷೆ ಅನುಮೋದನೆ ನೀಡುವ ಸಕ್ಷಮ ಪ್ರಾಧಿಕಾರವು ದಿನಾಂಕ:19/09/2009 ರ ಸರ್ಕಾರದ ಸುತ್ತೋಲೆ ಸಂಖ್ಯೆ:ನಅಇ 237 ಬೆಂಗಳೂರು 2009 ರಂತೆ ಕ್ರಮ ಕೈಗೊಂಡು ನಂತರ ಕಟ್ಟಡ ನಕ್ಷೆಗೆ ಅನುಮೋದನೆ ನೀಡತಕ್ಕದ್ದು.


ನಗರ ಯೋಜನೆ ಸಮಿತಿ


ಇಂಜಿನಿಯರ್



ಅಧ್ಯಕ್ಷರು,
ಬೆಂಗಳೂರು

21	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಮೆಟ್ರೋ ಕರ, ಎಂ.ಆರ್.ಟಿ.ಎಸ್.ಕರ ಹಾಗೂ ವಿವಿಧ ಶುಲ್ಕಗಳ ಪರಿಷ್ಕರಣಾ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರತಕ್ಕದ್ದು ಹಾಗೂ ಸಲ್ಲಿಸುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
22	ಕಟ್ಟಡ ನಕ್ಷೆ ಅನುಮೋದಿಸುವ ಮೊದಲು ಸಕ್ಷಮ ಪ್ರಾಧಿಕಾರಕ್ಕೆ TDR ವಿಸ್ತೀರ್ಣಕ್ಕೆ ಸಮಾನಾಂತರವಾದ DRC ಪ್ರಮಾಣ ಪತ್ರಗಳನ್ನು ಸಲ್ಲಿಸುವುದು.
23	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು


ಠರಾವು ಸಂಖ್ಯೆ: 54 / 2018, ದಿನಾಂಕ 16.03.2018

ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ದೊಡ್ಡತೋಗೂರು ಗ್ರಾಮದ ಸರ್ವೆ ನಂ.64(ಪಿ) ರಲ್ಲಿನ 0.28ಎಕರೆ, ಸರ್ವೆ ನಂ.65(ಪಿ) ರಲ್ಲಿನ 4.84ಎಕರೆ, ಸರ್ವೆ ನಂ.157(ಪಿ) ರಲ್ಲಿ 1.36ಎಕರೆ, ಸರ್ವೆ ನಂ.158(ಪಿ) ರಲ್ಲಿ 1.01ಎಕರೆ, ಸರ್ವೆ ನಂ.161(ಪಿ) ರಲ್ಲಿ 2.51ಎಕರೆ ಮತ್ತು ಕೋನಪ್ಪನ ಅಗ್ರಹಾರ ಗ್ರಾಮದ ಸರ್ವೆ ನಂ.12(ಪಿ) ರಲ್ಲಿ 0.04ಎಕರೆ ಒಟ್ಟು 10.04ಎಕರೆ ಅಥವಾ 10ಎ-1.6ಗುಂಟೆ ವಿಸ್ತೀರ್ಣದ ಪೈಕಿ 1079 ಚ.ಮೀ. ರಸ್ತೆ ವಿಸ್ತರಣೆ ಪ್ರದೇಶ ಹೊರತುಪಡಿಸಿ ಉಳಿಕೆ 39551.479 ಚ.ಮೀ. ವಿಸ್ತೀರ್ಣದ ಪ್ರದೇಶದಲ್ಲಿ ಮಾರ್ಪಡಿತ ವಸತಿಯೇತರ (IT/BT) ಉದ್ದೇಶದ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಿರುವ ದಿನಾಂಕ:28/02/2018 ರ ಕಾರ್ಯಾದೇಶದಲ್ಲಿನ ಷರತ್ತುಗಳ ಕ್ರಮಾಂಕ (1) ಮತ್ತು (7) ನ್ನು ಕೈಬಿಡುವಂತೆ M/s Infosys Ltd ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ದಿನಾಂಕ 28.02.2018 ರಂದು ನೀಡಲಾಗಿರುವ ಕಾರ್ಯಾದೇಶದಲ್ಲಿನ ಷರತ್ತಿನ ಕ್ರಮ ಸಂಖ್ಯೆ 1 ಮತ್ತು 7 ಅನ್ನು ಮಾತ್ರ ಕೈ ಬಿಟ್ಟು ಉಳಿದಂತೆ ಇರುವ ಷರತ್ತುಗಳನ್ನು ವಿಧಿಸಿ, ಮಾರ್ಪಡಿತ ಕಾರ್ಯಾದೇಶ ನೀಡಲು ತೀರ್ಮಾನಿಸಲಾಯಿತು.


ನಗರ ಯೋಜನೆ ಸವಸ್ಥರು


Commissioner



ಅಧ್ಯಕ್ಷರು
ಬೆಂಗಳೂರು

ಠರಾವು ಸಂಖ್ಯೆ: 55 / 2018, ದಿನಾಂಕ 16.03.2018


ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಮೈಲಸಂದ್ರ ಗ್ರಾಮದ ಸರ್ವೆ ನಂ. 28, 29, ಮತ್ತು 30 (P) ರಲ್ಲಿ ಒಟ್ಟು 15 ಎಕರೆ 07 ಗುಂಟೆ ಪ್ರದೇಶದಲ್ಲಿ 09 ಗುಂಟೆ ಖರಾಬು ಹೊರತುಪಡಿಸಿ, ಉಳಿದ 14 ಎಕರೆ 38ಗುಂಟೆ ಅಥವಾ 60500.00 ಚ.ಮೀ (ಅನುಭವದಲ್ಲಿರುವಂತೆ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಉದ್ದೇಶದ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡುವಂತೆ ಅರ್ಜಿದಾರರಾದ ಶ್ರೀ. ಸಿ. ಪ್ರಮೋದ್ ರವರ ಪರವಾಗಿ Authorised Signatory ಸಿ. ಗೋಪಾಲನ್ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಕೆರೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಷರತ್ತು ವಿಧಿಸಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ರಸ್ತೆ ವಿಸ್ತರಣಾ ಪ್ರದೇಶ ಹಾಗೂ ಉದ್ಯಾನವನ ಮತ್ತು ಬಯಲು ಜಾಗಗಳ ಪ್ರದೇಶವನ್ನು ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.
3	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
4	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5	ಪ್ರಾಧಿಕಾರವು ಅನುಮೋದಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
6	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.


ನಗರ ಯೋಜಕ ಸವಸ್ಥರು



Commissioner


ಅಧ್ಯಕ್ಷರು.
ಬೆಂ ಅ ಪ್ರಾ, ಬೆಂಗಳೂರು


7	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ಥತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
9	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
10	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
11	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡ ನಕ್ಷೆಗೆ ಸಂಬಂಧಿಸಿದ ಇತರ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
12	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
13	ಅಭಿವೃದ್ಧಿ ಯೋಜನೆಯಲ್ಲಿನ ವಸತಿ ಘಟಕಗಳಿಂದ ಉತ್ಪತ್ತಿಯಾಗುವ ಘನತ್ಯಾಜ್ಯಗಳ ವಿಂಗಡನೆ ಮತ್ತು ಶೇಖರಣೆಗಾಗಿ ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
14	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
15	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆ ನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.



ನಗರ ಯೋಜನೆ ಸದಸ್ಯರು



Commissioner


ಅಧ್ಯಕ್ಷರು,
ಬಿ. ಆ. ಪ್ರಾ. ಬೆಂಗಳೂರು

16	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ BESCOM ನಿರ್ದೇಶನದಂತೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
17	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
18	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆ ಅನುವು ಮಾಡಿಕೊಡತಕ್ಕದ್ದು.
19	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.
20	ಯೋಜನೆಯಲ್ಲಿನ ವಸತಿ ಘಟಕಗಳಿಗೆ ಕುಡಿಯುವ ನೀರಿಗಾಗಿ ಮತ್ತು ಇತರೆ ಉಪಯೋಗದ ನೀರಿಗಾಗಿ ಪ್ರತ್ಯೇಕವಾದ ಜೋಡಿ ಕೊಳಾಯಿ ವ್ಯವಸ್ಥೆಯನ್ನು ಮಾಡತಕ್ಕದ್ದು. ವಸತಿ ಘಟಕಗಳಿಂದ ಬರುವ ಕೊಳಚೆ ನೀರನ್ನು ಸಂಸ್ಕರಣೆ ಮಾಡಲು ಯೋಜನೆಯಲ್ಲಿ ಸಂಸ್ಕರಣಾ ಘಟಕ ಸ್ಥಾಪಿಸಿ, ಸಂಸ್ಕರಿಸಿದ ನೀರನ್ನು ಇತರೆ ಉಪಯೋಗಗಳಿಗಾಗಿ ಉಪಯೋಗಿಸತಕ್ಕದ್ದು.
21	BWSSB, BESCOM, KSPCB, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆ ಗಳಿಂದ NOC ಪಡೆದು ಕಟ್ಟಡ ನಕ್ಷೆ ಅನುಮೋದನೆ ಮೊದಲು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಬೇಕಿರುತ್ತದೆ.
22	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
23	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹಾದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
24	ಸಕ್ಷಮ ಪ್ರಾಧಿಕಾರದ ಅಭಿಯಂತರ ವಿಭಾಗದವರು ಕೆರೆ / ನಾಲಾ Buffer ಗಾಗಿ ಕಾಯ್ದಿರಿಸಿರುವ ಜಾಗಗಳನ್ನು ಯಥಾವತ್ತಾಗಿ ಸ್ಥಳದಲ್ಲಿ ಕಾಯ್ದಿರಿಸಲಾಗಿದೆಯೇ ಎಂಬುದರ ಬಗ್ಗೆ ಪರಿಶೀಲಿಸಿಕೊಂಡು ಬಫರ್ ಜಾಗದಲ್ಲಿ ಯಾವುದೇ ಒತ್ತುವರಿ/ನಿರ್ಮಾಣಗಳು ಬಾರದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸತಕ್ಕದ್ದು.
25	ಕಂದಾಯ ಇಲಾಖೆಯವರು ದೃಢೀಕರಿಸಿರುವ ಸರ್ವೆ ನಕ್ಷೆಯಲ್ಲಿನ ಖರಾಬು ವಿಸ್ತೀರ್ಣ ಪರಿಚಲನೆಗಳನ್ನು ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಿರುವಂತೆ ಸ್ಥಳದಲ್ಲಿ ಕಾಯ್ದಿರಿಸಲು ಬದ್ಧರಿರತಕ್ಕದ್ದು.
26	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ನಗರ ಯೋಜನೆ ಸಿಬ್ಬಂದಿ


Commissioner



ಅಧ್ಯಕ್ಷರು,
ಬೆಂಗಳೂರು ನಗರ ಸ್ವಚ್ಛತೆ ಮತ್ತು ಅಭಿವೃದ್ಧಿ ಇಲಾಖೆ

ಠರಾವು ಸಂಖ್ಯೆ: 56 / 2018, ದಿನಾಂಕ 16.03.2018


ವಿಷಯ:- ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಿಕ್ಕವಡೇರಪುರ ಗ್ರಾಮದ ಸ.ನಂ. 1/1 ರಲ್ಲಿ 03ಎಕರೆ 20ಗುಂಟೆ, ಸ.ನಂ.62 ರಲ್ಲಿ 05ಎಕರೆ 21ಗುಂಟೆ ಒಟ್ಟಾರೆ 09 ಎಕರೆ 01ಗುಂಟೆ (0-04ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿಯೇತರ (ಶೈಕ್ಷಣಿಕ) ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಜಮೀನಿನ ಮಾಲೀಕರಾದ ಶ್ರೀ.ಕೆ.ಸಿ.ವಿಜಯ್ ಕುಮಾರ್ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿಯೇತರ (ಶೈಕ್ಷಣಿಕ) ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಕೆರೆ ಅಂಚಿನಿಂದ ಅಗತ್ಯ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ (ಶೈಕ್ಷಣಿಕ) ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಸರ್ವೆ ನಂ.1/1 ರ ಪ್ರದೇಶಕ್ಕೆ ಶೈಕ್ಷಣಿಕ ಉದ್ದೇಶಕ್ಕೆ ಭೂ ಪರಿವರ್ತನೆಯ ಅಧಿಕೃತ ಜ್ಞಾಪನಾ ಪತ್ರದ ಆದೇಶವನ್ನು ಕಾರ್ಯಾದೇಶ ನೀಡುವ ಮುನ್ನ ಜಿಲ್ಲಾಧಿಕಾರಿಗಳಿಂದ ಪಡೆದು ಸಲ್ಲಿಸುವುದು.
2	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
3	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
6	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ಥತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
7	ಸ್ವಾಭಾವಿಕವಾಗಿ ಇಳಿಜಾರಿನ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.


ನಗರ ಯೋಜನೆ ಸವಸ್ಥೆ



Commissioner


ಅಧ್ಯಕ್ಷರು,
ಜಿ. ಅ. ಪ್ರಾ. ಬೆಂಗಳೂರು

8	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಕಟ್ಟಡ ಸುರಕ್ಷತೆಯ ಬಗ್ಗೆ Structural Stability ಪತ್ರ ಪಡೆದು ಪರಿಶೀಲಿಸಿಕೊಳ್ಳತಕ್ಕದ್ದು.
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
11	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
12	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant ಮತ್ತು Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು BWSSB ರವರ ನಿರ್ದೇಶನದಂತೆ ಅಳವಡಿಸುವುದು.
13	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
14	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
15	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
16	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್ ಕರ, ಮೆಟ್ರೋಸೆಸ್, ವಿವಿಧ ಇತರೆ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರುವುದಾಗಿ ಪ್ರಮಾಣ ಪತ್ರ ಸಲ್ಲಿಸುವುದು.


ನಗರ ಯೋಜನೆ ಸಂಸ್ಥೆ


Commissioner


ಅಧ್ಯಕ್ಷರು,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ


17	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.
18	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 57 / 2018, ದಿನಾಂಕ 16.03.2018


ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಭಟ್ಟರಹಳ್ಳಿ ಗ್ರಾಮದ ಸ.ನಂ 29/1 ಮತ್ತು 29/2 ರಲ್ಲಿನ 23,269.38 ಚ.ಮೀ ಪ್ರದೇಶಕ್ಕೆ ವಸತಿಯೇತರ (ವಾಣಿಜ್ಯ) ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಅರ್ಜಿದಾರರಾದ ಶ್ರೀ ಸಿ.ಗೋಪಾಲನ್ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿಯೇತರ [ವಾಣಿಜ್ಯ] ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಸ್ವತ್ತಿಗೆ ಹೊಂದಿಕೊಂಡಂತೆ ಇರುವ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಷರತ್ತು ವಿಧಿಸಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ [ವಾಣಿಜ್ಯ] ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಉದ್ಯಾನವನ ಮತ್ತು ಬಯಲು ಜಾಗಗಳ ಪ್ರದೇಶವನ್ನು ಮತ್ತು ರಸ್ತೆ ಅಗಲೀಕರಣ ಪ್ರದೇಶಗಳನ್ನು ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು. ಹಾಗೂ ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
3	ಕಟ್ಟಡ ಕಾಮಗಾರಿ ಕೆಲಸಕ್ಕೆ BWSSB ರವರಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಪಡೆದು ಬಳಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.


ನಗರ ಯೋಜನೆ ಸಹಾಯಕ



Commissioner


ಅಧ್ಯಕ್ಷರು,
ಜಿ.ಆ.ಪ್ರಾ.ಬೆಂಗಳೂರು

6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಜಾಗದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಕಟ್ಟಡ ಸಂರಕ್ಷಣೆಯ ಬಗ್ಗೆ Structural Stability ಪತ್ರ ಪಡೆದು ಪರಿಶೀಲಿಸಿಕೊಳ್ಳತಕ್ಕದ್ದು.
09	ಅರ್ಜಿದಾರರು ಉದ್ದೇಶಿಸಿರುವ ಜಾಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಮಾಹಿತಿಯನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
11	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
12	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಮೆಟ್ರೋ ಸೆಸ್ ಮತ್ತು ಪರಿಷ್ಕೃತ ಧರಗಳ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ತಿಳಿಸಿದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
13	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು, ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.


Thippeswamy
 ನಿರ್ದೇಶಕ ಯೋಜನೆ ಸಿಬ್ಬಂದಿ


Commissioner



ಅಧ್ಯಕ್ಷರು
 ಜಿ.ಆ.ಪ್ರಾ.ಬೆಂಗಳೂರು


14	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
15	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
16	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿ Dual Piping System ಅನ್ನು ಸಹಾ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಂಪಡೆದು ಸಲ್ಲಿಸುವುದು.
17	ಅನುಮೋದಿತ ವಸತಿಯೇತರ ಅಭಿವೃದ್ಧಿ ನಕ್ಷೆಯಲ್ಲಿನ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯುವ ಮೊದಲು BWSSB, BESCO, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆಗಳಿಂದ ಮತ್ತು ಅಗತ್ಯಕ್ಕೆ ಅನುಗುಣವಾಗಿ KSPCB ರವರಿಂದ ಸಹ ಪಡೆದ NOC ಗಳನ್ನು ನಕ್ಷೆ ಪ್ರಾಧಿಕಾರಕ್ಕೆ ಸಲ್ಲಿಸುವುದು.
18	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
19	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 58 / 2018, ದಿನಾಂಕ 16.03.2018

ವಿಷಯ: ಬೆಂಗಳೂರು ದಕ್ಷಿಣ ತಾಲ್ಲೂಕು, ತಾವರೆಕೆರೆ ಹೋಬಳಿ, ಕೋಲೂರು ಗ್ರಾಮದ ಸರ್ವೆ ನಂ.69/1 ರಲ್ಲಿ 05 ಎಕರೆ 02ಗುಂಟೆ, 69/3 ರಲ್ಲಿ 02 ಎಕರೆ 16ಗುಂಟೆ ಒಟ್ಟು 07 ಎಕರೆ 18 ಗುಂಟೆ (0-04ಗುಂಟೆ ಬಿ ಖರಾಬು ಹೊರತುಪಡಿಸಿ) ಅಥವಾ 30148.66ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ವಸತಿಯೇತರ ಶೈಕ್ಷಣಿಕ ಪ್ರಾಥಮಿಕ ಶಾಲೆ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆಗೆ ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿಯೇತರ ಶೈಕ್ಷಣಿಕ ಪ್ರಾಥಮಿಕ ಶಾಲೆ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ Nala Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು



ನಗರ ಯೋಜಕ ಸದಸ್ಯರು



Commissioner



ಅಧ್ಯಕ್ಷರು,
ಬಿ.ಆ.ಪ್ರಾ. ಬೆಂಗಳೂರು

RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಷರತ್ತು ವಿಧಿಸಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ ಶೈಕ್ಷಣಿಕ ಪ್ರಾಥಮಿಕ ಶಾಲೆ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
3	ಕಟ್ಟಡ ಕಾಮಗಾರಿ ಕೆಲಸಕ್ಕೆ BWSSB ರವರಿಂದ ಸಂಸ್ಕರಿಸಿದ ತಾಜ್ಯ ನೀರನ್ನು ಪಡೆದು ಬಳಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಜಾಗದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
9	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
10	ಅರ್ಜಿದಾರರು ಉದ್ದೇಶಿಸಿರುವ ಜಾಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.


ನಗರ ಯೋಜನೆ ಸದಸ್ಯರು



Commissioner


ಅಧ್ಯಕ್ಷರು,
ಜಿಂ ಅ ಸ್ವಾ, ಬೆಂಗಳೂರು

11	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಮಾಹಿತಿಯನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
12	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ.
13	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಮೆಟ್ರೋ ಸೆಸ್ ಮತ್ತು ಪರಿಷ್ಕೃತ ಧರಗಳ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ತಿಳಿಸಿದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
14	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು, ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
15	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
16	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾವಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
17	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿ Dual Piping System ಅನ್ನು ಸಹಾ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
18	ಅನುಮೋದಿತ ವಸತಿ ಅಭಿವೃದ್ಧಿ ನಕ್ಷೆಯಲ್ಲಿನ ಕಟ್ಟಡ ನಕ್ಷೆ ಅನುಮೋದನೆ ಪಡೆಯುವ ಮೊದಲು BWSSB, BESCOM, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆಗಳಿಂದ ಮತ್ತು ಅಗತ್ಯಕ್ಕೆ ಅನುಗುಣವಾಗಿ KSPCB ರವರಿಂದ ಸಹ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.


ನಗರ ಯೋಜನೆ ಸಚಿವರು


Commissioner


ಅಧ್ಯಕ್ಷರು
ಬಿ.ಆ.ಪಾ.ಬೆಂಗಳೂರು


19	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳಿ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
20	ತಾಲ್ಲೂಕು ತಹಶೀಲ್ದಾರ್/ ಭೂ ಮಾಪಕರು ಹಾಗೂ ಪ್ರಾಧಿಕಾರದ ಭೂ ಸ್ವಾಧೀನ ವಿಭಾಗದವರು ದೃಢೀಕರಿಸಿರುವ ಸರ್ವೆ ನಕ್ಷೆಯಲ್ಲಿನ ಖರಾಬು ವಿಸ್ತೀರ್ಣ, ಪರಿಚಲನೆಗಳನ್ನು ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಿರುವಂತೆ ಸ್ಥಳದಲ್ಲಿ ಕಾಯ್ದಿರಿಸಲು ಬದ್ಧರಿರತಕ್ಕದ್ದು.
21	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 59 / 2018, ದಿನಾಂಕ 16.03.2018


ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಚಿಕ್ಕಕನ್ನಲ್ಲಿ ಗ್ರಾಮದ ಸರ್ವೆ ನಂ 31/1 ರ ಪೈಕಿ 0-05ಗುಂಟೆ ಹಾಗೂ ಹಾಡೋಸಿದ್ದಾಪುರ ಗ್ರಾಮದ ಸರ್ವೆ ನಂ 54/3 ರಲ್ಲಿ 0-05ಗುಂಟೆ, ಸರ್ವೆ ನಂ 55/1 ರಲ್ಲಿ 03ಎಕರೆ-03ಗುಂಟೆ, ಸರ್ವೆ ನಂ 55/2 ರಲ್ಲಿ 02ಎಕರೆ-38ಗುಂಟೆ, ಸರ್ವೆ ನಂ 58/1 ರಲ್ಲಿ 02ಎಕರೆ 19ಗುಂಟೆ ಸರ್ವೆ ನಂ 58/2 ರಲ್ಲಿ 02ಎಕರೆ-19ಗುಂಟೆ, ಸರ್ವೆ ನಂ 58/3 ರಲ್ಲಿ 01ಎಕರೆ-10ಗುಂಟೆ, ಸರ್ವೆ ನಂ 59/2 ರಲ್ಲಿ 01ಎಕರೆ 06ಗುಂಟೆ (0-38ಗುಂಟೆ ಖರಾಬು ಹೊರತುಪಡಿಸಿ), ಸರ್ವೆ ನಂ 59/3 ರಲ್ಲಿ 01ಎಕರೆ-18ಗುಂಟೆ, ಸರ್ವೆ ನಂ 59/4 ರಲ್ಲಿ 0-02ಗುಂಟೆ, ಸರ್ವೆ ನಂ 59/5 ರಲ್ಲಿ 01ಎಕರೆ-38ಗುಂಟೆ, ಸರ್ವೆ ನಂ 60/2 ರಲ್ಲಿ 02ಎಕರೆ-24.25 ಗುಂಟೆ, ಸರ್ವೆ ನಂ 61ರ ಪೈಕಿ 03ಎಕರೆ 35ಗುಂಟೆ, ಸರ್ವೆ ನಂ 63/1ರ ಪೈಕಿ 0-02.50ಗುಂಟೆ ಒಟ್ಟು 23ಎಕರೆ-24.75ಗುಂಟೆ (0-38 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆಗೆ ಜಮೀನಿನ ಮಾಲೀಕರಾದ ಶ್ರೀ ಕೆ.ಎಂ ಪೂವಯ್ಯ, ಬಿ.ಪಿ.ಕುಮಾರ್ ಬಾಬು, ಕುಮುದ ಕುಮಾರ್ ಬಾಬು, ರೋಹಿಣಿ ಕುರುಬಯ್ಯ ರವರ ಪರವಾಗಿ GPA & JD ದಾರರಾದ M/s Sobha Limited ರವರು ಕೋರಿರುವ ಬಗ್ಗೆ.

*** **

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಪ್ರಸ್ತಾವನೆಯಲ್ಲಿ ರಸ್ತೆ ಅಗಲದ ಕುರಿತಂತೆ ಪ್ರಸ್ತಾಪಿಸಿರುವ ಅಂಶಗಳನ್ನು ಪರಿಶೀಲಿಸಿ, ಪ್ರಶ್ನಿತ ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಗಲವು 12.10 ಮೀ. ನಿಂದ 12.30 ಮೀ. ವರೆಗೆ Varying Width ಇದ್ದು, ಹಾಗೂ ಸದರಿ ರಸ್ತೆಯನ್ನು ಹಾಲನಾಯಕನ ಹಳ್ಳಿ ಗ್ರಾಮ ಪಂಚಾಯ್ತಿ ವತಿಯಿಂದ ರಸ್ತೆಯನ್ನು 40 ಅಡಿ ಅಥವಾ 12.14 ಮೀ. ಅಗಲಕ್ಕೆ ಅಭಿವೃದ್ಧಿಪಡಿಸಿರುವುದನ್ನು ಹಾಗೂ ಈ ಬಗ್ಗೆ ರಸ್ತೆ ದೃಢೀಕರಣ ಪತ್ರ ನೀಡಿರುವುದನ್ನು ಸಭೆಯು ಗಮನಿಸಿ ಪ್ರಸ್ತಾವನೆಗೆ 12.14 ಮೀ. ರಸ್ತೆ ಅಗಲವನ್ನು ಪರಿಗಣಿಸಲು ತೀರ್ಮಾನಿಸಲಾಯಿತು. ಮುಂದುವರೆದು, ಪ್ರಶ್ನಿತ ಜಮೀನುಗಳ ಪೂರ್ವಕ್ಕಿರುವ ಸರ್ವೆ ನಂ. 76 ರಲ್ಲಿ 10 ಎಕರೆ ಬಂಡೆ ಕುಂಟೆಯಂದಿದ್ದು, ಇದರ ಪೈಕಿ ಬೆಂಗಳೂರು ಮಹಾನಗರ ಸಂಸ್ಥೆಗೆ 8 ಎಕರೆ ಜಾಗವನ್ನು ಮಂಜೂರು ಮಾಡಿ ಉಳಿಕೆ 02 ಎಕರೆ ಪ್ರದೇಶವನ್ನು ಬಂಡೆ ಕುಂಟೆಯಾಗಿ ಕಾಯ್ದಿರಿಸಿರುವ ಬಗ್ಗೆ ಚರ್ಚಿಸಿ, ಈಗಾಗಲೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಹಂಚಿಕೆಯಾಗಿರುವ ಪ್ರದೇಶದ ಅಂಚಿನಿಂದ ಹೆಚ್ಚುವರಿಯಾಗಿ 30 ಮೀ. ನಡುಜಾಗವನ್ನಾಗಿ ಅಳವಡಿಸಿರುವುದನ್ನು ಗಮನಿಸಿ ಒಪ್ಪಿ, ಅರ್ಜಿದಾರರು



ನಗರ ಯೋಜಕ ಸವಸ್ಥಾನ


ನಗರ ಯೋಜಕ ಸವಸ್ಥಾನ



ನಗರ ಯೋಜಕ ಸವಸ್ಥಾನ

ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಷರತ್ತು ವಿಧಿಸಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಸದರಿ ಯೋಜನೆಯಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
3	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
4	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು.
5	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
6	ವಸತಿ ಅಭಿವೃದ್ಧಿ ಯೋಜನೆಯಲ್ಲಿ ಕಾಯ್ದಿರಿಸಿರುವ ರಸ್ತೆಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.
7	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
8	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
9	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
10	ಸ್ವಾಭಾವಿಕವಾಗಿ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
11	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
12	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
13	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.


ನಗರ ಯೋಜಕ ಸವಸ್ಥರು



Municipal Commissioner


ಅಧ್ಯಕ್ಷರು,
ನಗರ ಆಯುಕ್ತರು, ಬೆಂಗಳೂರು.

14	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
15	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
16	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
17	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆ ಅನುವು ಮಾಡಿಕೊಡತಕ್ಕದ್ದು.
18	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
19	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
20	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.


ನಗರ ಯೋಜನೆ ಸಂಸ್ಥೆ



Commissioner


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು


21	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು. ಹಾಗೂ ನಾಲಾ ಕ್ರಾಸ್ಸಿಂಗ್ Bridge ಅಳವಡಿಸುವ ಮುನ್ನ ಸಕ್ಷಮ ಪ್ರಾಧಿಕಾರ (BBMP, SWD) ರವರಿಂದ ಅನುಮೋದನೆ ಪಡೆಯುವುದು. ಈ ಸಂಬಂಧ ನಕ್ಷೆ ಅನುಮೋದನೆ ಪ್ರಾಧಿಕಾರ ಪರಿಶೀಲಿಸಿಕೊಳ್ಳತಕ್ಕದ್ದು.
22	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
23	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
24	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
25	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
26	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಡಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
27	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 60 / 2018, ದಿನಾಂಕ 16.03.2018

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಚೊಕ್ಕನಹಳ್ಳಿ ಗ್ರಾಮದ ಸರ್ವೆ ನಂ.58(ಪಿ), 60(ಪಿ), 61/1(ಪಿ) ಮತ್ತು 64/1(ಪಿ) ರ ಒಟ್ಟು 27872.49 ಚ.ಮೀ (06 ಎಕರೆ 35.50 ಗುಂಟೆ) ವಿಸ್ತೀರ್ಣಕ್ಕೆ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆಯನ್ನು ಶ್ರೀ.ಆರ್.ಮಧು ರವರು ಮೆ:ವಜ್ರಂ ಎನ್ವೇಟ್ ಪ್ರೈ.ಲಿ., ಕೋರಿರುವ ಬಗ್ಗೆ.



ನಗರ ಯೋಜಕ ಸದಸ್ಯರು


Commissioner



ಅಧ್ಯಕ್ಷರು,
ಬಿ.ಆ.ಪಾ.ಬೆಂಗಳೂರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಷರತ್ತು ವಿಧಿಸಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ರಸ್ತೆ ವಿಸ್ತರಣಾ ಪ್ರದೇಶ ಹಾಗೂ ಉದ್ಯಾನವನ ಮತ್ತು ಬಯಲು ಜಾಗಗಳ ಪ್ರದೇಶವನ್ನು ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.
3	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು. ಸಿವಿಲ್ ಮತ್ತು ಕಟ್ಟಡ ಕಾಮಗಾರಿಗೆ BWSSB ಯವರಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಖರೀದಿಸಿ ಉಪಯೋಗಿಸತಕ್ಕದ್ದು.
4	ಪ್ರಾಧಿಕಾರವು ಅನುಮೋದಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
5	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
6	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
7	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
8	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.


ನಗರ ಯೋಜಕ ಸವಸ್ಥರು


Commissioner


ಅಧ್ಯಕ್ಷರು,
ಬೆಂಗಳೂರು

10	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ದಾಖಲೆ ಮತ್ತು ಮಾಹಿತಿಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
11	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿ, ಅನುಮೋದನೆ ಪಡೆದು ಈ ಕುರಿತಂತೆ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯನ್ನು ರದ್ದುಗೊಳಿಸುವ ಅಥವಾ ಹಿಂಪಡೆಯುವ ಅಧಿಕಾರವನ್ನು ಪ್ರಾಧಿಕಾರದ ಆಯುಕ್ತರು ಅಧಿಕಾರವುಳ್ಳವರಾಗಿರುತ್ತಾರೆ.
12	ಅಭಿವೃದ್ಧಿ ಯೋಜನೆಯಲ್ಲಿನ ವಸತಿ ಘಟಕಗಳಿಂದ ಉತ್ಪತ್ತಿಯಾಗುವ ಘನತ್ಯಾಜ್ಯಗಳ ವಿಂಗಡನೆ ಮತ್ತು ಶೇಖರಣೆಗಾಗಿ ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
14	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ BESCOM ನಿರ್ದೇಶನದಂತೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
15	ಸದರಿ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಜಾಗದ ಅವಶ್ಯಕತೆ ಎನಿಸಿದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಸಕ್ಷಮ ಪ್ರಾಧಿಕಾರ / ಸಂಸ್ಥೆಗಳಿಗೆ ಹಸ್ತಾಂತರಿಸತಕ್ಕದ್ದು.
16	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, MRTS ಕರ, ಮೆಟ್ರೋಕರ ಮತ್ತು ವಿವಿಧ ಶುಲ್ಕಗಳ ಪರಿಷ್ಕರಣೆಯ ದರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರುವುದಾಗಿ ನೋಟರೈಸ್ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.

Thappeegals
ನಗರ ಯೋಜನೆ ಸವಸ್ತು

Commissioner
Commissioner


ಅಧ್ಯಕ್ಷರು,
ಅಧ್ಯಕ್ಷರು,
ಬೆಂಗಳೂರು

17	ಯೋಜನೆಯಲ್ಲಿನ ವಸತಿ ಘಟಕಗಳಿಗೆ ಕುಡಿಯುವ ನೀರಿಗಾಗಿ ಮತ್ತು ಇತರೆ ಉಪಯೋಗದ ನೀರಿಗಾಗಿ ಪ್ರತ್ಯೇಕವಾದ ಜೋಡಿ ಕೊಳಾಯಿ ವ್ಯವಸ್ಥೆಯನ್ನು ಮಾಡತಕ್ಕದ್ದು. ವಸತಿ ಘಟಕಗಳಿಂದ ಬರುವ ಕೊಳಚೆ ನೀರನ್ನು ಸಂಸ್ಕರಣೆ ಮಾಡಲು ಯೋಜನೆಯಲ್ಲಿ ಸಂಸ್ಕರಣಾ ಘಟಕ ಸ್ಥಾಪಿಸಿ, ಸಂಸ್ಕರಿಸಿದ ನೀರನ್ನು ಇತರೆ ಉಪಯೋಗಗಳಿಗಾಗಿ ಉಪಯೋಗಿಸತಕ್ಕದ್ದು.
18	BWSSB, BESCOM, KSPCB, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆ ಗಳಿಂದ NOC ಪಡೆದು ಕಟ್ಟಡ ನಕ್ಷೆ ಅನುಮೋದನೆ ಮೊದಲು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
19	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
20	ಪ್ರಶ್ನಿತ ಪ್ರದೇಶದಲ್ಲಿ ಬಿಳುವ ಮಳೆನೀರನ್ನು ಹೊರಗೆ ಹೋಗದಂತೆ ಸೂಕ್ತ ಪ್ರದೇಶಗಳಲ್ಲಿ ಮನೆ ನೀರು ಕೊಯ್ದು ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವುದು.
21	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 61 / 2018, ದಿನಾಂಕ 16.03.2018

ವಿಷಯ:- ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಯಶವಂತಪುರ ಗ್ರಾಮದ ಸರ್ವೆ ನಂ.74/1, 74/2, 74/3, 74/4, 77/1, 77/2, 77/3 ಮತ್ತು 77/4 (ಮುನಿಸಿಪಲ್ ಆಸ್ತಿ ಸಂಖ್ಯೆ:2-190-11/1-4) ರಲ್ಲಿನ 13ಎ-02ಗುಂಟೆ ವಿಸ್ತೀರ್ಣದ ಪೈಕಿ 04ಗುಂಟೆ ಖರಾಬನ್ನು ಹೊರತುಪಡಿಸಿ ಉಳಿದ 12ಎ-38ಗುಂಟೆ (52406.36 ಚ.ಮೀ.) ವಿಸ್ತೀರ್ಣಕ್ಕೆ ವಸತಿಯೇತರ ಕೈಗಾರಿಕೆ (IT/BT) ಉದ್ದೇಶದ ಅಭಿವೃದ್ಧಿ ಯೋಜನಾ ನಕ್ಷೆಯನ್ನು ಅನುಮೋದಿಸುವಂತೆ ಮೆ|| ಬ್ರಿಗೇಡ್ ಇನ್ ಫ್ರಾಸ್ಟ್ರಕ್ಚರ್ ಮತ್ತು ಪವರ್ ಪ್ರೈ.ಲಿ. ಸಂಸ್ಥೆಯ ನಿರ್ದೇಶಕರಾದ ಶ್ರೀ ನಿರೂಪ ಶಂಕರ್ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿಯೇತರ ಕೈಗಾರಿಕೆ [IT / BT] ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ



ನಗರ ಯೋಜನೆ ಸದಸ್ಯರು


Commissioner



ಅಧ್ಯಕ್ಷರು.
ಬೆಂ ಆ ಪ್ರಾ, ಬೆಂಗಳೂರು

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಕೆರೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಷರತ್ತು, TDR ಅನುಪಾತಕ್ಕೆ ಅನುಗುಣವಾಗಿ DRC ಪ್ರಮಾಣ ಪತ್ರಗಳನ್ನು ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದೆಂಬ ಹಾಗೂ ಕಟ್ಟಡ ನಿರ್ಮಾಣದ ಮೊದಲು ಹಾಲಿ ಇರುವ ಕೈಗಾರಿಕಾ ಕಟ್ಟಡಗಳನ್ನು ತೆರವುಗೊಳಿಸತಕ್ಕದ್ದೆಂದು, ಮತ್ತು ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸತಕ್ಕದ್ದೆಂಬ ಷರತ್ತುಗಳನ್ನು ವಿಧಿಸಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ ಕೈಗಾರಿಕೆ [IT / BT] ಉದ್ದೇಶದ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ ಮತ್ತು Sewage treatment plant ಸಹಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸತಕ್ಕದ್ದು.
3	ಅಭಿವೃದ್ಧಿ ಯೋಜನೆಯಲ್ಲಿ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಹಿಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
4	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು. ಸಿವಿಲ್ ಮತ್ತು ಕಟ್ಟಡ ಕಾಮಗಾರಿಗಾಗಿ BWSSB ಯವರಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಪಡೆದು ಉಪಯೋಗಿಸತಕ್ಕದ್ದು.
5	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.


ನಗರ ಯೋಜನೆ ಸಚಿವರು


Commissioner


ಅಧ್ಯಕ್ಷರು,
ಜಿಂ ಅ ಪ್ರಾ, ಬೆಂಗಳೂರು


6	ಜಾಗದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
7	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
8	ಅಭಿವೃದ್ಧಿ ಯೋಜನೆಯಲ್ಲಿ ಪ್ರತಿ ಘಟಕಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
9	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, RWH, SWM ಗಳಿಗಾಗಿ ಸೂಕ್ತ ಜಾಗವನ್ನು ಕಾಯ್ದಿರಿಸುವುದು ಹಾಗೂ Transformer yard ಗೆ KPTCL ನಿಯಮಾವಳಿಯಂತೆ ಅಗತ್ಯ ಜಾಗವನ್ನು ಕಾಯ್ದಿರಿಸತಕ್ಕದ್ದು.
10	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
11	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
12	ಅರ್ಜಿದಾರರು ಉದ್ದೇಶಿಸಿರುವ ಜಾಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
13	ದಿನಾಂಕ:16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡ ನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ದಾಖಲಾತಿಗಳನ್ನು / ಮಾಹಿತಿಯನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.


Thippeswamy
ನಗರ ಯೋಜನೆ ಸವಸ್ಥಾಪಕ


amr
Commissioner

ಶ. ಶಂಕರ
ಅಧ್ಯಕ್ಷರು.
ಬೆಂ ಅ ಪ್ರಾ. ಬೆಂಗಳೂರು

14	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ.
15	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಮೆಟ್ರೋಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ತಿಳಿಸಿದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಹಾಗೂ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
16	ಉದ್ಯಾನವನ ಮತ್ತು ಬಯಲು ಜಾಗಗಳನ್ನು ಹಾಗೂ Surface Parking ಅನುಮೋದಿತ ನಕ್ಷೆ ಪ್ರಕಾರ ಅಭಿವೃದ್ಧಿಪಡಿಸುವುದು.
17	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
18	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು, ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
19	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ
20	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ BESCO ನಿರ್ದೇಶನದಂತೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
21	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾವಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
22	ಪ್ರಸ್ತುತ ಪ್ರಾಧಿಕಾರವು ಪಾವತಿಸಿಕೊಳ್ಳುತ್ತಿರುವ ವಿವಿಧ ಶುಲ್ಕಗಳ ದರ ಪರಿಷ್ಕರಣೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರ್ಕಾರವು ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲವಾದ್ದರಿಂದ, ಪರಿಷ್ಕೃತ ದರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು ಹಾಗೂ ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
23	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant/Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿ Dual Piping System ಅನ್ನು ಸಹಾ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಕಟ್ಟಡ ನಕ್ಷೆ ಅನುಮೋದನೆ ನೀಡುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.


ನಗರ ಯೋಜನೆ ಸವಸ್ಥರು


Commissioner


ಅಧ್ಯಕ್ಷರು
ಬೆಂ ಅ ಪ್ರಾ. ಬೆಂಗಳೂರು


24	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
25	ತಾಲ್ಲೂಕು ತಹಶೀಲ್ದಾರ್/ಭೂ ಮಾಪಕರು ಹಾಗೂ ಪ್ರಾಧಿಕಾರದ ಭೂ ಸ್ವಾಧೀನ ವಿಭಾಗದವರು ದೃಢೀಕರಿಸಿರುವ ಸರ್ವೆ ನಕ್ಷೆಯಲ್ಲಿನ ಖರಾಬು ವಿಸ್ತೀರ್ಣ, ಪರಿಚಲನೆಗಳನ್ನು ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಿರುವಂತೆ ಸ್ಥಳದಲ್ಲಿ ಕಾಯ್ದಿರಿಸಲು ಬದ್ಧರಿರತಕ್ಕದ್ದು. ಹಾಗೂ ಒತ್ತುವರಿ ಮಾಡುವುದಿಲ್ಲವೆಂಬ ಬಗ್ಗೆ Notarised ಪ್ರಮಾಣ ಪತ್ರ ಸಲ್ಲಿಸುವುದು.
26	ಪ್ರಾಧಿಕಾರವು ವಿಧಿಸುವ ಇತರ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 62 / 2018, ದಿನಾಂಕ 16.03.2018


ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಸಿದ್ದಾಪುರ ಗ್ರಾಮದ ಸರ್ವೆ ನಂ 10 ರಲ್ಲಿ 0-09.25ಗುಂಟೆ, ಸ.ನಂ 11/1 ರಲ್ಲಿನ ಖರಾಬು 0-18ಗುಂಟೆ (0-18ಗುಂಟೆ ಖರಾಬು ಸೇರಿ), ಸ.ನಂ 11/2 ರಲ್ಲಿನ ಖರಾಬು 0-17ಗುಂಟೆ (0-17ಗುಂಟೆ ಖರಾಬು ಸೇರಿ), ಸ.ನಂ 12/1 ರಲ್ಲಿನ 0-14ಗುಂಟೆ, ಸ.ನಂ 12/2ಎ ರ ಪೈಕಿ 01ಎಕರೆ-28ಗುಂಟೆ (0-03ಗುಂಟೆ ಖರಾಬು ಹೊರತುಪಡಿಸಿ), ಸ.ನಂ 13/1 ರಲ್ಲಿನ 01ಎಕರೆ-10ಗುಂಟೆ (0-10ಗುಂಟೆ ಖರಾಬು ಹೊರತುಪಡಿಸಿ), ಸ.ನಂ 13/2 ರಲ್ಲಿನ 03ಎಕರೆ-24ಗುಂಟೆ (0-03ಗುಂಟೆ ಖರಾಬು ಹೊರತುಪಡಿಸಿ), ಸ.ನಂ 25/1ಎ ರಲ್ಲಿ 0-06ಗುಂಟೆ (0-06ಗುಂಟೆ ಖರಾಬು ಸೇರಿ), ಸ.ನಂ 25/1ಬಿ ರಲ್ಲಿ 0-22ಗುಂಟೆ (0-22ಗುಂಟೆ ಖರಾಬು ಸೇರಿ), ಸ.ನಂ 25/2ಎ ರಲ್ಲಿ 0-03ಗುಂಟೆ (0-03ಗುಂಟೆ ಖರಾಬು ಸೇರಿ), ಸ.ನಂ 25/2ಬಿ ರಲ್ಲಿ 0-11ಗುಂಟೆ (0-11ಗುಂಟೆ ಖರಾಬು ಸೇರಿ) ಒಟ್ಟಾರೆ 09ಎಕರೆ-18.25ಗುಂಟೆ ಪೈಕಿ 0ಎ-16ಗುಂಟೆ ಖರಾಬು ಹೊರತುಪಡಿಸಿ 09ಎಕರೆ-2.25ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ವಸತಿಯೇತರ ವಾಣಿಜ್ಯ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಅರ್ಜಿದಾರರಾದ Smt.N.Rukmini, Represented by her Power Attorney Holder M/s Brigade Enterprises Limited., ರವರು ಕೋರಿರುವ ಬಗ್ಗೆ.

*** **

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿಯೇತರ ವಾಣಿಜ್ಯ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಕೆರೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ


ನಗರ ಯೋಜಕ ಸವಸ್ಥರು


Commissioner


ಅಧ್ಯಕ್ಷರು.
ಬೆಂಗಳೂರು ನಗರ ಪಾಲಿಕೆ

ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಷರತ್ತು ವಿಧಿಸಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ ವಾಣಿಜ್ಯ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಉದ್ಯಾನವನ ಮತ್ತು ಬಯಲು ಜಾಗಗಳ ಪ್ರದೇಶವನ್ನು ಮತ್ತು ರಸ್ತೆ ಅಗಲೀಕರಣ ಪ್ರದೇಶಗಳನ್ನು ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು. ಹಾಗೂ ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
3	ಕಟ್ಟಡ ಕಾಮಗಾರಿ ಕೆಲಸಕ್ಕೆ BWSSB ರವರಿಂದ ಸಂಸ್ಕರಿಸಿದ ತಾಜ್ಯ ನೀರನ್ನು ಪಡೆದು ಬಳಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಜಾಗದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಕಟ್ಟಡ ಸಂರಕ್ಷಣೆಯ ಬಗ್ಗೆ Structural Stability ಪತ್ರ ಪಡೆದು ಪರಿಶೀಲಿಸಿಕೊಳ್ಳತಕ್ಕದ್ದು.
9	ಅರ್ಜಿದಾರರು ಉದ್ದೇಶಿಸಿರುವ ಜಾಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.


Thippeswamy
ನಗರ ಯೋಜನೆ ಸವಸ್ಥರು


Commissioner
Commissioner

ಅಧ್ಯಕ್ಷರು
ಅಧ್ಯಕ್ಷರು,
ಬೆಂಗಳೂರು

10	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಮಾಹಿತಿಯನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
11	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
12	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಮೆಟ್ರೋ ಸೆಸ್ ಮತ್ತು ಪರಿಷ್ಕೃತ ಧರಗಳ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ತಿಳಿಸಿದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
13	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು, ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
14	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
15	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾವಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
16	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿ Dual Piping System ಅನ್ನು ಸಹಾ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.


ನಗರ ಯೋಜನೆ ಸವಸ್ತು


Commissioner



ಅಧ್ಯಕ್ಷತೆ,
ಬಿಂ ಅ ಪ್ರಾ, ಬೆಂಗಳೂರು


17	ಅನುಮೋದಿತ ವಸತಿಯೇತರ ಅಭಿವೃದ್ಧಿ ನಕ್ಷೆಯಲ್ಲಿನ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯುವ ಮೊದಲು BWSSB, BESCOM, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆಗಳಿಂದ ಮತ್ತು ಅಗತ್ಯಕ್ಕೆ ಅನುಗುಣವಾಗಿ KSPCB ರವರಿಂದ ಸಹ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
18	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
19	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 63 / 2018, ದಿನಾಂಕ 16.03.2018

ವಿಷಯ: ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ದೇವರಚಿಕ್ಕನಹಳ್ಳಿ ಗ್ರಾಮದ ಸರ್ವೆ ನಂ.34 ರಲ್ಲಿ 0ಎ-01.50ಗುಂಟೆ, ಸರ್ವೆ ನಂ.46 ರಲ್ಲಿ 01ಎ-01.75ಗುಂಟೆ, ಸರ್ವೆ ನಂ.47/1 ರಲ್ಲಿ 01ಎ-25ಗುಂಟೆ, ಸರ್ವೆ ನಂ.47/2 0ಎ-14.50ಗುಂಟೆ, ಸರ್ವೆ ನಂ.48/6 ರಲ್ಲಿ 0ಎ-06ಗುಂಟೆ, ಸರ್ವೆ ನಂ.48/7 ರಲ್ಲಿ 0ಎ-06ಗುಂಟೆ, ಸರ್ವೆ ನಂ.48/8 ರಲ್ಲಿ 0ಎ-02.50ಗುಂಟೆ, ಸರ್ವೆ ನಂ.49 ರಲ್ಲಿ 0ಎ-26.50ಗುಂಟೆ (ಬಿ.ಟಿ.ಎಂ. ಬಡಾವಣೆ 4ನೇ ಹಂತ, 2ನೇ ಬ್ಲಾಕ್ ವ್ಯಾಪ್ತಿಯಲ್ಲಿನ) ಒಟ್ಟು 04ಎ-03.35ಗುಂಟೆ (16537.15 ಚ.ಮೀ.) ವಿಸ್ತೀರ್ಣದ ಭೂಮಿಯಲ್ಲಿ ಮೈಕೋ ತರಬೇತಿ ಕೇಂದ್ರ ಹಾಗೂ ಇತ್ಯಾದಿ ಕಟ್ಟಡಗಳನ್ನು ನಿರ್ಮಿಸುವ ಸಂಬಂಧ ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ನೀಡುವಂತೆ M/s BOSCH Ltd. ಸಂಸ್ಥೆಯವರು ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಸೆಕೆಂಡರಿ ನಾಲಾಗೆ 35 ಮೀ. Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಷರತ್ತು ವಿಧಿಸಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


ನಗರ ಯೋಜಕ ಸವಸ್ಥರು



Commissioner


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಈ ಹಿಂದೆ ದಿನಾಂಕ 25/06/2001 ರಂದು ನೀಡಿದ್ದ ಮೈಕೋ ತರಬೇತಿ ಕೇಂದ್ರ ಹಾಗೂ ಇತ್ಯಾದಿಗಳ ಕಟ್ಟಡ ನಿರ್ಮಿಸಲು ಅಭಿವೃದ್ಧಿ ಯೋಜನಾ ನಕ್ಷೆ ಹಾಗೂ ಕಾರ್ಯಾದೇಶವು ರದ್ದಾಗುತ್ತದೆ.
3	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ ಮತ್ತು Sewage treatment plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಸಲ್ಲಿಸುವುದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸತಕ್ಕದ್ದು.
4	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಹಿಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಜಾಗದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ಥಳೀಯ ಒಳಭಾಗದಲ್ಲಿ ನಿರ್ವಹಿಸುವುದು.
8	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
9	ಅಭಿವೃದ್ಧಿ ಯೋಜನೆಯಲ್ಲಿ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
10	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, RWH, SWM ಗಳಿಗಾಗಿ ಸೂಕ್ತ ಜಾಗವನ್ನು ಕಾಯ್ದಿರಿಸುವುದು ಹಾಗೂ Transformer yard ಗೆ KPTCL ನಿಯಮಾವಳಿಯಂತೆ ಅಗತ್ಯ ಜಾಗವನ್ನು ಕಾಯ್ದಿರಿಸತಕ್ಕದ್ದು.
11	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
12	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.


ನಗರ ಯೋಜಕ ಸವಸ್ಥರು



Commissioner


ಅಧ್ಯಕ್ಷರು,
ಜಿಂ ಅ ಪ್ರಾ. ಇಲಾಖೆ

13	ಅರ್ಜಿದಾರರು ಉದ್ದೇಶಿಸಿರುವ ಜಾಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
14	ದಿನಾಂಕ:16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡ ನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಮಾಹಿತಿಯನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
15	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
16	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರತಕ್ಕದ್ದು.
17	ಉದ್ಯಾನವನ ಮತ್ತು ಬಯಲು ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಅಭಿವೃದ್ಧಿಪಡಿಸುವುದು.
18	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
19	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು, ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
20	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ
21	ಪ್ರಸ್ತಾವನೆಯಲ್ಲಿನ ಜಮೀನುಗಳಿಗೆ ಸಂಬಂಧಿಸಿದಂತೆ ಯಾವುದೇ ನ್ಯಾಯಾಲಯದಲ್ಲಿ ದಾವೆಗಳಿದ್ದಲ್ಲಿ ಅವುಗಳಲ್ಲಿನ ಅಂತಿಮ ತೀರ್ಮಾನಕ್ಕೆ ಅಭಿವೃದ್ಧಿದಾರರು ಬದ್ಧರಾಗಿರತಕ್ಕದ್ದು.


ನಗರ ಯೋಜನೆ ಸವಸ್ಥರು


Commissioner


ಅಧ್ಯಕ್ಷರು,
ಜಿ ಅ ಪ್ರಾ ಬೆಂಗಳೂರು


22	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
23	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು ಹಾಗೂ ಈ ಸಂಬಂಧ Notarized ಪ್ರಮಾಣ ಪತ್ರ ಸಲ್ಲಿಸುವುದು.
24	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant/Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿ Dual Piping System ಅನ್ನು ಸಹಾ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಕಟ್ಟಡ ನಕ್ಷೆ ಅನುಮೋದನೆ ನೀಡುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
25	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
26	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 64 / 2018, ದಿನಾಂಕ 16.03.2018


ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಹಾಲನಾಯಕನಹಳ್ಳಿ ಗ್ರಾಮದ ಸರ್ವೆ ನಂ 56/3 ರಲ್ಲಿನ 01ಎಕರೆ-16ಗುಂಟೆ, ಸ.ನಂ 56/4 ರಲ್ಲಿನ 0-20.50ಗುಂಟೆ, ಸ.ನಂ 56/5 ರಲ್ಲಿನ 0-13ಗುಂಟೆ ಮತ್ತು ಸ.ನಂ 56/6 ರಲ್ಲಿನ 0-25ಗುಂಟೆ ಒಟ್ಟಾರೆ 02ಎಕರೆ-34.50ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಖಾಸಗಿ ವಸತಿ ಬಡಾವಣೆ ನಕ್ಷೆ ಅನುಮೋದನೆ ನೀಡುವಂತೆ ಅರ್ಜಿದಾರರಾದ M/s Shivakar Developers Pvt Ltd., ರವರು ಕೋರಿರುವ ಬಗ್ಗೆ.

*** **


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.



ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು,
ದಿಂ ಅ ಪ್ಲಾ ಬೆಂಗಳೂರು


1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 52 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
3	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬಡಾವಣೆಗಳನ್ನು ಮಾಡುವಂತಿಲ್ಲ.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
5	ಉದ್ಯಾನವನ ಮತ್ತು ಬಯಲುಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100/- ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
6	ವಸತಿ ಬಡಾವಣೆ ನಕ್ಷೆ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
7	ರಸ್ತೆಗಳು, ಉದ್ಯಾನವನ/ಬಯಲು ಜಾಗಗಳನ್ನು, ನೋಂದಾಯಿತ ಪರಿತ್ಯಾಜನಾ ಪತ್ರದ, ಮುಖಾಂತರ ಪುಕ್ಕಟ್ಟೆಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
8	Buffer ಪ್ರದೇಶದಲ್ಲಿ ಗಿಡ-ಮರಗಳನ್ನು ಬೆಳಸತಕ್ಕದ್ದು
9	ಅರ್ಜಿದಾರರು ಉದ್ದೇಶಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರ ಪೋರ್ಚರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.


ನಗರ ಯೋಜನೆ ಸದಸ್ಯರು



Commissioner


ಅಧ್ಯಕ್ಷರು,
ಬಿ.ಆ.ಪಾ. ಬೆಂಗಳೂರು

13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯಶಾಇ 24 ಶಾಸನ 2015, ಬೆಂಗಳೂರು, ದಿನಾಂಕ: 10/09/2015 ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ನಂತರ, ಅಂತಿಮವಾಗಿ ವಿನ್ಯಾಸವನ್ನು ಬಿಡುಗಡೆಗೊಳಿಸಲಾಗುವುದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸುವುದು. ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
20	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರ ಉಪಯೋಗಗಳಿಗೆ Dual Piping System ಅಳವಡಿಸುವುದು.
21	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
22	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
23	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.


ನಗರ ಯೋಜನೆ ಸದಸ್ಯರು


Commissioner



ಅಧ್ಯಕ್ಷರು,
ಬೆಂಗಳೂರು ನಗರ ಪಾಲಿಕೆ


24	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸಿದ್ದು, ಆ ವರ್ಗದವರಿಗೆ ನಿವೇಶನವನ್ನು ಹಂಚಿಕೆ ಮಾಡತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
25	BWSSB, BESCOM ಇಲಾಖೆಗಳಿಂದ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
26	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
27	ಪ್ರಸ್ತಾವನೆಯಲ್ಲಿನ ಜಮೀನುಗಳಿಗೆ ಯಾವುದೇ ನ್ಯಾಯಾಲಯದಲ್ಲಿ ದಾವೆಗಳಿದ್ದಲ್ಲಿ ನ್ಯಾಯಾಲಯದ ಅಂತಿಮ ಆದೇಶಕ್ಕೆ ಬದ್ಧರಾಗಿರತಕ್ಕದ್ದು.
28	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 65 / 2018, ದಿನಾಂಕ 16.03.2018

ವಿಷಯ: ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಚಂದ್ರಶೇಖರಪುರ ಗ್ರಾಮದ ಸರ್ವೆ ನಂ.14, 16, 18, 19, 20/1 ಮತ್ತು ಎಳೇನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 52/1(ಪಿ)ರಲ್ಲಿನ ಒಟ್ಟು 33 ಎಕರೆ 16 ಗುಂಟೆ ಪ್ರದೇಶದಲ್ಲಿ 0-37 ಗುಂಟೆ ಖರಾಬು ಇದ್ದು ಈ ಪೈಕಿ 20 ಗುಂಟೆ (ಎ) ಖರಾಬು ಭೂ ಪರಿತ್ಸನೆಯಾಗಿದ್ದು 17 ಗುಂಟೆ 'ಬಿ' ಖರಾಬು ಹೊರತುಪಡಿಸಿ ಒಟ್ಟು 32 ಎಕರೆ 39 ಗುಂಟೆ ಅಥವಾ (133443.23) ಚ.ಮೀ. ವಿಸ್ತೀರ್ಣದ ಪ್ರದೇಶದಲ್ಲಿ ದಿನಾಂಕ:04/05/2016 ರ NGT ಆದೇಶದಂತೆ ಬಫರ್ ಕಾಯ್ದಿರಿಸಿ ಮರು ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಕೋರಿ ಅರ್ಜಿದಾರರಾದ ಶ್ರೀ. ರವಿಚಂದ್ರ, ಮ್ಯಾನೇಜಿಂಗ್ ಡೈರೆಕ್ಟರ್, M/s Urbanize Developers (India) Pvt.Ltd ರವರು ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಕುರಿತು.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ಮರು ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಕೆರೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ



ನಗರ ಯೋಜಕ ಸದಸ್ಯರು


Commissioner



ಅಧ್ಯಕ್ಷರು
ನಗರ ಯೋಜಕರು

ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಷರತ್ತು ವಿಧಿಸಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಮರು ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ದಿನಾಂಕ 01/06/2015 ರಂದು ನೀಡಿರುವ ಮಾರ್ಪಡಿತ ಕಾರ್ಯದೇಶವನ್ನು ರದ್ದುಗೊಳಿಸಬೇಕಾಗುವುದು.
2	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
3	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
4	ಈ ಹಿಂದೆ ಪ್ರಾಧಿಕಾರಕ್ಕೆ ನೊಂದಾಯಿತ ಪರಿತ್ಯಾಜನಾ ಪತ್ರವನ್ನು ರದ್ದು ಪಡಿಸಿ ಮರು ಮಾರ್ಪಡಿತ ಕೋರಿ ಸಲ್ಲಿಸಿರುವ ನಕ್ಷೆಯಲ್ಲಿ ಗುರುತಿಸಿರುವ ಉದ್ಯಾನವನ/ಬಯಲುಜಾಗಗಳನ್ನು ಪ್ರಾಧಿಕಾರಕ್ಕೆ ನೊಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಹಸ್ತಾಂತರಿಸುವುದು.
5	ಸದರಿ ಯೋಜನೆಯಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಉದ್ಯಾನವನ ಮತ್ತು ಬಯಲುಜಾಗಗಳನ್ನು ಹಾಗೂ ಸಿ,ಎ, ಜಾಗಗಳನ್ನು ಅನುಮೋದಿತ ಮರು ಮಾರ್ಪಡಿತ ನಕ್ಷೆ ಪ್ರಕಾರ ಅಭಿವೃದ್ಧಿ ಪಡಿಸುವುದು.
8	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
9	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
10	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.



ನಗರ ಯೋಜನೆ ಸವಸ್ಥಾಪಕರು



Commissioner


ಅಧ್ಯಕ್ಷರು,
ದಿ ೦೨ ಪ್ರಾ. ಬೆಂಗಳೂರು

11	ದಿನಾಂಕ:16/01/2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ:07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು NOC ಮತ್ತು ಇನ್ನಿತರೆ ವಿವರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
12	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
13	ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಪೂರ್ವದಲ್ಲಿ ಅಭಿವೃದ್ಧಿ ಶುಲ್ಕವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪಾವತಿಸುವ ಬಗ್ಗೆ ಘನ ನ್ಯಾಯಾಲಯದ ಆದೇಶಕ್ಕೆ ಬದ್ಧರಾಗಿರುವುದು.
14	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
15	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಾಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
16	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳುವ ಅಧಿಕಾರವುಳ್ಳವರಾಗಿರುತ್ತಾರೆ.
17	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ /ದಾಖಲಾತಿ ನೀಡಿದ್ದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೆ ರದ್ದಾಗುತ್ತದೆ.
18	ಅಭಿವೃದ್ಧಿ ಯೋಜನೆಯಲ್ಲಿನ ಘನ ತ್ಯಾಜ್ಯಗಳನ್ನು ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
19	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು. ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.


ನಗರ ಯೋಜನೆ ಸದಸ್ಯರು


Commissioner



ಅಧ್ಯಕ್ಷರು,
ಬಿ ಅ ಪ್ರಾ ಬೆಂಗಳೂರು


20	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹಾದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
21	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ:8.11.2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
22	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
23	ಪ್ರಸ್ತಾವನೆಯಲ್ಲಿನ ಜಮೀನುಗಳಿಗೆ ಸಂಬಂಧಿಸಿದಂತೆ ಯಾವುದೇ ನ್ಯಾಯಾಲಯದಲ್ಲಿ ದಾವೆಗಳಿದ್ದಲ್ಲಿ ಅವುಗಳಲ್ಲಿನ ಅಂತಿಮ ತೀರ್ಮಾನಕ್ಕೆ ಅಭಿವೃದ್ಧಿದಾರರು ಬದ್ಧರಾಗಿರತಕ್ಕದ್ದು.
24	ಅಭಿವೃದ್ಧಿ ನಕ್ಷೆಯಲ್ಲಿ SSewage Treatment Plant Solid Waste Management ಅಗತ್ಯ ಜಾಗವನ್ನು ಗುರುತಿಸಿ, Dual Piping System ಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
25	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
26	Betterment Tax ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 45727-45730/2011 ರ ದಿನಾಂಕ:03/09/2012 ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ತೀರ್ಪಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 66 / 2018, ದಿನಾಂಕ 16.03.2018

ವಿಷಯ: ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕಂಬೀಪುರ ಗ್ರಾಮದ ಸ.ನಂ.48/1(ಪಿ) ಮತ್ತು 48/2(ಪಿ) ರ ಜಮೀನುಗಳ ಒಟ್ಟು ವಿಸ್ತೀರ್ಣ 3 ಎಕರೆ 02 ಗುಂಟೆ ಅಥವಾ 12342.81 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ವಸತಿಯೇತರ (ಹೋಟೆಲ್ ರೀಟೇಲ್ ಮತ್ತು ಆಫೀಸ್ ಕಟ್ಟಡ) ಉದ್ದೇಶಕ್ಕೆ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ನೀಡುವಂತೆ ಶ್ರೀ. ಗೋವಿಂದ್ ಗೋಪಾಲ್ ಚೋಪ್ರಾ ಮತ್ತು ಇತರರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿಯೇತರ (ಹೋಟೆಲ್ ರೀಟೇಲ್ ಮತ್ತು ಆಫೀಸ್ ಕಟ್ಟಡ)


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು,
ಶಿ ಅ ಶ್ರೀ, ಬೆಂಗಳೂರು

ಉದ್ದೇಶಕ್ಕೆ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, RMP 2015 ರಂತೆ ಈಗಾಗಲೇ ಪ್ರಶ್ನಿತ ಜಮೀನಿನ ಮಧ್ಯಭಾಗದಲ್ಲಿ 15 ಮೀ. ಅಗಲದ ಪ್ರಸ್ತಾಪಿತ ರಸ್ತೆ ಅಳವಡಿಸಿರುವುದರಿಂದ RMP-2031 [ತಾತ್ಕಾಲಿಕ] ರಂತೆ ಇರುವ 30 ಮೀ. ಅಗಲದ ರಸ್ತೆಯನ್ನು ಪೂರ್ಣ ಪ್ರಮಾಣದಲ್ಲಿ ಪಕ್ಕದ ಸರ್ವೆ ನಂ. 47 ರಲ್ಲಿ ಅಳವಡಿಸಲು ಹಾಗೂ ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಷರತ್ತು ವಿಧಿಸಿ, ಹಾಗೂ ಉಳಿಕೆ ಸಾಮಾನ್ಯ ಷರತ್ತುಗಳಿಗೆ ಒಳಪಟ್ಟು, ಅಭಿವೃದ್ಧಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ವಸತಿಯೇತರ (ಹೋಟೆಲ್ ರೀಟೇಲ್ ಮತ್ತು ಆಫೀಸ್ ಕಟ್ಟಡ) ಉದ್ದೇಶಕ್ಕೆ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
3	ಪ್ರಾಧಿಕಾರವು ಅನುಮೋದಿಸಿರುವ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
4	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
5	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
6	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
7	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಮತ್ತು ತಳಪಾಯಕ್ಕಾಗಿ ಮಣ್ಣನ್ನು ತೆಗೆದಾಗ ಪಕ್ಕದಲ್ಲಿನ ಕಟ್ಟಡಗಳ ಸುರಕ್ಷತೆಯ ಕುರಿತು ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
8	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ/ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.

Thapreegn
 ವಿಳ ಯೋಜನಾ ಸವಸ್ಥಾಪಕ

Commissioner

ಅಧ್ಯಕ್ಷರು,
 ಬಿ ಅ ಪ್ರಾ, ಬೆಂಗಳೂರು

9	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
10	ಅಭಿವೃದ್ಧಿ ಯೋಜನೆಯಲ್ಲಿನ ವಸತಿಯೇತರ ಘಟಕಗಳಿಂದ ಉತ್ಪತ್ತಿಯಾಗುವ ಘನತ್ಯಾಜ್ಯಗಳ ವಿಂಗಡನೆ ಮತ್ತು ಶೇಖರಣೆಗಾಗಿ ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
11	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆ ನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ಕಟ್ಟಡ ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿನ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
12	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ BESCOM ನಿರ್ದೇಶನದಂತೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
13	ಸರ್ಕಾರಿ ಸಂಸ್ಥೆಗಳಿಗೆ ಮೂಲಭೂತಸೌಕರ್ಯಗಳ ಅಭಿವೃದ್ಧಿಗಾಗಿ ಅಗತ್ಯ ಜಾಗ ಬೇಕಾದ ಸಂದರ್ಭದಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಅಗತ್ಯವಿರುವ ಜಾಗ ಬಿಟ್ಟುಕೊಡಲು ಬದ್ಧರಾಗಿರತಕ್ಕದ್ದು.
14	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು.
15	ಯೋಜನೆಯಲ್ಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಬೇಕಾಗುವ ಕುಡಿಯುವ ನೀರಿಗಾಗಿ ಮತ್ತು ಇತರೆ ಉಪಯೋಗದ ನೀರಿಗಾಗಿ ಪ್ರತ್ಯೇಕವಾದ ಜೋಡಿ ಕೊಳಾಯಿ ವ್ಯವಸ್ಥೆಯನ್ನು ಮಾಡತಕ್ಕದ್ದು. ವಸತಿಯೇತರ ಬರುವ ಕೊಳಚೆ ನೀರನ್ನು ಸಂಸ್ಕರಣೆ ಮಾಡಲು ಯೋಜನೆಯಲ್ಲಿ ಸಂಸ್ಕರಣಾ ಘಟಕ ಸ್ಥಾಪಿಸಿ, ಸಂಸ್ಕರಿಸಿದ ನೀರನ್ನು ಇತರೆ ಉಪಯೋಗಗಳಿಗಾಗಿ ಉಪಯೋಗಿಸತಕ್ಕದ್ದು.
16	BWSSB, BESCOM, KSPCB, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆ ಗಳಿಂದ NOC ಪಡೆದು ಕಟ್ಟಡ ನಕ್ಷೆ ಅನುಮೋದನೆ ಮೊದಲು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಬೇಕಿರುತ್ತದೆ.

Thippesgaik

ನಗರ ಯೋಜಕ ಸವಸ್ಥರು

amr

Commissioner


ಅಧ್ಯಕ್ಷರು,
ಬಿ.ಆ.ಪ್ರಾ.ಬಿ.ಎ.ಇ.ಎ.ಇ.


17	ಸರ್ವೆ ನಂ. 48/2 ಕ್ಕೆ ಸಂಬಂಧಿಸಿದಂತೆ ಈ ಹಿಂದೆ 27/07/1982 ದಿನಾಂಕ: 17/10/2008 ರಂದು ಕೈಗಾರಿಕಾ ಉದ್ದೇಶಕ್ಕೆ ಭೂ ಪರಿವರ್ತನೆಯಾಗಿದ್ದು, ಸದರಿ ಆದೇಶವನ್ನು ವಾಣಿಜ್ಯ ಉಪಯೋಗಕ್ಕೆ ಪರಿಷ್ಕರಿಸಿ ಕಟ್ಟಡ ನಕ್ಷೆ ಅನುಮೋದನೆ ನೀಡುವ ಮೊದಲು ಪಡೆದು ಸಲ್ಲಿಸುವುದು.
18	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ: 67 / 2018, ದಿನಾಂಕ 16.03.2018

ವಿಷಯ:- ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಚೊಕ್ಕನಹಳ್ಳಿ ಗ್ರಾಮದ ಸ.ನಂ. 45(ಪಿ), ರಲ್ಲಿನ 14973.24 ಚ.ಮೀ. (03 ಎಕರೆ 28ಗುಂಟೆ) ವಿಸ್ತೀರ್ಣದ ಪ್ರದೇಶಕ್ಕೆ ವಸತಿಯೇತರ ಶೈಕ್ಷಣಿಕ ಮತ್ತು ಆಸ್ಪತ್ರೆ ಉದ್ದೇಶಕ್ಕಾಗಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆಯನ್ನು ಮೆ|| ಭಾರತೀಯ ಸಿಟಿ ಡೆವಲಪರ್ಸ್ ಪ್ರೈ.ಲಿ. ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ವಸತಿಯೇತರ ಶೈಕ್ಷಣಿಕ ಮತ್ತು ಆಸ್ಪತ್ರೆ ಉದ್ದೇಶಕ್ಕಾಗಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾ ಬಫರ್ ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಪ್ರಸ್ತುತ ಶೈಕ್ಷಣಿಕ ಮತ್ತು ಆಸ್ಪತ್ರೆ ಉದ್ದೇಶದ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಕೋರುತ್ತಿರುವ ಪ್ರದೇಶಕ್ಕೆ ಹಾಲಿ ರಸ್ತೆಯ ನೇರ ಸಂಪರ್ಕ ಇಲ್ಲದೇ ಇದ್ದರೂ, ಈ ಹಿಂದೆ ಈ ಪ್ರದೇಶವನ್ನು ಸೇರಿಸಿಕೊಂಡು, ಒಟ್ಟು 105 ಎಕರೆ ಪ್ರದೇಶಕ್ಕೆ ವಸತಿ ಮತ್ತು ವಾಣಿಜ್ಯ ಉದ್ದೇಶದ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ನೀಡುವ ವೇಳೆ ಒಟ್ಟಾರೆ 105 ಎಕರೆ ಪ್ರದೇಶಕ್ಕೆ ಥಣೆನಂದ್ರ ಮುಖ್ಯ ರಸ್ತೆಯನ್ನೇ ಸಂಪರ್ಕ ರಸ್ತೆ ಪರಿಗಣಿಸಿರುವ ಕಾರಣ, ಈಗಲೂ ಸದರಿ ರಸ್ತೆಯನ್ನೇ ಸಂಪರ್ಕ ರಸ್ತೆ ಎಂದು ಪರಿಗಣಿಸಿ, ಸರ್ಕಾರದ ಅಧಿಸೂಚನೆ ದಿನಾಂಕ 20.03.2015 ರನ್ವಯ ಪ್ರಸ್ತಾವನೆಯನ್ನು ಪರಿಗಣಿಸಲು ತೀರ್ಮಾನಿಸಿ, ಪ್ರಶ್ನಿತ ಪ್ರದೇಶದ ಉತ್ತರಕ್ಕಿರುವ ಅರ್ಜಿದಾರರ ಮಾಲೀಕತ್ವದಲ್ಲಿರುವ ಜಮೀನು PRR ರಸ್ತೆಗಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅಧಿಸೂಚನೆಯಾಗಿರುವ ಕಾರಣ ಅಭಿವೃದ್ಧಿ ಯೋಜನೆಯ ಪ್ರದೇಸದಲ್ಲಿ PRR ರಸ್ತೆಗೆ ಕಾಯ್ದಿರಿಸಿರುವ ಪೂರ್ಣ ಪ್ರದೇಶವನ್ನು ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಅಭಿವೃದ್ಧಿದಾರರು ಪುಕ್ಕಟೆಯಾಗಿ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದೆಂದು ಹಾಗೂ PRR ರಸ್ತೆ ನಿರ್ಮಾಣವಾಗುವವರೆವಿಗೂ ಅಭಿವೃದ್ಧಿ ನಕ್ಷೆಯಲ್ಲಿ ಉದ್ದೇಶಿಸಿರುವಂತೆ 24.50 ಮೀ. ರಸ್ತೆ ನಿರ್ಮಾಣವನ್ನು ಅಭಿವೃದ್ಧಿದಾರರು ಮಾಡಿಸಬೇಕೆಂಬ ಷರತ್ತು


ನಗರ ಯೋಜಕ ಸವಸ್ಥಾನ


Commissioner


ಅಧ್ಯಕ್ಷರು,
ಬಿ.ಆ.ಪ್ರಾ. ಬೆಂಗಳೂರು

ವಿಧಿಸಿ, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಯೇತರ ಶೈಕ್ಷಣಿಕ ಮತ್ತು ಆಸ್ಪತ್ರೆ ಉದ್ದೇಶಕ್ಕಾಗಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು
2	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ ಮತ್ತು Sewage treatment plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಸಲ್ಲಿಸುವುದು. ಕುಡಿಯುವ ನೀರು ಮತ್ತು ಇತರ ಉಪಯೋಗಗಳಿಗೆ Dual Piping System ಅಳವಡಿಸತಕ್ಕದ್ದು.
3	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಹಿಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು.
4	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು
5	ಪ್ರಾಧಿಕಾರವು ಅನುಮೋದಿಸಿರುವ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
6	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
7	ಉದ್ಯಾನವನ ಮತ್ತು ಬಯಲುಜಾಗಗಳನ್ನು ಮತ್ತು Surface Parking ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಅಳವಡಿಸುವುದು.
8	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
10	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.



ನಗರ ಯೋಜಕ ಸವಸ್ಥರು




Commissioner




ಅಧ್ಯಕ್ಷರು

ಬಿ. ಅ. ಪ್ರಾ. ಬೆಂಗಳೂರು

11	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
12	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅಭಿವೃದ್ಧಿದಾರರು ತಪ್ಪು ಮಾಹಿತಿ/ದಾಖಲಾತಿ ನೀಡಿದ್ದು ತಿಳಿದುಬಂದಲ್ಲಿ ಈಗ ನೀಡಿರುವ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
13	ವಸತಿಯೇತರ ಅಭಿವೃದ್ಧಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಗಂಧಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
14	ದಿನಾಂಕ 16.06.2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ 07.01.2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ 09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು, ಕಟ್ಟಡ ನಕ್ಷೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. NOC ಮತ್ತು ಇನ್ನಿತರೆ ದಾಖಲೆ/ಮಾಹಿತಿಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
15	ಅಭಿವೃದ್ಧಿ ಯೋಜನೆಯಲ್ಲಿನ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
16	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, RWH, SWM, Transformer ಗಳಿಗಾಗಿ ಸೂಕ್ತ ಜಾಗವನ್ನು ಕಾಯ್ದಿರಿಸುವುದು ಹಾಗೂ Transformer yard ಗೆ KPTCL ನಿಯಮಾವಳಿಯಂತೆ ಅಗತ್ಯ ಜಾಗವನ್ನು ಕಾಯ್ದಿರಿಸತಕ್ಕದ್ದು.
17	ಸ್ವಾಭಾವಿಕವಾಗಿ ಇಳಿಮುಟ್ಟದ ಕಡೆ ಹೋಗುವ ಮಳೆನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
18	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
19	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.


ವಿಧಾನ ಯೋಜನೆ ಸದಸ್ಯರು


Commissioner


ಅಧ್ಯಕ್ಷರು,
ಬಿ.ಆ.ಪ್ರಾ. ಬೆಂಗಳೂರು


20	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್.ಕರ, ಮೆಟ್ರೋಕರ ಮತ್ತು ಈಗಾಗಲೇ ಪಾವತಿಸಿರುವ/ಪಾವತಿಸಲಿರುವ ವಿವಿಧ ಶುಲ್ಕಗಳ ಪರಿಷ್ಕೃತ ದರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ನೋಟರೈಸ್ ಪ್ರಮಾಣ ಪತ್ರ ಸಲ್ಲಿಸುವುದು ಹಾಗೂ ಸಲ್ಲಿಸುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
21	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರ ಷರತ್ತುಗಳಿಗೆ ಬದ್ಧರಾಗಿರುವುದು

ಠರಾವು ಸಂಖ್ಯೆ: 68 / 2018, ದಿನಾಂಕ 16.03.2018


ವಿಷಯ:- ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಬ್ಯಾಟರಾಯನಪುರ ಗ್ರಾಮದ ಸರ್ವೆ ನಂ.18/1(ಪಿ), 18/2(ಪಿ), 18/3(ಪಿ), 18/4(ಪಿ), 18/6, 18/7, 18/8(ಪಿ), 18/9, 19/1(ಪಿ), 19/4(ಪಿ), 19/5(ಪಿ), 19/6(ಪಿ) ಹಾಗೂ ಅಮೃತಹಳ್ಳಿ ಗ್ರಾಮದ ಸರ್ವೆ ನಂ.107/1, 107/2(ಪಿ), 107/3(ಪಿ), 108/1(ಪಿ), 116/1, 116/2, 116/3(ಪಿ), 117/3(ಪಿ), 118/1,118/2(ಪಿ), 119/1, 119/2, 119/3(ಪಿ), 119/7 ಮತ್ತು 121(ಪಿ) ರಲ್ಲಿನ ಒಟ್ಟಾರೆ 55188.55 ಚ.ಮೀ [13 ಎಕರೆ 25.50 ಗುಂಟೆ (0-13ಗುಂಟೆ ಖರಾಬು ಹೊರತುಪಡಿಸಿ)] ವಿಸ್ತೀರ್ಣದ ಪ್ರದೇಶದಲ್ಲಿ ಮಾರ್ಪಡಿತ ವಸತಿ ಮತ್ತು ವಸತಿಯೇತರ ವಾಣಿಜ್ಯ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆಯನ್ನು ಮೆ: ಸೆಂಚುರಿ ರಿಯಲ್ ಎಸ್ಟೇಟ್ಸ್ ಹೋಲ್ಡಿಂಗ್ಸ್ ಪ್ರೈ ಲಿ., ಮತ್ತು ಇತರರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಸಭೆಗೆ ಮಂಡಿಸಿದ ಟಿಪ್ಪಣಿಯಲ್ಲಿನ ಈ ಕೆಳಕಂಡ ಅಂಶಗಳ ಬಗ್ಗೆ ತೀರ್ಮಾನಿಸಲಾಯಿತು.

1. ವಾಣಿಜ್ಯ ಉದ್ದೇಶಕ್ಕಾಗಿ ಪ್ರಸ್ತಾಪಿಸಿರುವ Building -1 ಮತ್ತು 2 ರ ಮಧ್ಯೆ ನಾಲಾ ಹಾದು ಹೋಗುತ್ತಿದ್ದು, ನಾಲಾದ ಎರಡೂ ಕಡೆ ಇರುವ ಪ್ರದೇಶಕ್ಕೆ ಎರಡು ಪ್ರತ್ಯೇಕ ಖಾತಾ ಇದ್ದರೂ, ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಮಾತ್ರ ಖಾತಾ ನೀಡಲಾಗುವುದರಿಂದ ಇದನ್ನು ಮಾಲೀಕತ್ವದ ದಾಖಲೆ ಎಂದು ಪರಿಗಣಿಸಲಾಗುವುದಿಲ್ಲವಾದ್ದರಿಂದ ಒಂದೇ ಆಸ್ತಿ ಎಂದು ಪರಿಗಣಿಸಲು ತೀರ್ಮಾನಿಸಲಾಯಿತು. ಆದಾಗ್ಯೂ ಈ ಪ್ರದೇಶಕ್ಕೆ ಒಂದೇ ಖಾತಾವನ್ನು ಬಿಬಿಎಂಪಿ ಯಿಂದ ಅರ್ಜಿದಾರರು ಪಡೆದು ಸಲ್ಲಿಸಿದ ನಂತರವೇ ಅಭಿವೃದ್ಧಿ ನಕ್ಷೆ ಅನುಮೋದನೆಗೆ ಸಂಬಂಧಪಟ್ಟ ಶುಲ್ಕ ಪಾವತಿಸಿಕೊಳ್ಳುವುದು.
2. ಪ್ರಸ್ತುತ NGT ಆದೇಶದಂತೆ ಕೆರೆಯ ಅಂಚಿನಿಂದ 75 ಮೀ. ಪ್ರದೇಶವನ್ನು ಮತ್ತು ನಾಲಾದ ಅಂಚಿನಿಂದ 25 ಮೀ. ಪ್ರದೇಶವನ್ನು ಬಫರ್ ಗಾಗಿ ಕಾಯ್ದಿರಿಸಬೇಕಿದ್ದರೂ, ಕಟ್ಟಡ - 3 ರಲ್ಲಿ ಯಾವುದೇ ಬದಲಾವಣೆ ಇಲ್ಲದೇ ಇರುವುದರಿಂದ RMP-2015 ರ ವಲಯ ನಿಯಮಾವಳಿತಯಂತೆ ಕೆರೆಯ ಅಂಚಿನಿಂದ 30ಮೀ. ಮತ್ತು ನಾಲಾದ ಮಧ್ಯಭಾಗದಿಂದ 15 ಮೀ. ಪ್ರದೇಶವನ್ನು ಬಫರ್ ಗಾಗಿ ಕಾಯ್ದಿರಿಸುವುದನ್ನು ಒಪ್ಪಿಕೊಳ್ಳಲಾಯಿತು.


ನಗರ ಯೋಜಕ ಸದಸ್ಯರು



Commissioner



ಅಧ್ಯಕ್ಷರು,
ಬೆಂ ಅ ಪ್ರಾ. ಬೆಂಗಳೂರು


3. ವಸತಿ ಉದ್ದೇಶಕ್ಕಾಗಿ ಕಾಯ್ದಿರಿಸಬೇಕಾದ ಸಿ.ಎ. ಯನ್ನು ವಸತಿಗಾಗಿ ಪ್ರಸ್ತಾಪಿಸಿರುವ ಜಾಗದಲ್ಲಿನ ನಾಲಾ ಬಫರ್ ಕಾರಣ ಸಿ.ಎ. ಕಾಯ್ದಿರಿಸಲು ಜಾಗವಿಲ್ಲದಿರುವುದನ್ನು ಮನಗಂಡು ವಾಣಿಜ್ಯಕ್ಕಾಗಿ ಪ್ರಸ್ತಾಪಿಸಿರುವ ಜಾಗದಲ್ಲಿ ಸಿ.ಎ. ಯನ್ನು ಕಾಯ್ದಿರಿಸಿರುವುದನ್ನು ಹಾಗೂ ಡೈವೇ ಯಿಂದ ಸಂಪರ್ಕ ಕಲ್ಪಿಸಿರುವುದನ್ನು ಒಪ್ಪಿಕೊಳ್ಳಲಾಯಿತು.
4. TDR ವಿಸ್ತೀರ್ಣದ ಸಮಾನಾಂತರ ವಿಸ್ತೀರ್ಣದ DRC ಪ್ರಮಾಣ ಪತ್ರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಅರ್ಜಿದಾರರು ಸಲ್ಲಿಸುವುದು.
5. ವಸತಿ ಘಟಕಗಳಲ್ಲಿ EWS ಗಾಗಿ ಪ್ರತ್ಯೇಕ ಘಟಕಗಳನ್ನು ಕಾಯ್ದಿಸದೇ ಎಲ್ಲಾ ಘಟಕಗಳಲ್ಲಿ ಪ್ರತ್ಯೇಕವಾಗಿ ಕಾರಿಡಾರ್ ಗೆ ಪ್ರವೇಶ ಕಲ್ಪಿಸಿ ಕೊರಡಿ ಮತ್ತು ಶೌಚಾಲಯವನ್ನು ಅಳವಡಿಸಿ ಈ ಹಿಂದೆ ಅನುಮೋದನೆ ನೀಡಲಾಗಿರುವುದರಿಂದ ಪ್ರಸ್ತುತ ಉದ್ದೇಶಿಸಿರುವ ವಸತಿ ಘಟಕಗಳಲ್ಲಿಯೂ ಅದೇ ರೀತಿ ಪ್ರಸ್ತಾಪಿಸಿರುವುದು ಒಪ್ಪಿಕೊಳ್ಳಲಾಯಿತು.

ಉಳಿದಂತೆ ಅಭಿವೃದ್ಧಿ ನಕ್ಷೆಯಲ್ಲಿ ಹೊಸದಾಗಿ ಪ್ರಸ್ತಾಪಿಸಿರುವ ಜಾಗದಲ್ಲಿ ಇರುವ ನಾಲಾಗಳಿಗೆ NGT ಆದೇಶದಂತೆ ಬಫರ್ ಕಾಯ್ದಿರಿಸಿದ್ದು, ಅಭಿವೃದ್ಧಿ ನಕ್ಷೆಯು RMP - 2015 ರ ವಲಯ ನಿಯಮಾವಳಿಗೆ ಅನುಗುಣವಾಗಿರುವುದರಿಂದ ಅಭಿವೃದ್ಧಿ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ದಿನಾಂಕ.14/03/2013 ರಂದು ನೀಡಿರುವ ಕಾರ್ಯಾದೇಶವನ್ನು ಅನುಮೋದಿತ ಅಭಿವೃದ್ಧಿ ನಕ್ಷೆ ಮತ್ತು ಪರಿತ್ಯಜನಾ ಪತ್ರವನ್ನು ರದ್ದುಮಾಡುವುದು.
2	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸಲು ಬದ್ಧರಾಗಿರತಕ್ಕದ್ದು.
3	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಪ್ರಸ್ತಾಪಿಸಿರುವಂತೆ ಉದ್ಯಾನವನ ಮತ್ತು ಬಯಲು ಜಾಗಗಳನ್ನು ಪರಿತ್ಯಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಮುಘತ್ತಾಗಿ ಹಸ್ತಾಂತರಿಸುವುದು. ಹಾಗೂ ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
4	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಸಲ್ಲಿಸುವುದು.
5	ಪ್ರಾಧಿಕಾರವು ಅನುಮೋದಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.


ನಗರ ಯೋಜಕ ಸಂಸ್ಥೆ



Commissioner


ಅಧ್ಯಕ್ಷರು,
ಜಿಂ ಅ ಪ್ರಾ. ಬೆಂಗಳೂರು


6	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
7	ಸದರಿ ಅಭಿವೃದ್ಧಿ ಯೋಜನೆಯಲ್ಲಿ ಅರ್ಜಿದಾರರೇ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಕಟ್ಟಡ ನಕ್ಷೆ ಅನುಮೋದನೆ ನೀಡುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
8	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೇ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿಪಡಿಸುವುದು.
9	ಉದ್ಯಾನವನ ಮತ್ತು ಬಯಲುಜಾಗ, ಸಿ.ಎ ಗಳಿಗಾಗಿ ಕಾಯ್ದಿರಿಸಿರುವ ಪ್ರದೇಶಗಳನ್ನು ಅನುಮೋದಿತ ನಕ್ಷೆ ಪ್ರಕಾರ ಅಳವಡಿಸುವುದು.
10	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
11	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
12	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
13	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳತಕ್ಕದ್ದು. ಕಟ್ಟಡ ಕಾಮಗಾರಿಗೆ ಸಂಸ್ಕರಿಸಿದ ತ್ಯಾಜ್ಯ ನೀರನ್ನು BWSSB ಯವರಿಂದ ಪಡೆದು ಉಪಯೋಗಿಸುವುದು.
14	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
15	ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ : ದಾಖಲಾತಿ ನೀಡಿದ್ದು ತಿಳಿದುಬಂದಲ್ಲಿ ಈಗ ನೀಡಿರುವ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.



ನಗರ ಯೋಜನೆ ಸವಸ್ಥಕರು



ಅಧ್ಯಕ್ಷರು


ಅಧ್ಯಕ್ಷರು,
 20 ಆ ಕ್ರಾ. ಬೆಂಗಳೂರು

16	ದಿನಾಂಕ 16.06.2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ 07.01.2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ 09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು, ಕಟ್ಟಡ ನಕ್ಷೆಗಳನ್ನು ಪರಿಶೀಲಿಸಿರುವುದಿಲ್ಲ. ಹೀಗಾಗಿ ಅನ್ವಯಿಸುವ ವಿವಿಧ ಇಲಾಖೆಗಳ NOC ಮತ್ತು ಇನ್ನಿತರೆ ದಾಖಲೆ ಮತ್ತು ವಿವರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
17	ವಸತಿ ಅಭಿವೃದ್ಧಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
18	ದಿನಾಂಕ 21/12/2010 ರ Joint Technical Committee ಹಾಗೂ ದಿನಾಂಕ 07/01/2011 ರ ಸಮಿತಿ ಸಭೆಯ ತೀರ್ಮಾನದಂತೆ, ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ವಿವಿಧ ಇಲಾಖೆಗಳಿಂದ ಪಡೆದ NOC ಗಳನ್ನು ಸಲ್ಲಿಸತಕ್ಕದ್ದು.
19	TDR ವಿಸ್ತೀರ್ಣಕ್ಕೆ ಸಮಾನಾಂತರ DRC ಪ್ರಮಾಣ ಪತ್ರಗಳನ್ನು ಹಾಗೂ ಸಂಬಂಧಪಟ್ಟಂತೆ ಎಲ್ಲಾ ದಾಖಲೆಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಿ ಅನುಮೋದನೆ ಪಡೆಯುವುದು.
20	ಎಲ್ಲಾ ಘಟಕಗಳಿಗೆ ಸೋಲಾರ್ ಸಿಸ್ಟಮ್ ಅಳವಡಿಸುವುದು Solar ಲೈಟಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದು.
21	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್ ಕರ, ಮೆಟ್ರೋ ಕರ, ವಿವಿಧ ಇತರೆ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರುವುದಾಗಿ ಪ್ರಮಾಣ ಪತ್ರ ಸಲ್ಲಿಸುವುದು.
22	ನಾಲಾ ಪಥ ಬದಲಾವಣೆಗೆ ಸಂಬಂಧ ಜಿಲ್ಲಾಧಿಕಾರಿಗಳು, ಬೆಂಗಳೂರು ರವರ ಆದೇಶ ಸಂಖ್ಯೆ:ಎನ್.ಎನ್.ಡಿ(ಎನ್.ಎ)ಸಿ.ಆರ್/73/2016-17, ದಿನಾಂಕ 06/12/2017 ರಲ್ಲಿನ ಷರತ್ತುಗಳನ್ನು ಪಾಲಿಸತಕ್ಕದ್ದು.
23	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ನಗರ ಯೋಜಕ ಸದಸ್ಯರು
ನಗರ ಯೋಜಕ ಸದಸ್ಯರು


ಆಯುಕ್ತರು
Commissioner



ಅಧ್ಯಕ್ಷರು
ಬೆಂಗಳೂರು


ರರಾವು ಸಂಖ್ಯೆ: 69 / 2018, ದಿನಾಂಕ 16.03.2018


ವಿಷಯ: ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಯಲಹಂಕ ಹೋಬಳಿ, ಗಂಟಿಗಾನಹಳ್ಳಿ ಗ್ರಾಮದ ಸರ್ವೆ ನಂ.1/3 ಮತ್ತು ಸರ್ವೆ ನಂ 2/5 ರಲ್ಲಿನ ಒಟ್ಟು 13455.69 ಚ.ಮೀ [03 ಎಕರೆ 13 ಗುಂಟೆ] (06 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶಕ್ಕೆ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸುವಂತೆ ಕೋರಿ ಶ್ರೀ. ವಿಜಯ ರಾಘವರೆಡ್ಡಿ.ಆರ್ ಬಿನ್ ಎಂ.ರಾಮರೆಡ್ಡಿ ಮತ್ತು ಶ್ರೀಮತಿ ಪುಷ್ಪ. ಜಿ.ಐ ರವರು ಜಂಟಿಯಾಗಿ ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಸರ್ವೆ ಸಂಖ್ಯೆ 1/3 ರಲ್ಲಿ ಉತ್ತರ-ದಕ್ಷಿಣವಾಗಿ ಕಂದಾಯ ದಾಖಲೆಯಂತೆ ಸೂಚಿಸಿರುವ ನಾಲಾದ ಪಥ ಬದಲಾವಣೆ ಬಗ್ಗೆ ಹಾಗೂ ಸದರಿ ನಾಲಾ ಪ್ರದೇಶವನ್ನು ಒಳಗೊಂಡಂತೆ ನಿರ್ಮಾಣವಾಗಿರುವ ರಸ್ತೆಯನ್ನು ಸಂಪರ್ಕ ರಸ್ತೆ ಎಂದು ಪರಿಗಣಿಸುವ ಬಗ್ಗೆ ಜಿಲ್ಲಾಧಿಕಾರಿಯಿಂದ ಸೂಕ್ತ ಆದೇಶವನ್ನು ಅರ್ಜಿದಾರರು ಪಡೆದು ಸಲ್ಲಿಸಿದ ನಂತರವೇ ಅದರಂತೆ ಪದ ಬದಲಾವಣೆಯಾದ ನಾಲಾಗೆ NGT ಆದೇಶದಂತೆ ಬಫರ್ ಕಾಯ್ದಿರಿಸಿ, ವಸತಿ ಬಡಾವಣೆ ನಕ್ಷೆ ಪಡೆದು ಮುಂದಿನ ಕ್ರಮಕೈಗೊಳ್ಳಲು ತೀರ್ಮಾನಿಸಲಾಯಿತು. ಪ್ರಸ್ತುತ RMP-2015 ರಂತೆ ಕೃಷಿ ವಲಯದಲ್ಲಿದ್ದು, ಗ್ರಾಮತಾಣಾಗೆ ಹೊಂದಿಕೊಂಡಿರುವುದರಿಂದ RMP-2015 ರ ವಲಯ ನಿಯಮಾವಳಿಯ Chapter 4.13.2 iii] ರಂತೆ FAR 1.0 ಮತ್ತು G + 1 ಸೀಮಿತಗೊಳಿಸಲು ತೀರ್ಮಾನಿಸಲಾಯಿತು. ಪ್ರಸ್ತುತ ಪ್ರದೇಶದಲ್ಲಿ ಉತ್ತರ-ದಕ್ಷಿಣವಾಗಿ ತಾತ್ಕಾಲಿಕ RMP-2031 ರಲ್ಲಿ 30 ಮೀ ರಸ್ತೆಯನ್ನು ಉದ್ದೇಶಿಸಿದ್ದು, ಸದರಿ ರಸ್ತೆಯ ಪಂಕ್ತೀಕರಣವನ್ನು ಸೂಕ್ತವಾಗಿ ಕರಡು ವಸತಿ ಬಡಾವಣೆ ನಕ್ಷೆಯಲ್ಲಿ ಅಳವಡಿಸಿ, ಅದರಂತೆ ಮುಂದೆ RMP-2031 ಅಂತಿಮಗೊಳಿಸುವ ವೇಳೆ ಅಳವಡಿಸಲು ತೀರ್ಮಾನಿಸಲಾಯಿತು. ಅದರಂತೆ ತಿದ್ದುಪಡಿ ಮಾಡಿದ ವಸತಿ ಬಡಾವಣೆ ನಕ್ಷೆಯನ್ನು ಪಡೆದು ಅನುಮೋದಿಸುವ ಅಧಿಕಾರವನ್ನು ಆಯುಕ್ತರಿಗೆ ಪ್ರತ್ಯಾಯೋಜಿಸಿ, ತದನಂತರವೇ ಶುಲ್ಕ ಪಾವತಿಸುವ ಬಗ್ಗೆ ಅರ್ಜಿದಾರರಿಗೆ ಹಿಂಬರಹ ನೀಡುವ ಷರತ್ತಿಗೊಳಪಟ್ಟು ಹಾಗೂ ಈ ಕೆಳಕಂಡ ಷರತ್ತುಗಳನ್ನು ವಿಧಿಸಿ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಯಲಹಂಕ ಹೋಬಳಿ, ಗಂಟಿಗಾನಹಳ್ಳಿ ಗ್ರಾಮದ ಸರ್ವೆ ನಂ.1/3 ಮತ್ತು ಸರ್ವೆ ನಂ 2/5 ರಲ್ಲಿನ ಒಟ್ಟು 13455.69 ಚ.ಮೀ [03 ಎಕರೆ 13 ಗುಂಟೆ] (06 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶಕ್ಕೆ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ತಾತ್ಕಾಲಿಕ ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಬಡಾವಣೆ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ರಸ್ತೆ ಅಗಲ, ನಿವೇಶನ ಸಂಖ್ಯೆ, ಇತ್ಯಾದಿ ಯಾವುದೇ ಬದಲಾವಣೆ ಮಾಡುವಂತಿಲ್ಲ.


ನಗರ ಯೋಜಕ ಸದಸ್ಯರು


Commissioner


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

3	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು ವಿಲೇವಾರಿ, ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
4	ಉದ್ಯಾನವನ / ಬಯಲುಜಾಗ ಪ್ರದೇಶಗಳಿಗೆ Chain Link Fencing ಅಳವಡಿಸಿ, ಉದ್ಯಾನವನ / ಬಯಲುಜಾಗ ಮತ್ತು ರಸ್ತೆ ಪ್ರದೇಶಗಳನ್ನು ಪುಕ್ಕಟೆಯಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
5	ಉದ್ಯಾನವನ / ಬಯಲುಜಾಗಗಳಲ್ಲಿ ಪ್ರಾಧಿಕಾರದ ಸ್ವತ್ತು ಎಂದು ನಾಮಫಲಕ ಹಾಕುವುದು ಸ್ಥಳೀಯ ಸಂಸ್ಥೆಗೆ ವಹಿಸಿಕೊಡುವವರೆವಿಗೂ ಅಭಿವೃದ್ಧಿದಾರರು ಸದರಿ ಪ್ರದೇಶಗಳನ್ನು ಯಾವುದೇ ರೀತಿ ಒತ್ತುವರಿಯಾಗದಂತೆ ಕಾಪಾಡುವುದು ಹಾಗೂ ಅದರಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಬೆಳೆಸುವುದು.
6	ಬಡಾವಣೆಯನ್ನು ಪೂರ್ಣವಾಗಿ ಅಭಿವೃದ್ಧಿಗೊಳಿಸಿದ ನಂತರ ವಸತಿ ನಿವೇಶನಗಳನ್ನು ಬಿಡುಗಡೆ ಮಾಡತಕ್ಕದ್ದು.
7	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಸಂಘ / ವ್ಯಕ್ತಿಗಳ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಬಡಾವಣೆ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
8	ಬಡಾವಣೆ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದಲ್ಲಿ ಬಡಾವಣೆ ನಕ್ಷೆಯ ಅನುಮೋದನೆಯು ತನ್ನಿಂದತಾನೇ ರದ್ದಾಗುತ್ತದೆ.
9	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
10	ಪ್ರಸ್ತಾವಿತ ವಿನ್ಯಾಸದಲ್ಲಿ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
11	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿ ಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.

Thippeswamy
ನಗರ ಯೋಜನೆ ಸವಸ್ಥರು

Commissioner

ಅಧ್ಯಕ್ಷರು,
ಬಿ ಅ ಕ್ಲಾ ನೆಂಗಳೂರು

12	ದಿನಾಂಕ 10/09/2015 ರ ಸರ್ಕಾರದ ಅಧಿಸೂಚನೆಯಂತೆ 100% ವಸತಿ ನಿವೇಶನಗಳನ್ನು ಬಿಡುಗಡೆ ಮಾಡಿಸಿಕೊಳ್ಳುವ ಮೊದಲು ನಿಯಮಾವಳಿ ಪ್ರಕಾರ BESCO ಮತ್ತು BWSSB ಸ್ಥಳೀಯ ಸಂಸ್ಥೆಯಿಂದ ನಿರಾಕ್ಷೇಪಣಾ ಪತ್ರ ಪಡೆದು ಸಲ್ಲಿಸತಕ್ಕದ್ದು.
13	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
14	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
15	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
16	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲುಜಾಗ / ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
17	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು.
18	ನಿವೇಶನಗಳಿಗೆ ವಿದ್ಯುಚ್ಛಕ್ತಿ ಒದಗಿಸಲು ಭೂಮಿಯ ಒಳಗಡೆ ಕೇಬಲ್ ಹಾಕತಕ್ಕದ್ದು
19	ಪ್ರಶ್ನಿತ ಪ್ರದೇಶದಲ್ಲಿ ನೈಸರ್ಗಿಕವಾಗಿ ಅಥವಾ R.S ನಕ್ಷೆ ಅಥವಾ RMP ರಂತೆ ಹಾದು ಹೋಗುವ ಹಳ್ಳ ಮತ್ತು ಕೊಳ್ಳಗಳನ್ನು ಹಾಗೂ ಬಂಡಿದಾರಿ, ಕಾಲುದಾರಿಗಳನ್ನು ಒತ್ತುವರಿ ಮಾಡಬಾರದು. ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೇ ಸರಾಗವಾಗಿ ನೀರು ಹರಿದು ಹೋಗುವಂತೆ ಅಭಿವೃದ್ಧಿಪಡಿಸತಕ್ಕದ್ದು.
20	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ 08.11.2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ. 10 ರಷ್ಟು ವಸತಿ ನಿವೇಶನಗಳನ್ನು [EWS] ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಮತ್ತು [LIG] ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು, [EWS] ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದಲ್ಲಿ ಮೂಲ ಆಶಯ ವಿಫಲವಾಗುವುದರಿಂದ [EWS] ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
21	ಕಾವೇರಿ ನೀರಿನ ಕರ, ವರ್ತುಲ ರಸ್ತೆ, ಮೇಲುಕರ, MRTS ಕರ, ಶುಲ್ಕಗಳ ಪರಿಷ್ಕರಣೆ ದರ, ಮೆಟ್ರೋ ಕರ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು ಹಾಗೂ ಈ ಸಂಬಂಧ ನೋಟರೈಸ್ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.

Thippeswamy
ನಗರ ಯೋಜನೆ ಸವಿಸ್ತರು

Commissioner

ಅಧ್ಯಕ್ಷರು,
ಬೆಂಗಳೂರು ನಗರ ಪಂಚಾಯತ್

22	ವಸತಿ ಬಡಾವಣೆ ನಕ್ಷೆಯಲ್ಲಿ Sewage Treatment Plant, RWH, SWM, Transformer Yard ಗೆ ಸೂಕ್ತ ಜಾಗವನ್ನು ಕಾಯ್ದಿರಿಸಿದ್ದು, ಹಾಲಿ ಸ್ಥಳದಲ್ಲಿ ಯಥಾವತ್ತಾಗಿ ವಸತಿ ಬಡಾವಣೆ ನಕ್ಷೆಯಲ್ಲಿ ಕಾಯ್ದಿರಿಸಿರುವಂತೆ ಅಭಿವೃದ್ಧಿಪಡಿಸುವುದು.
23	ಪ್ರಶ್ನಿತ ಜಮೀನಿಗೆ ಇರುವ ರಸ್ತೆಯನ್ನು ಡಾಂಬರೀಕರಣದಿಂದ ಅಭಿವೃದ್ಧಿಪಡಿಸತಕ್ಕದ್ದು.
24	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ: 70 / 2018, ದಿನಾಂಕ 16.03.2018

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಜಕ್ಕೂರು ಪ್ಲಾಂಟೇಶನ್ ಗ್ರಾಮದ ಸರ್ವೆ ನಂ.1ಎ ಬ್ಲಾಕ್ 6(ಪಿ), 7, 9, 10, 16(ಪಿ), 17, 18, 19(ಪಿ), 22(ಪಿ), ಸರ್ವೆ ನಂ.1ಬಿ ಬ್ಲಾಕ್ 41 ರಲ್ಲಿನ 102790.22 ಚ.ಮೀ (25 ಎಕರೆ 16 ಗುಂಟೆ) ವಿಸ್ತೀರ್ಣ ಪ್ರದೇಶದಲ್ಲಿ ವಸತಿಯೇತರ (ವಾಣಿಜ್ಯ) ಉದ್ದೇಶದ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡುವಂತೆ ಶ್ರೀ.ಪಿ.ಅಶ್ವಿನಿ ಪೈ, ಟೌನ್ ಶಿಪ್ ಪ್ರಮೋಟರ್ಸ್, ಬೆಂಗಳೂರು ಇವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಚರ್ಚಿಸಲಾಯಿತು. ಮಾನ್ಯ ಲೋಕಾಯುಕ್ತರವರು Compt./Lok/BCD-279/2006 ಪ್ರಕರಣದಲ್ಲಿ, ಈ ಹಿಂದಿನ ಆದೇಶದಲ್ಲಿ ತಿಳಿಸಿದಂತೆ ರಸ್ತೆ ಜಾಲವನ್ನು RMP-2031 ರಲ್ಲಿ ಅಳವಡಿಸುವ ಬಗ್ಗೆ ತಿಳಿಸಿರುವ ಬಗ್ಗೆ ಹಾಗೂ ಸದರಿ ಪ್ರಕರಣದ ಸಂಬಂಧ ದಿನಾಂಕ 08-01-2018 ರ ಅಂತಿಮ ಆದೇಶದಲ್ಲಿ ತಿಳಿಸಿರುವ ಅಂಶಗಳನ್ನು ಸಭೆಯ ಗಮನಕ್ಕೆ ತರಲಾಯಿತು. ಮಾನ್ಯ ಲೋಕಾಯುಕ್ತರವರು ಪ್ರಕರಣ ಸಂಖ್ಯೆ ಕಂ.ಲೋಕ್/ಬಿಸಿಡಿ/714/2015/ಎಆರ್.ಇ-1 ರಲ್ಲಿ ಆದೇಶಿಸಿದಂತೆ ದೂರುದಾರರಾದ ಶ್ರೀ.ಎನ್.ವೀರಣ್ಣನವರ ಜಮೀನಿಗೆ ಪ್ರಾಧಿಕಾರವೇ 9.50ಮೀ. ರಸ್ತೆ ನಿರ್ಮಿಸಿ ಸಂಪರ್ಕ ನೀಡಿರುವುದರಿಂದ ಹಾಗೂ ಪ್ರಕರಣ ಸಂಖ್ಯೆ ಕಂ.ಲೋಕ್/ಬಿಸಿಡಿ/279/2006 ಪ್ರಕರಣದಲ್ಲಿನ ಅಂತಿಮ ಆದೇಶದಲ್ಲಿ ದಿನಾಂಕ 28-07-2011 ರಂತೆ ರಸ್ತೆಗಳನ್ನು ಪರಿಗಣಿಸಬೇಕೆಂದು ತಿಳಿಸಿಲ್ಲವಾದ್ದರಿಂದ ಮತ್ತು ಕೇವಲ ಒಬ್ಬರ ಜಮೀನಿಗೆ ನಾಲ್ಕು ಕಡೆ ಸಂಪರ್ಕ ಇನ್ನೊಬ್ಬರ ಜಮೀನಿನಿಂದ ನೀಡಬೇಕೆಂದು ಷರತ್ತು ವಿಧಿಸುವುದು ಸೂಕ್ತವಲ್ಲವೆಂದು ಸಭೆಯು ಅಭಿಪ್ರಾಯಿಸಿತು. ಹಾಗೂ ತಾತ್ಕಾಲಿಕ RMP-2031 ಸರ್ಕಾರದಿಂದ ಅನುಮೋದನೆಯಾಗಿದ್ದರೂ, ಪ್ರಸ್ತುತ RMP-2015 ರಂತೆಯೇ ಕ್ರಮವಹಿಸಬೇಕಾಗಿರುವುದರಿಂದ, ತಾತ್ಕಾಲಿಕ RMP-2031 ರಲ್ಲಿ ಪ್ರಶ್ನಿತ ಪ್ರದೇಶದಲ್ಲಿನ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮವಾಗಿ ಪ್ರಸ್ತಾಪಿಸಿರುವ ರಸ್ತೆಯನ್ನು ಪರಿಗಣಿಸುವುದು ಸೂಕ್ತವಲ್ಲವೆಂದು ತೀರ್ಮಾನಿಸಲಾಯಿತು. ಅಂತೆಯೇ ಪ್ರಶ್ನಿತ ಪ್ರದೇಶದ ಮಧ್ಯಭಾಗದಲ್ಲಿ ತಾತ್ಕಾಲಿಕ RMP-2031 ರಲ್ಲಿ ಉತ್ತರ-ದಕ್ಷಿಣವಾಗಿ ಪ್ರಸ್ತಾಪಿಸಿರುವ 12 ಮೀ ರಸ್ತೆಯನ್ನು ಕೈಬಿಟ್ಟು, ಪ್ರಸ್ತುತ ಪ್ರಾಧಿಕಾರ ನಿರ್ಮಿಸಿರುವ 9.50ಮೀ ರಸ್ತೆಯನ್ನು ಮಾತ್ರ ಪರಿಗಣಿಸಲು


Thippeswamy
ನಗರ ಯೋಜನೆ ಸಮಿತಿ

Commissioner


ಶ್ರೀ. ಕೆ.ಎಸ್.ಎಸ್.
ಅಧ್ಯಕ್ಷರು,
ಜಿಂ ಆ ಪ್ರಾ, ಬೆಂಗಳೂರು

ತೀರ್ಮಾನಿಸಲಾಯಿತು. ಆದರೆ ತಾತ್ಕಾಲಿಕ RMP-2031 ರಲ್ಲಿ ಪ್ರಶ್ನಿತ ಪ್ರದೇಶದ ಪೂರ್ವಭಾಗದಲ್ಲಿ ಉತ್ತರ-ದಕ್ಷಿಣವಾಗಿ ಉದ್ದೇಶಿಸಿರುವ 12ಮೀ ರಸ್ತೆಯನ್ನು ಯೋಜನಾ ದೃಷ್ಟಿಯಿಂದ ಉಳಿಸಿಕೊಳ್ಳಲು ತೀರ್ಮಾನಿಸಲಾಯಿತು. ಈ ತಿದ್ದುಪಡಿಗಳನ್ನು ಅಳವಡಿಸಿದ ಅಭಿವೃದ್ಧಿ ನಕ್ಷೆಯನ್ನು ಅರ್ಜಿದಾರರರಿಂದ ಪಡೆದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಆಯುಕ್ತರಿಗೆ ಪ್ರತ್ಯಾಯೋಜಿಸಿ ಹಾಗೂ RMP-2031 ಅನ್ನು ಅಂತಿಮಗೊಳಿಸುವ ವೇಳೆ ಸದರಿ ಬದಲಾವಣೆಗಳನ್ನು ಮಾಡಿಕೊಳ್ಳುವ ಷರತ್ತು ಹಾಗೂ ಕಟ್ಟಡ ನಕ್ಷೆ ಅನುಮೋದನೆ ಪಡೆಯುವ ಮುಂಚೆ DRC ಪ್ರಮಾಣ ಪತ್ರಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದೆಂಬ ಷರತ್ತಿನೊಂದಿಗೆ ಈ ಕೆಳಕಂಡ ಷರತ್ತುಗಳನ್ನು ವಿಧಿಸಿ, ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಜಕ್ಕೂರು ಪ್ಲಾಂಟೇಶನ್ ಗ್ರಾಮದ ಸರ್ವೆ ನಂ.1ಎ ಬ್ಲಾಕ್ 6(ಪಿ), 7, 9, 10, 16(ಪಿ), 17, 18, 19(ಪಿ), 22(ಪಿ), ಸರ್ವೆ ನಂ.1ಬಿ ಬ್ಲಾಕ್ 41 ರಲ್ಲಿನ 102790.22 ಚ.ಮೀ (25 ಎಕರೆ 16 ಗುಂಟೆ) ವಿಸ್ತೀರ್ಣ ಪ್ರದೇಶದಲ್ಲಿ ವಸತಿಯೇತರ (ವಾಣಿಜ್ಯ) ಉದ್ದೇಶದ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ ಮತ್ತು Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸತಕ್ಕದ್ದು.
3	ಅಭಿವೃದ್ಧಿ ಯೋಜನೆಯಲ್ಲಿ ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ಅಭಿವೃದ್ಧಿ ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
4	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು. ಸಿವಿಲ್ ಮತ್ತು ಕಟ್ಟಡ ಕಾಮಗಾರಿಗಾಗಿ BWSSB ಯವರಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಖರೀದಿಸಿ ಉಪಯೋಗಿಸತಕ್ಕದ್ದು.
5	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
6	ಜಾಗದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ಥತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
7	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.




ನಗರ ಯೋಜಕ ಸವಸ್ಥರು



Commissioner


ಅಧ್ಯಕ್ಷರು,
ಬೆಂಗಳೂರು ನಗರ ಪಾಲಿಕೆ


8	ಅಭಿವೃದ್ಧಿ ಯೋಜನೆಯಲ್ಲಿ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
9	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, RWH, SWM ಗಳಿಗಾಗಿ ಸೂಕ್ತ ಜಾಗವನ್ನು ಕಾಯ್ದಿರಿಸುವುದು ಹಾಗೂ Transformer Yard ಗೆ KPTCL ನಿಯಮಾವಳಿಯಂತೆ ಅಗತ್ಯ ಜಾಗವನ್ನು ಕಾಯ್ದಿರಿಸತಕ್ಕದ್ದು.
10	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
11	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
12	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
13	ದಿನಾಂಕ: 16/01/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡ ನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಮಾಹಿತಿಯನ್ನು / ದಾಖಲೆಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
14	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
15	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ MRTS ಕರ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ತಿಳಿಸಿದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಹಾಗೂ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
16	ಉದ್ಯಾನವನ ಮತ್ತು ಬಯಲುಜಾಗಗಳನ್ನು ಹಾಗೂ ಸಿ.ಎ ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಅಭಿವೃದ್ಧಿಪಡಿಸುವುದು.


ನಗರ ಯೋಜನೆ ಸವಸ್ಥರು






ಅಧ್ಯಕ್ಷರು
ಜಿಂ ಅ ಪ್ರಾ ಬೆಂಗಳೂರು

17	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
18	ಅಭಿವೃದ್ಧಿ ಯೋಜನೆಯಲ್ಲಿನ ಘನತ್ಯಾಜ್ಯಗಳನ್ನು ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
19	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ BESCOM ನಿರ್ದೇಶನದಂತೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
20	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾವಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು. ರಸ್ತೆ ಅಭಿವೃದ್ಧಿಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
21	ಕಾವೇರಿನ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್ ಕರ, ಮೆಟ್ರೋ ಕರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ನಿರ್ಧಾರಕ್ಕೆ ಬದ್ಧರಿರತಕ್ಕದ್ದು. ಈಗಾಗಲೇ ಪಾವತಿಸಿರುವ ಹಾಗೂ ಪಾವತಿಸಲಿರುವ ವಿವಿಧ ಕರಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರತಕ್ಕದ್ದು. ಈ ಸಂಬಂಧ ನೋಟರೈಸ್ ಪ್ರಮಾಣ ಪತ್ರವನ್ನು ಸಲ್ಲಿಸುವುದು.
22	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant / Solid Waste Management ಗೆ ಅಗತ್ಯ ಜಾಗಗಳನ್ನು ಗುರುತಿಸಿ, Dual Piping System ಅನ್ನು ಸಹ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಕಟ್ಟಡ ನಕ್ಷೆ ಅನುಮೋದನೆ ನೀಡುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
23	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿಪಡಿಸುವುದು.
24	ತಾಲ್ಲೂಕು ತಹಶೀಲ್ದಾರ್ / ಭೂಮಾಪಕರು ಹಾಗೂ ಪ್ರಾಧಿಕಾರದ ಭೂಸ್ವಾಧೀನ ವಿಭಾಗದವರು ದೃಢೀಕರಿಸಿರುವ ಸರ್ವೆ ನಕ್ಷೆಯಲ್ಲಿನ ಖರಾಬು ವಿಸ್ತೀರ್ಣ, ಪರಿಚಲನೆಗಳನ್ನು ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಿರುವಂತೆ ಸ್ಥಳದಲ್ಲಿ ಕಾಯ್ದಿರಿಸಲು ಬದ್ಧರಿರತಕ್ಕದ್ದು.
25	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ನಗರ ಯೋಜಕ ಸದಸ್ಯರು


Commission



ಅಧ್ಯಕ್ಷರು.
ಜಿಂ ಅ ಉ, ಬೆಂಗಳೂರು

ಠರಾವು ಸಂಖ್ಯೆ: 71 / 2018, ದಿನಾಂಕ 16.03.2018


ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಕಸಬಾ ಹೋಬಳಿ, ಹೆಬ್ಬಾಳ ಗ್ರಾಮದ 52/1, 52/2, 52/3, 52/4, 52/5, 52/6 ಮತ್ತು 52/7 ರಲ್ಲಿನ 40265.89 ಚ.ಮೀ (09 ಎಕರೆ 38 ಗುಂಟೆ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿಯೇತರ [ವಾಣಿಜ್ಯ] ಅಭಿವೃದ್ಧಿ ಯೋಜನಾ ನಕ್ಷೆಯನ್ನು ಅನುಮೋದಿಸುವಂತೆ ಮೆ:ಎಂ.ಬೆ.ಸಿ-ಕೆ.ಎಸ್.ಎಲ್- ರಿಯಾಲಿಟಿ ವೆಂಚರ್ಸ್ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯಲ್ಲಿನ ಅಂಶಗಳ ಬಗ್ಗೆ ಚರ್ಚಿಸಲಾಯಿತು. ಪ್ರಶ್ನಿತ ಪ್ರದೇಶವನ್ನು ಮೆ: ಕಿರ್ಲೋಸ್ಕರ್ ಆಸಿಮ ಲಿ. ನವರು ಕೈಗಾರಿಕೆಗಾಗಿ ಉಪಯೋಗಿಸುತ್ತಿದ್ದು, ಕೈಗಾರಿಕಾ ಉದ್ದೇಶಕ್ಕೆ ಭೂ ಪರಿವರ್ತನೆ ಆಗದೇ ಇರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಆದರೆ ಕರ್ನಾಟಕ ಅಪ್ಪೆಲ್‌ಯೆಟ್ ಟ್ರಿಬ್ಯೂನಲ್ ನಲ್ಲಿ Appeal No. 400/89 ಪ್ರಕರಣದಲ್ಲಿನ ಆದೇಶ ದಿನಾಂಕ 06.03.1990 ರಲ್ಲಿ ಸದರಿ ಪ್ರದೇಶವು “ ಕೃಷಿಯೇತರ ಜಮೀನು “ ತಿಳಿಸಿರುವುದರಿಂದ ಹಾಗೂ ಆರ್.ಟಿ.ಸಿ ಯಲ್ಲಿ ಫ್ಯಾಕ್ಟರಿ ಎಂದು ನಮೂದಾಗಿರುವುದರಿಂದ ಕೃಷಿಯೇತರ ಜಮೀನು ಎಂದು ಪರಿಗಣಿಸಲು ತೀರ್ಮಾನಿಸಲಾಯಿತು. ಪ್ರಶ್ನಿತ ಪ್ರದೇಶದ ದಕ್ಷಿಣಕ್ಕಿರುವ ಹಾಲಿ ರಸ್ತೆಯ ಅಗಲವನ್ನು RMP-2015 ರಲ್ಲಿ 12 ಮೀ. ಎಂದು ಸೂಚಿಸಲಾಗಿದ್ದು, ಪ್ರಸ್ತುತ ಸರ್ಕಾರದಿಂದ ಅನುಮೋದನೆಯಾಗಿರುವ ತಾತ್ಕಾಲಿಕ RMP-2031 15ಮೀ. ಗೆ ವಿಸ್ತರಿಸಲು ಪ್ರಸ್ತಾಪಿಸಲಾಗಿದ್ದು, ಪ್ರಸ್ತುತ ರಸ್ತೆ ವಿಸ್ತರಣೆ ಕಾಮಗಾರಿಯನ್ನು BBMP ಯವರು ಮಾಡುತ್ತಿರುವುದರಿಂದ ರಸ್ತೆ ಅಗಲವನ್ನು 12 ಮೀ. ರಿಂದ 15 ಮೀ. ಎಂದು ಪರಿಗಣಿಸಲು ತೀರ್ಮಾನಿಸಿ, ಅದರಂತೆ ತಿದ್ದುಪಡಿ ಮಾಡಿದ ಅಭಿವೃದ್ಧಿ ನಕ್ಷೆಯನ್ನು ಅರ್ಜಿದಾರರಿಂದ ಪಡೆದು ಅನುಮೋದಿಸುವ ಅಧಿಕಾರವನ್ನು ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಬೆಂಗಳೂರು ಉತ್ತರ ತಾಲ್ಲೂಕು, ಕಸಬಾ ಹೋಬಳಿ, ಹೆಬ್ಬಾಳ ಗ್ರಾಮದ 52/1, 52/2, 52/3, 52/4, 52/5, 52/6 ಮತ್ತು 52/7 ರಲ್ಲಿನ 40265.89 ಚ.ಮೀ (09 ಎಕರೆ 38 ಗುಂಟೆ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿಯೇತರ [ವಾಣಿಜ್ಯ] ಅಭಿವೃದ್ಧಿ-ಯೋಜನಾ ನಕ್ಷೆಯನ್ನು ಅನುಮೋದಿಸಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.


ನಗರ ಯೋಜಕ ಸದಸ್ಯರು


ಅಧ್ಯಕ್ಷರು


ಬಿ. ಅ. ಪ್ರಾ. ಬೆಂಗಳೂರು


3	ಮಳೆನೀರು ಕೊಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು ಮತ್ತು ಕಟ್ಟಡ ಕಾಮಗಾರಿ ಕೆಲಸಕ್ಕೆ BWSSB ರವರಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಪಡೆದು ಬಳಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
5	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
6	ಪ್ರಾಧಿಕಾರವು ಅನುಮೋದಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
9	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಮತ್ತು ತಳಪಾಯಕ್ಕಾಗಿ ಮಣ್ಣನ್ನು ತೆಗೆದಾಗ ಪಕ್ಕದಲ್ಲಿನ ಕಟ್ಟಡಗಳ ಸುರಕ್ಷತೆಯ ಕುರಿತು ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
10	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಾಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
11	ದಿನಾಂಕ: 16/01/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.


Thrippunithur
ನಗರ ಯೋಜಕ ಸದಸ್ಯರು


Commissioner

ಅಧ್ಯಕ್ಷರು,
ಬಿಂ ಅ ಪ್ರಾ, ಬೆಂಗಳೂರು

12	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದಲ್ಲಿ, ನ್ಯಾಯಾಲಯದಲ್ಲಿ ದಾವೆಗಳಿದ್ದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯನ್ನು ಯಾವುದೇ ನೀತಿ ಸೂಚನೆ ಇಲ್ಲದೇ ರದ್ದುಪಡಿಸಲು ಪ್ರಾಧಿಕಾರವು ಅಧಿಕಾರ ಹೊಂದಿರುತ್ತದೆ.
13	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ MRTS ಕರ, ಮೆಟ್ರೋ ಕರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರತಕ್ಕದ್ದು ಹಾಗೂ ಈ ಸಂಬಂಧ ನೋಟರೈಸ್ ಪ್ರಮಾಣ ಪತ್ರ ಸಲ್ಲಿಸುವುದು.
14	ಅಭಿವೃದ್ಧಿ ಯೋಜನೆಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯಗಳ ವಿಂಗಡನೆ ಮತ್ತು ಶೇಖರಣೆಗಾಗಿ ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
15	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ಕಟ್ಟಡ ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿನ ಯಾವುದೇ ರೀತಿಯ ಮಳೆ ನೀರು ವೃಥಾವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
16	ವಿವಿಧ ಶುಲ್ಕಗಳ ಪರಿಷ್ಕರಣೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರತಕ್ಕದ್ದು ಹಾಗೂ ಈ ಸಂಬಂಧ ನೋಟರೈಸ್ ಪ್ರಮಾಣ ಪತ್ರವನ್ನು ಸಲ್ಲಿಸುವುದು.
17	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, RWH, Garbage Yard, Transformer Yard ಮತ್ತು Solid Waste Management ಉದ್ದೇಶಗಳಿಗೆ ಅಗತ್ಯ ಜಾಗವನ್ನು ಗುರುತಿಸಿ, BWSSB ಯಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಕಟ್ಟಡ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು ಹಾಗೂ ಪ್ರತಿ ಘಟಕಕ್ಕೂ Dual Piping System ಅನ್ನು ಅಳವಡಿಸುವುದು.
18	ಅನುಮೋದಿತ ಅಭಿವೃದ್ಧಿ ನಕ್ಷೆಯಲ್ಲಿನ ಕಟ್ಟಡ ನಕ್ಷೆ ಅನುಮೋದನೆ ಪಡೆಯುವ ಮೊದಲು BWSSB, BESCOM, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆಗಳಿಂದ ಮತ್ತು ಅಗತ್ಯಕ್ಕೆ ಅನುಗುಣವಾಗಿ KSPCB ರವರಿಂದ ಸಹಾ NOC ಗಳನ್ನು ಪಡೆದು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
19	ಪ್ರಶ್ನಿತ ಪ್ರದೇಶದಲ್ಲಿ ನೈಸರ್ಗಿಕವಾಗಿ ಅಥವಾ R.S ನಕ್ಷೆ ಅಥವಾ RMP ರಂತೆ ಹಾದು ಹೋಗುವ ಹಳ್ಳಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೇ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿಪಡಿಸುವುದು ಹಾಗೂ ಬಂಡಿದಾರಿ, ಕಾಲುದಾರಿಗಳನ್ನು ಒತ್ತುವರಿ ಮಾಡಬಾರದು.
20	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ನಗರ ಯೋಜಕ ಸದಸ್ಯರು


ಆಯುಕ್ತರು


ಅಧ್ಯಕ್ಷರು

ದಿನಾಂಕ 25.01.2018 ರಂದು ಬೆಳಿಗ್ಗೆ 11.00 ಗಂಟೆಗೆ ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ 2018 ನೇ ಸಾಲಿನ ಮೊದಲನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳು.

ಅಧ್ಯಕ್ಷರು : ಶ್ರೀ ಕೆ. ವೆಂಕಟೇಶ್, ಮಾನ್ಯ ಶಾಸಕರು

ಉಪಸ್ಥಿತರಿದ್ದ ಸದಸ್ಯರುಗಳು

2.	ಶ್ರೀ ರಾಖೇಶ್ ಸಿಂಗ್ , ಭಾ.ಆ.ಸೇ. ಆಯುಕ್ತರು, ಬೆಂಗಳೂರು, ಬೆಂಗಳೂರು.
3.	ಶ್ರೀ ಬಿ.ಎ. ಬಸವರಾಜ್, ಮಾನ್ಯ ಶಾಸಕರು ಮತ್ತು ಸದಸ್ಯರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
4..	ಶ್ರೀ ಎನ್.ಟಿ. ಸೋಮಶೇಖರ್, ಮಾನ್ಯ ಶಾಸಕರು ಮತ್ತು ಸದಸ್ಯರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
5.	ಶ್ರೀ ಜಗದೀಶ್ ರೆಡ್ಡಿ, ಸದಸ್ಯರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
6.	ಶ್ರೀ ಬಸವರಾಜು, ಕಾರ್ಯದರ್ಶಿಗಳು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.
7.	ಶ್ರೀ ಎನ್.ಕೆ. ತಿಪ್ಪೇಸ್ವಾಮಿ, ಸದಸ್ಯ ಸಮಾವೇಶಕರು, ನಗರ ಯೋಜನಾ ಸಮಿತಿ ಸಭೆ ಮತ್ತು ನಗರ ಯೋಜಕ ಸದಸ್ಯರು, ಬೆಂಗಳೂರು, ಬೆಂಗಳೂರು.

ವಿಶೇಷ ಆಹ್ವಾನಿತರು

8.	ಶ್ರೀ ಪಿ.ಎನ್. ನಾಯಕ್ , ಅಭಿಯಂತರ ಸದಸ್ಯರು, ಬೆಂಗಳೂರು, ಬೆಂಗಳೂರು.
9.	ಶ್ರೀ ಜಿ. ಲಿಂಗಮೂರ್ತಿ, ಉಪ ಆಯುಕ್ತರು, [ಭೂ ಸ್ವಾ], ಬೆಂಗಳೂರು, ಬೆಂಗಳೂರು.
10.	ಶ್ರೀ ಜೆ.ವಿ. ಅಂಗಡಿ ಹಿರೇಮಠ್ ಕಾನೂನು ಅಧಿಕಾರಿಗಳು, ಬೆಂಗಳೂರು, ಬೆಂಗಳೂರು.

ಗೈರು ಹಾಜರಾದ ಸದಸ್ಯರು:


1.	ಶ್ರೀ ಮಂಜುನಾಥ್ ಪ್ರಸಾದ್ ಎನ್. ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು
2.	ಶ್ರೀ ತುಷಾರ್ ಗಿರಿನಾಥ್ ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು.


A	ದಿನಾಂಕ 21.12.2017 ರಂದು ಜರುಗಿದ 2017ನೇ ಸಾಲಿನ ಏಳನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳನ್ನು ಸ್ಥಿರೀಕರಿಸುವ ವಿಚಾರ.
	ದಿನಾಂಕ 21.12.2017 ರಂದು ಜರುಗಿದ 2017ನೇ ಸಾಲಿನ ಏಳನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳನ್ನು ಈ ಕೆಳಕಂಡಂತೆ ತಿದ್ದುಪಡಿಯೋಂದಿಗೆ ಸ್ಥಿರೀಕರಿಸಲಾಯಿತು.
B	ದಿನಾಂಕ 21.12.2017 ರಂದು ಜರುಗಿದ 2017ನೇ ಸಾಲಿನ ಏಳನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸುವ ಬಗ್ಗೆ.
	ದಿನಾಂಕ 21.12.2017 ರಂದು ಜರುಗಿದ 2017ನೇ ಸಾಲಿನ ಏಳನೇ ನಗರ ಯೋಜನಾ ಸಮಿತಿ ಸಭೆಯ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮದ ಬಗ್ಗೆ ಅನುಸರಣಾ ವರದಿಯನ್ನು ಓದಿ ದಾಖಲಿಸಲಾಯಿತು.


ಠರಾವು ಸಂಖ್ಯೆ 01 / 2018, ದಿನಾಂಕ 25.01.2018

ವಿಷಯ: ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ನರಸೀಪುರ ಗ್ರಾಮದ ಸರ್ವೆ ನಂ.51/1, 52, 53, 54 (ಭಾಗ) ರಲ್ಲಿನ (ಬಿಬಿಎಂಪಿ ಖಾತಾ ನಂ.241/51/152/53/54 & 14) ಹಾಲಿ ಅನುಭವದಲ್ಲಿರುವಂತಹ 06 ಎಕರೆ 29.673 ಗುಂಟೆ ಅಥವಾ 27282.971 ಚ.ಮೀ (07 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶಕ್ಕೆ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದಿಸುವಂತೆ ಮೆ:ಪ್ರೆಸ್ವೀಜ್ ಎಸ್ಟೇಟ್ಸ್ ಪ್ರಾಜೆಕ್ಟ್ಸ್ ಲಿ., ಶ್ರೀ Sri.Saroosh Cowasji DinShaw ಮತ್ತು Freny Adi Jehangir ರವರು ಜಂಟಿಯಾಗಿ ಕೋರಿರುವ ಬಗ್ಗೆ.


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ಸಮಯದಲ್ಲಿ ಭೂ ಪರಿವರ್ತನೆ ಆಗಿರುವ ವಿಸ್ತೀರ್ಣ 06ಎಕರೆ 33 ಗುಂಟೆ ಆಗಿದ್ದು, ನಿವೇಶನ ಸಂಖ್ಯೆ 14 [4000 ಚ.ಅಡಿ] 00 ಎಕರೆ 03.673 ಗುಂಟೆ ಸೇರಿ 06 ಎಕರೆ 36.673 ಗುಂಟೆ ವಿಸ್ತೀರ್ಣವಾಗುತ್ತಿದ್ದು, ಸರ್ವೆ ನಂ. 53 ರಲ್ಲಿನ 07 ಗುಂಟೆ ಖರಾಬು ಸೇರಿ ಒಟ್ಟು ವಿಸ್ತೀರ್ಣ 07 ಎಕರೆ 03.673 ಗುಂಟೆ ಆಗುತ್ತಿದ್ದರೂ, ಬಿಬಿಎಂಪಿ ಯಿಂದ ನೀಡಲಾದ ಜಂಟಿ ಖಾತಾದಲ್ಲಿ ಒಟ್ಟು ವಿಸ್ತೀರ್ಣ 07 ಎಕರೆ ಎಂದು ತಪ್ಪಾಗಿ ಸೂಚಿಸಲಾಗಿರುವುದನ್ನು ಸಭೆಯ ಗಮನಕ್ಕೆ ತರಲಾಯಿತು. ಪ್ರಸ್ತುತ ಒಟ್ಟು ವಿಸ್ತೀರ್ಣ 06 ಎಕರೆ 36.673 ಗುಂಟೆ ಬದಲಾಗಿ ಅರ್ಜಿದಾರರ ಅನುಭವದಲ್ಲಿ 06 ಎಕರೆ 29.673 ಗುಂಟೆ ಮಾತ್ರ ಇದ್ದು, ಸದರಿ ವಿಸ್ತೀರ್ಣಕ್ಕೆ ಮಾತ್ರ ಅರ್ಜಿದಾರರು ಅಭಿವೃದ್ಧಿ ನಕ್ಷೆ ಅನುಮೋದನೆ ಕೋರುತ್ತಿರುವುದನ್ನು ಒಪ್ಪಿಕೊಂಡು, ಕಟ್ಟಡ ನಕ್ಷೆ ಅನುಮೋದನೆಗೆ ಮುಂಚೆ ಸದರಿ ವಿಸ್ತೀರ್ಣಕ್ಕೆ ತಿದ್ದುಪಡಿ ಖಾತಾವನ್ನು ಪಡೆಯತಕ್ಕದೆಂದು ಷರತ್ತು ವಿಧಿಸಿ, ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.



ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಪ್ರಾ. ಬೆಂಗಳೂರು


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಉದ್ಯಾನವನ ಮತ್ತು ಬಯಲು ಜಾಗಗಳ ಪ್ರದೇಶವನ್ನು ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.
3	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
4	ಪ್ರಾಧಿಕಾರವು ಅನುಮೋದಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
5	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
6	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ಥಳೀಯ ಒಳಭಾಗದಲ್ಲಿ ನಿರ್ವಹಿಸುವುದು.
7	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
8	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
9	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ / ಅನ್ಯಾಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.


ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

11	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿ, ಅನುಮೋದನೆ ಪಡೆದು ಈ ಕುರಿತಂತೆ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯನ್ನು ರದ್ದುಗೊಳಿಸುವ ಅಥವಾ ಹಿಂಪಡೆಯುವ ಅಧಿಕಾರವನ್ನು ಪ್ರಾಧಿಕಾರದ ಆಯುಕ್ತರು ಅಧಿಕಾರವುಳ್ಳರಾಗಿರುತ್ತಾರೆ.
12	ಅಭಿವೃದ್ಧಿ ಯೋಜನೆಯಲ್ಲಿನ ವಸತಿ ಘಟಕಗಳಿಂದ ಉತ್ಪತ್ತಿಯಾಗುವ ಘನತ್ಯಾಜ್ಯಗಳ ವಿಂಗಡಣೆ ಮತ್ತು ಶೇಖರಣೆಗಾಗಿ ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
14	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ BESCOM ನಿರ್ದೇಶನದಂತೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
15	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
16	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್. ಕರ, ಮೆಟ್ರೋ ಕರ ಮತ್ತು ವಿವಿಧ ಶುಲ್ಕಗಳ ಪರಿಷ್ಕೃತ ದರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರುವುದಾಗಿ ನೋಟರೈಸ್ ಪ್ರಮಾಣ ಪತ್ರವನ್ನು ಸಲ್ಲಿಸುವುದು.
17	ಯೋಜನೆಯಲ್ಲಿನ ವಸತಿ ಘಟಕಗಳಿಗೆ ಕುಡಿಯುವ ನೀರಿಗಾಗಿ ಮತ್ತು ಇತರೆ ಉಪಯೋಗದ ನೀರಿಗಾಗಿ ಪ್ರತ್ಯೇಕವಾದ ಜೋಡಿ ಕೊಳಾಯಿ ವ್ಯವಸ್ಥೆಯನ್ನು ಮಾಡತಕ್ಕದ್ದು. ವಸತಿ ಘಟಕಗಳಿಂದ ಬರುವ ಕೊಳಚೆ ನೀರನ್ನು ಸಂಸ್ಕರಣೆ ಮಾಡಲು ಯೋಜನೆಯಲ್ಲಿ ಸಂಸ್ಕರಣಾ ಘಟಕ ಸ್ಥಾಪಿಸಿ, ಸಂಸ್ಕರಿಸಿದ ನೀರನ್ನು ಇತರೆ ಉಪಯೋಗಗಳಿಗಾಗಿ ಉಪಯೋಗಿಸತಕ್ಕದ್ದು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
18	BWSSB, BESCOM, KSPCB, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆ ಗಳಿಂದ NOC ಪಡೆದು ಕಟ್ಟಡ ನಕ್ಷೆ ಅನುಮೋದನೆ ಮೊದಲು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಬೇಕಿರುತ್ತದೆ.
19	ಸದರಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು


ನಗರ ಯೋಜಕ ಸವಸ್ಥರು


Commissioner



ಅಧ್ಯಕ್ಷರು
ಬೆಂ ಅ ಪ್ರಾ, ಬೆಂಗಳೂರು


20	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹಾದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
21	ಭೂದಾಖಲೆಗಳ ಸಹಾಯಕ ನಿರ್ದೇಶಕರು, ಬೆಂಗಳೂರು ಉತ್ತರ (ಅಪರ) ತಾಲ್ಲೂಕು ರವರು ದೃಢೀಕರಿಸಿರುವ ಸೈಟ್ ನಂತೆ ನಾಲಾಗಾಗಿ ಕಾಯ್ದಿರಿಸಿರುವ ಜಾಗಗಳನ್ನು ಯಥಾವತ್ತಾಗಿ ಸ್ಥಳದಲ್ಲಿ ಕಾಯ್ದಿರಿಸಲಾಗಿದೆಯೇ ಎಂಬುದರ ಬಗ್ಗೆ ಪರಿಶೀಲಿಸಿಕೊಂಡು ಬಫರ್ ಜಾಗದಲ್ಲಿ ಯಾವುದೇ ಒತ್ತುವರಿ/ನಿರ್ಮಾಣಗಳು ಬಾರದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸತಕ್ಕದ್ದು.
22	ಸದರಿ ಪ್ರದೇಶದಲ್ಲಿ ಅಭಿವೃದ್ಧಿ ಅಥವಾ ಕಟ್ಟಡ ನಿರ್ಮಾಣಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದಿಂದ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15 ಮತ್ತು 17 ರಡಿಯಲ್ಲಿ ಸೂಕ್ತ ನಕ್ಷೆ ಅನುಮೋದನೆ ಮತ್ತು ಅನುಮತಿಯನ್ನು ಪಡೆಯತಕ್ಕದ್ದು.
23	ಸ್ವಾಭಾವಿಕವಾಗಿ ಇಳಿಮಟ್ಟದ ಕಡೆ ಹೋಗುವ ಮಳೆನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
24	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
25	ಪ್ರಶ್ನಿತ ಪ್ರದೇಶಕ್ಕೆ ಇರುವ ಸಂಪರ್ಕ ರಸ್ತೆಯ ಬಗ್ಗೆ ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
26	ಬಫರ್ ಪ್ರದೇಶದಲ್ಲಿ ಗಿಡಮರಗಳನ್ನು ಬೆಳಸತಕ್ಕದ್ದು.
27	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ 02 / 2018, ದಿನಾಂಕ 25.01.2018

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಕಿತ್ತಗನೂರು ಗ್ರಾಮದ ಸರ್ವೆ ನಂ.219 (ಹಳೇ ಸರ್ವೆ ನಂ.80) ರಲ್ಲಿ 20638.80 ಚ.ಮೀ [05ಎಕರೆ 04 ಗುಂಟೆ (0-06 ಗುಂಟೆ ಖರಾಬು ಹೊರತುಪಡಿಸಿ)] ವಿಸ್ತೀರ್ಣ ಪ್ರದೇಶದಲ್ಲಿ ವಸತಿ ಬಡಾವಣೆ ನಕ್ಷೆ ಅನುಮೋದನೆಯನ್ನು ಶ್ರೀ.ಟಿ.ಆರ್.ಸಾಯಿನಾಥ ಮತ್ತು ಇತರರು ರವರ ಪರವಾಗಿ ಇವರ ಜಿ.ಪಿ.ಎ.ದಾರರಾದ ಮೆ: ಅಲ್ಲೂರಿ ವೆಂಚರ್ಸ್ ಎಲ್. ಎಲ್.ಪಿ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು



Commissioner


ನಗರ ಯೋಜಕ ಸವಸ್ಥರು



ಅಧ್ಯಕ್ಷರು
ಬೆಂ ಅ ಪ್ರಾ. ಬೆಂಗಳೂರು

ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 73 ಸಂಖ್ಯೆ ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಬದಲಾಯಿಸತಕ್ಕದ್ದಲ್ಲ.
3	ತಾತ್ಕಾಲಿಕ ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಗಳನ್ನು ಮಾಡುವಂತಿಲ್ಲ. ಬಡಾವಣೆ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿದ ನಂತರ ಅಂತಿಮ ವಸತಿ ಬಡಾವಣೆ ನಕ್ಷೆಯನ್ನು ಪ್ರಾಧಿಕಾರದ ಅನುಮೋದನೆ ಪಡೆದು ವಸತಿ ನಿವೇಶನಗಳನ್ನು ಬಿಡುಗಡೆ ಮಾಡಿಸಿಕೊಳ್ಳುವುದು.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸತೊರಿಸತಕ್ಕದ್ದು.
5	ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
6	ಉದ್ದೇಶಿತ ರಸ್ತೆಗಳು, ಉದ್ಯಾನವನ / ಬಯಲು ಜಾಗಗಳು, ಪಬ್ಲಿಕ್ ಯುಟಿಲಿಟಿಗಳನ್ನು ನೋಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪುಕ್ಕಟ್ಟಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು.
7	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
8	ಕೆರೆ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.



ನಗರ ಯೋಜಕ ಸವಸ್ಥರು



Commissioner


ಅಧ್ಯಕ್ಷರು
ಬಿಂ ಅ ಪ್ರಾ, ಬೆಂಗಳೂರು

9	ಅರ್ಜಿದಾರರು ಉದ್ದೇಶಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
10	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಚರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
11	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
12	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
13	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
15	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಆದೇ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.
16	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
17	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
18	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್.ಕರಗಳು, ಮೆಟ್ರೋ ಸೆಸ್, ಪರಿಷ್ಕೃತ ದರಗಳನ್ನು ಸರ್ಕಾರದ ಆದೇಶದಂತೆ ಪಾವತಿಸುವುದಾಗಿ ತಿಳಿಸಿ ಪ್ರಮಾಣ ಪತ್ರ ನೀಡುವುದು.


Commissioner



ನಗರ ಯೋಜಕ ಸಹಸ್ಯರು


ಅಧ್ಯಕ್ಷರು
ಬೆಂ ಅ ಪ್ರಾ, ಬೆಂಗಳೂರು


20	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.
21	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
22	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
23	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು, (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
24	ಉದ್ಯಾನವನ ಮತ್ತು ಬಯಲು ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100 ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain Link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
25	BWSSB, BESCOM ಇಲಾಖೆಗಳಿಂದ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
26	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
27	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಠರಾವು ಸಂಖ್ಯೆ 03 / 2018, ದಿನಾಂಕ 25.01.2018

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ಸಣ್ಣತಮ್ಮನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 27 ರಲ್ಲಿನ 05ಎಕರೆ-29ಗುಂಟೆ ವಿಸ್ತೀರ್ಣದ ಪೈಕಿ 00-05ಗುಂಟೆ ಖರಾಬು ಮತ್ತು ಸ್ವಾಧೀನದಲ್ಲಿರದ 0-04ಗುಂಟೆ ಪ್ರದೇಶವನ್ನು ಹೊರತುಪಡಿಸಿ ಉಳಿಕೆ 05ಎಕರೆ-20ಗುಂಟೆ (22,257.53ಚ.ಮೀ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ನೀಡುವಂತೆ ಜಮೀನಿನ ಮಾಲೀಕರ ಪರ ಜಿಪಿಎದಾರರಾದ ಶ್ರೀ. ಕೃಷ್ಣಕಾಂತ್.ಕೆ, ವ್ಯವಸ್ಥಾಪಕ ನಿರ್ದೇಶಕರು, ಮೆ|| ಧೃತಿ ಇನ್‌ಫ್ರಾ ಪ್ರಾಜೆಕ್ಟ್ಸ್ ಲಿಮಿಟೆಡ್, ರವರು ಕೋರಿರುವ ಬಗ್ಗೆ.


ನಗರ ಯೋಜಕ ಸವಸ್ಥರು



ಅಧ್ಯಕ್ಷರು



ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ಸಮಯದಲ್ಲಿ RMP-2015 ರಲ್ಲಿ ಪೂರ್ವ - ಪಶ್ಚಿಮವಾಗಿ ಎರಡು ರಸ್ತೆಗಳನ್ನು ಸೂಚಿಸಿರುವುದನ್ನು ಹಾಗೂ ಭೂ ಪರಿವರ್ತನಾ ಆದೇಶದ ಬಗ್ಗೆಯೂ ಸಭೆಯ ಗಮನಕ್ಕೆ ತರಲಾಯಿತು. ಹಾಲಿ ಸ್ಥಳದಲ್ಲಾಗಲೀ ಅಥವಾ ಗ್ರಾಮ ನಕ್ಷೆಯಲ್ಲಾಗಲೀ ರಸ್ತೆಗಳು ಇಲ್ಲದೇ ಇರುವುದರಿಂದ RMP-2015 ರಲ್ಲಿ ಪೂರ್ವ - ಪಶ್ಚಿಮವಾಗಿ ಸೂಚಿಸಿರುವ ಎರಡು ರಸ್ತೆಗಳನ್ನು ಕೈ ಬಿಡುವುದು ಸೂಕ್ತವಾಗಿರುತ್ತದೆ ಎಂದು ತೀರ್ಮಾನಿಸಲಾಯಿತು. ಭೂ ಪರಿವರ್ತನಾ ಆದೇಶದ ಸಂಬಂಧ ಜಿಲ್ಲಾಧಿಕಾರಿ ಕಛೇರಿಯಲ್ಲಿ ಈ ಹಿಂದೆ ತಯಾರಿಸಿದ್ದ ಸರ್ವೆ ಸ್ಕೆಚ್ ನಲ್ಲಿ ಅತ್ಯಲ್ಪ ವ್ಯತ್ಯಾಸವಿದ್ದರೂ ಒಟ್ಟಾರೆ ಪೂರ್ಣ ವಿಸ್ತೀರ್ಣಕ್ಕೆ ಭೂ ಪರಿವರ್ತನೆ ಆಗಿರುವುದರಿಂದ ಅದರಂತೆ ಪರಿಗಣಿಸಲು ತೀರ್ಮಾನಿಸಿ, ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
3	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಮತ್ತು ಪ್ರಸ್ತಾವಿತ ರಸ್ತೆ ಪ್ರದೇಶವನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು.
4	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
6	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
7	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ಸ್ವಾಭಾವಿಕವಾಗಿ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.


Commissioner



ಅಧ್ಯಕ್ಷರು
ಜಿಂ. ಅ. ಪ್ಲಾ. ಬೆಂಗಳೂರು


ನಗರ ಯೋಜಕ ಸವಸ್ಥರು

9	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
10	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
11	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
12	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
13	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
14	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ/ದಾಖಲಾತಿ ನೀಡಿದಲ್ಲಿ, ಜಮೀನಿನ ಮಾಲೀಕತ್ವದ ಬಗ್ಗೆ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯನ್ನು ರದ್ದುಪಡಿಸಲು/ ಅಮಾನತ್ತಿನಲ್ಲಿಡಲು ಪ್ರಾಧಿಕಾರದ ಆಯುಕ್ತರು ಅಧಿಕಾರ ಹೊಂದಿರುತ್ತಾರೆ.
15	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specificationಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆ ಅನುವು ಮಾಡಿಕೊಡತಕ್ಕದ್ದು.
16	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping Systemಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಕಟ್ಟಡ ನಕ್ಷೆ ಅನುಮೋದನೆ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.


ನಗರ ಯೋಜನೆ ಸವಸ್ಥಾಪಕ


Commissioner



ಅಧ್ಯಕ್ಷರು,
 ಬೆಂ ಅ ಪ್ರಾ. ಬೆಂಗಳೂರು

17	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೇನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
18	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
19	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
20	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
21	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
22	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು. ಸಿವಿಲ್ ಕಾಮಗಾರಿ ಮತ್ತು ಕಟ್ಟಡ ಕಾಮಗಾರಿಗೆ BWSSB ಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಖರೀದಿಸಿ ಬಳಸತಕ್ಕದ್ದು.
23	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್.ಕರಗಳ ಹಾಗೂ ಮೆಟ್ರೋ ಸೆಸ್ ಪಾವತಿಸುವ ಮತ್ತು ವಿವಿಧ ಶುಲ್ಕಗಳ ಪರಿಷ್ಕರಣೆ ದರವನ್ನು ಪಾವತಿಸುವ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು, ಈ ಸಂಬಂಧ ನೊಟರೈಸ್ ಪ್ರಮಾಣ ಪತ್ರವನ್ನು ಸಲ್ಲಿಸುವುದು.
24	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
25	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


Commissioner



ನಗರ ಯೋಜನೆ ಸದಸ್ಯರು



ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

ರರಾವು ಸಂಖ್ಯೆ 04 / 2018, ದಿನಾಂಕ 25.01.2018


ವಿಷಯ: ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಹೆಬ್ಬಗೋಡಿ ಗ್ರಾಮದ ಸ.ನಂ 60/4 ರಲ್ಲಿ ಒಟ್ಟಾರೆ 02ಎಕರೆ-01ಗುಂಟೆ ವಿಸ್ತೀರ್ಣದ ಪೈಕಿ 0-15ಗುಂಟೆ [PRR ರಸ್ತೆಗೆ ಭೂಸ್ವಾಧೀನ ವಿಸ್ತೀರ್ಣ] ಕಳೆದು 01ಎಕರೆ-26ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಕೈಗಾರಿಕಾ ಏಕ ನಿವೇಶನ ನಕ್ಷೆಗೆ ಅನುಮೋದನೆ ನೀಡುವಂತೆ ಜಮೀನಿನ ಮಾಲೀಕರಾದ ಶ್ರೀ ನಾರಾಯಣಮೂರ್ತಿ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
	ಪ್ರಸ್ತಾವನೆಯಲ್ಲಿ RMP-2015 ರಂತೆ 100 ಮೀ. PRR ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಉಚಿತವಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
2	ಉದ್ದೇಶಿತ ಏಕ ನಿವೇಶನ ವಸತಿ ವಿನ್ಯಾಸದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ, ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
3	ಅರ್ಜಿದಾರರು ಕೊಳಚೆ ನೀರನ್ನು ಬಯಲುಜಾಗ / ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸುವುದು.
4	ಪ್ರಶ್ನಿತ ಪ್ರದೇಶದಲ್ಲಿ ವಸತಿ ನವಿವಶನಗಳನ್ನು ವಿಂಗಡಿಸಲು ಇಚ್ಛಿಸಿದಲ್ಲಿ ಪೂರ್ವಭಾವಿಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ವಲಯ ನಿಯಮಾವಳಿಗನುಗುಣವಾಗಿ ನಕ್ಷೆಯನ್ನು (Layout Plan) ಅನುಮೋದಿಸಿಕೊಳ್ಳತಕ್ಕದ್ದು.
5	ಬಡಾವಣೆ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದಲ್ಲಿ ಬಡಾವಣೆ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
6	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳನ್ನು ಪಾಲಿಸತಕ್ಕದ್ದು.


ನಗರ ಯೋಜಕ ಸವಸ್ಥರು


Municipal Engineer


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು


ಠರಾವು ಸಂಖ್ಯೆ 05 / 2018, ದಿನಾಂಕ 25.01.2018


ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ದೊಡ್ಡಬನಹಳ್ಳಿ ಗ್ರಾಮದ ಸರ್ವೆ ನಂ.101/1 ರಲ್ಲಿ 03 ಎಕರೆ 09 ಗುಂಟೆ, ಮತ್ತು ಬಿದರೇ ಅಗ್ರಹಾರ ಗ್ರಾಮದ ಸರ್ವೆ ನಂ.64/1 ರಲ್ಲಿ 01 ಎಕರೆ 34 ಗುಂಟೆ, ಸರ್ವೆ ನಂ.64/2 ರಲ್ಲಿ 01 ಎಕರೆ 23ಗುಂಟೆ, ಸ.ನಂ.65/1 ರಲ್ಲಿ 02 ಎಕರೆ 06 ಗುಂಟೆ, ಸರ್ವೆ ನಂ.65/2,3,4 ರಲ್ಲಿ 02 ಎಕರೆ 31ಗುಂಟೆ, ಸರ್ವೆ ನಂ.69/3 ರಲ್ಲಿ 03 ಎಕರೆ 28.25 ಗುಂಟೆ (0-04 ಗುಂಟೆ ಖರಾಬು ಹೊರತುಪಡಿಸಿ), ಸರ್ವೆ ನಂ.70/1 ರಲ್ಲಿ 0-11.25 ಗುಂಟೆ (0-03 ಗುಂಟೆ ಖರಾಬು ಹೊರತುಪಡಿಸಿ), ಸ.ನಂ.70/2 ರಲ್ಲಿ 02 ಎಕರೆ 30 ಗುಂಟೆ (0-02ಗುಂಟೆ ಖರಾಬು ಹೊರತುಪಡಿಸಿ) ಒಟ್ಟು 18ಎಕರೆ 12.5ಗುಂಟೆ (0-09 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ M/s DSR Infrastructure Pvt. Ltd.,ರವರು ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆಗೆ ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಸ್ವತ್ತಿನಲ್ಲಿ ಹಾದು ಹೋಗಿರುವ GAS Pipe Line ನಿಯಮಾನುಸಾರ ಬಫರ್ ಕಾಯ್ದಿರಿಸುವ ನಿಬಂಧನೆಯೊಂದಿಗೆ ಹಾಗೂ ಕಾಲುದಾರಿಯ ಬಗ್ಗೆ ಪಥ ಬದಲಾವಣೆ ಆದೇಶವನ್ನು ಕಾರ್ಯಾದೇಶ ನೀಡುವ ಮುನ್ನ ಪಡೆದು, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಉದ್ಯಾನವನ ಮತ್ತು ಬಯಲು ಜಾಗಗಳ ಪ್ರದೇಶವನ್ನು ಮತ್ತು ರಸ್ತೆ ಅಗೀಕರಣ ಪ್ರದೇಶಗಳನ್ನು ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು. ಹಾಗೂ ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
3	ಕಟ್ಟಡ ಕಾಮಗಾರಿ ಕೆಲಸಕ್ಕೆ BWSSB ರವರಿಂದ ಸಂಸ್ಕರಿಸಿದ ತಾಜ್ಯ ನೀರನ್ನು ಪಡೆದು ಬಳಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.



Commissioner



ನಗರ ಯೋಜಕ ಸದಸ್ಯರು


ಅಧ್ಯಕ್ಷರು
ಬೆಂ ಅ ಪ್ರಾ, ಬೆಂಗಳೂರು

5	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಜಾಗದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
9	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
10	ಅರ್ಜಿದಾರರು ಉದ್ದೇಶಿಸಿರುವ ಜಾಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
11	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಮಾಹಿತಿಯನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
12	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
13	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಮೆಟ್ರೋ ಸೆಸ್ ಮತ್ತು ಪರಿಷ್ಕೃತ ಧರಗಳ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ತಿಳಿಸಿದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
14	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು, ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.



Commissioner



Thippeswamy
ನಗರ ಯೋಜಕ ಸದಸ್ಯರು


ಅಧ್ಯಕ್ಷರು
ಬೆಂಗಳೂರು

15	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
16	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾವಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
17	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿ Dual Piping System ಅನ್ನು ಸಹಾ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
18	ಅನುಮೋದಿತ ವಸತಿ ಅಭಿವೃದ್ಧಿ ನಕ್ಷೆಯಲ್ಲಿನ ಕಟ್ಟಡ ನಕ್ಷೆ ಅನುಮೋದನೆ ಪಡೆಯುವ ಮೊದಲು BWSSB, BESCOM, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆಗಳಿಂದ ಮತ್ತು ಅಗತ್ಯಕ್ಕೆ ಅನುಗುಣವಾಗಿ KSPCB ರವರಿಂದ ಸಹ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
19	ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದಿಂದ ದಿನಾಂಕ.08/11/2010 ರಂದು ಹೊರಡಿಸುವ ಸುತ್ತೋಲೆಯಂತೆ ಒಟ್ಟು ಘಟಕಗಳ ಶೇ.10 ರಷ್ಟು ಘಟಕಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು ಮತ್ತು ಅಂಥಹವರಿಗೆ ಹಂಚಿಕೆ ಮಾಡುವುದು.
20	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
21	ತಾಲ್ಲೂಕು ತಹಶೀಲ್ದಾರ್/ ಭೂ ಮಾಪಕರು ಹಾಗೂ ಪ್ರಾಧಿಕಾರದ ಭೂ ಸ್ವಾಧೀನ ವಿಭಾಗದವರು ದೃಢೀಕರಿಸಿರುವ ಸರ್ವೆ ನಕ್ಷೆಯಲ್ಲಿನ ಖರಾಬು ವಿಸ್ತೀರ್ಣ, ಪರಿಚಲನೆಗಳನ್ನು ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಿರುವಂತೆ ಸ್ಥಳದಲ್ಲಿ ಕಾಯ್ದಿರಿಸಲು ಬದ್ಧರಿತಕ್ಕದ್ದು.
22	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


Commissioner


ನಗರ ಯೋಜಕ ಸದಸ್ಯರು



ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು

ರರಾವು ಸಂಖ್ಯೆ 06 / 2018, ದಿನಾಂಕ 25.01.2018


ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಶಿಗೇಹಳ್ಳಿ ಗ್ರಾಮದ ಸ.ನಂ. 21/1, 21/2, 21/3, 22, 23, 124/1, 124/2, 125/1, 125/ 2ರಲ್ಲಿನ ಒಟ್ಟಾರೆ 15ಎಕರೆ 03ಗುಂಟೆ) 0-07ಗುಂಟೆ ಖರಾಬು ಕಳೆದು (ವಿಸ್ತೀರ್ಣದ ಪ್ರದೇಶದಲ್ಲಿ ವಸತಿ/ ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಜಮೀನಿನ ಮಾಲೀಕರಾದ M/ s DSR Infrastructure& othersರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ / ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ರಸ್ತೆ ಅಗಲೀಕರಣಕ್ಕೆ ಬೇಕಾಗುವ ಸೂಕ್ತ ಸ್ಥಳ ಕಾಯ್ದಿರಿಸಿದ ನಂತರವೇ ನಾಲಾ ಪಂಕ್ತೀಕರಣವನ್ನು ಅಳವಡಿಸಿ ನಾಲಾ ಅಂಚಿನಿಂದ NGT ಆದೇಶದಂತೆ ಬಫರ್ ಕಾಯ್ದಿರಿಸುವುದು. ಹಾಗೂ ಕಾಲುದಾರಿ ಪಥ ಬದಲಾವಣೆ ಬಗ್ಗೆ ಜಿಲ್ಲಾಧಿಕಾರಿಯವರಿಂದ ಸೂಕ್ತ ಆದೇಶ ಪಡೆದು ಸಲ್ಲಿಸಿದ ನಂತರವೇ ಕಾರ್ಯಾದೇಶ ನೀಡುವುದು. ಮತ್ತು ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ / ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಸದರಿ ಯೋಜನೆಯಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
3	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
4	ವಸತಿ/ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಹಾಗೂ ಕಾಯ್ದಿರಿಸಿರುವ ಉದ್ದೇಶಿತ ರಸ್ತೆ ಹಾಗೂ ರಸ್ತೆ ಅಗಲೀಕರಣ ಜಾಗಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿತಕ್ಕದ್ದು.
5	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.



ನಗರ ಯೋಜಕ ಸವಸ್ಥರು


Commissioner



ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

6	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
7	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
8	ಸ್ವಾಭಾವಿಕವಾಗಿ ಹರಿದು ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
9	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
10	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
11	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
12	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
13	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
14	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.



Commissioner





ನಗರ ಯೋಜನೆ ಸದಸ್ಯರು


ಅಧ್ಯಕ್ಷರು
ಬೆಂ ಅ ಪ್ರಾ ಬೆಂಗಳೂರು

15	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆ ಅನುವು ಮಾಡಿಕೊಡತಕ್ಕದ್ದು.
16	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
17	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
18	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
19	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು. ಹಾಗೂ ನಾಲಾ ಕ್ರಾಸ್ಸಿಂಗ್ Bridge ಅಳವಡಿಸುವ ಮುನ್ನ ಸಕ್ಷಮ ಪ್ರಾಧಿಕಾರ (BBMP, SWD) ರವರಿಂದ ಅನುಮೋದನೆ ಪಡೆಯುವುದು ಈ ಸಂಬಂಧ ನಕ್ಷೆ ಅನುಮೋದನೆ ಪ್ರಾಧಿಕಾರ ಪರಿಶೀಲಿಸಿಕೊಳ್ಳತಕ್ಕದ್ದು.
20	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
21	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
22	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.


Commissioner


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು


ನಗರ ಯೋಜಕ ಸದಸ್ಯರು


23	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
24	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
25	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
26	ಕಟ್ಟಡ ನಕ್ಷೆ ಅನುಮೋದನೆಯನ್ನು ಸಕ್ಷಮ ಪ್ರಾಧಿಕಾರದಿಂದ ನಿಯಮಾನುಸಾರ ಪಡೆಯತಕ್ಕದ್ದು.
27	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.


ಠರಾವು ಸಂಖ್ಯೆ 07 / 2018, ದಿನಾಂಕ 25.01.2018


ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಗುಂಜೂರು ಗ್ರಾಮದ ಸರ್ವೆ ನಂ. 98 ರ ಪೈಕಿ 10 ಎಕರೆ 26ಗುಂಟೆ ಪ್ರದೇಶದಲ್ಲಿ 26ಗುಂಟೆ ಖರಾಬು ಹೊರತುಪಡಿಸಿ ಉಳಿಕೆ 10ಎಕರೆ 00ಗುಂಟೆ ಅಥವಾ 40468.23ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಮಾರ್ಪಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡುವಂತೆ ಅರ್ಜಿದಾರರಾದ M/s DSR Infrastructure Pvt.Ltd ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ಮಾರ್ಪಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಮಾರ್ಪಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ದಿನಾಂಕ.06/05/2015 ರಲ್ಲಿ ನೀಡಲಾಗಿರುವ ಕಾರ್ಯಾದೇಶವನ್ನು ರದ್ದುಪಡಿಸಲಾಗಿದೆ.
2	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.



ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು
ಬೆಂ ಅ ಪ್ರಾ. ಬೆಂಗಳೂರು

3	ಸದರಿ ಯೋಜನೆಯಲ್ಲಿ ಮಳೆ ನೀರು ಕೊಯ್ದು ವ್ಯವಸ್ಥೆಯನ್ನು ಕಲ್ಪಿಸುವುದು.
4	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
5	ಮಾರ್ಪಾಡಿತ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು.
6	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
7	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
8	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
9	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
10	ಸ್ವಾಭಾವಿಕವಾಗಿ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
11	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
12	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
13	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
14	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.


Commissioner


ನಗರ ಯೋಜನೆ ಸಹಾಯಕ



ಅಧ್ಯಕ್ಷರು
ಬೆಂ ಅ ಪ್ರಾ. ಬೆಂಗಳೂರು

15	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
16	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ.
17	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping Systemಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
18	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
19	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
20	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು. ಹಾಗೂ ನಾಲಾ ಕ್ರಾಸ್ಸಿಂಗ್ Bridge ಅಳವಡಿಸುವ ಮುನ್ನ ಸಕ್ಷಮ ಪ್ರಾಧಿಕಾರ (BBMP, SWD) ರವರಿಂದ ಅನುಮೋದನೆ ಪಡೆಯುವುದು. ಈ ಸಂಬಂಧ ನಕ್ಷೆ ಅನುಮೋದನೆ ಪ್ರಾಧಿಕಾರ ಪರಿಶೀಲಿಸಿಕೊಳ್ಳತಕ್ಕದ್ದು.
21	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.


Commissioner




ನಗರ ಯೋಜಕ ಸದಸ್ಯರು



ಅಧ್ಯಕ್ಷರು
ಬೆಂ ಅ ಪ್ರಾ ಬೆಂಗಳೂರು


22	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
23	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
24	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಡಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
25	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
26	ಕಟ್ಟಡ ನಕ್ಷೆ ಅನುಮೋದನೆಯನ್ನು ಸಕ್ಷಮ ಪ್ರಾಧಿಕಾರದಿಂದ ನಿಯಮಾನುಸಾರ ಪಡೆಯತಕ್ಕದ್ದು.
27	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.

ರರಾವು ಸಂಖ್ಯೆ 08 / 2018, ದಿನಾಂಕ 25.01.2018

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರಂ ಹೋಬಳಿ, ದೊಡ್ಡನೆಕ್ಕುಂದಿ ಗ್ರಾಮದ ಸರ್ವೆ ನಂ.39/1(ಪಿ) ರಲ್ಲಿ 0-20 ಗುಂಟೆ, ಸ.ನಂ. 39/2(ಪಿ) ರಲ್ಲಿ 02 ಎಕರೆ 20 ಗುಂಟೆ, ಸ.ನಂ.39/3(ಪಿ) ರಲ್ಲಿ 0-25.50 ಗುಂಟೆ, ಸ.ನಂ.39/6 ರಲ್ಲಿ 0-17 ರಲ್ಲಿ (0-01 ಗುಂಟೆ ಖರಾಬು ಹೊರತುಪಡಿಸಿ), ಸ.ನಂ.39/7 ರಲ್ಲಿ 0-17ಗುಂಟೆ, ಸ.ನಂ.42/1 ರಲ್ಲಿ 05 ಎಕರೆ 27 ಗುಂಟೆ, ಸ.ನಂ.42/2 ರಲ್ಲಿ 01 ಎಕರೆ 10 ಗುಂಟೆ, ಸ.ನಂ.42/3 ರಲ್ಲಿ 02 ಎಕರೆ 02 ಗುಂಟೆ, (0-02 ಗುಂಟೆ ಖರಾಬು ಹೊರತುಪಡಿಸಿ), ಸ.ನಂ.56/1 ರಲ್ಲಿ 06 ಎಕರೆ 01 ಗುಂಟೆ, (0-18 ಗುಂಟೆ ಖರಾಬು ಪ್ರದೇಶವನ್ನು ಸೇರಿಸಿ), ಸ.ನಂ.58/1 ರಲ್ಲಿ 04 ಎಕರೆ 21.50 ಗುಂಟೆ, (0-01.50 ಗುಂಟೆ ಖರಾಬು ಪ್ರದೇಶ ಸೇರಿ), ಸ.ನಂ.58/2 ರಲ್ಲಿ 04 ಎಕರೆ 21.50 ಗುಂಟೆ, (0-01.50 ಗುಂಟೆ ಖರಾಬು ಪ್ರದೇಶ ಸೇರಿ), ಸ.ನಂ.59/1 ರಲ್ಲಿ 05 ಎಕರೆ 28 ಗುಂಟೆ (0-02 ಗುಂಟೆ ಖರಾಬು ಪ್ರದೇಶ ಸೇರಿ), ಸ.ನಂ.59/2 ರಲ್ಲಿ 01 ಎಕರೆ 38 ಗುಂಟೆ (0-01 ಗುಂಟೆ ಖರಾಬು ಹೊರತುಪಡಿಸಿ) ಒಟ್ಟು 36 ಎಕರೆ 8.5 ಗುಂಟೆ (0-04 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ಮರು ಮಾರ್ಪಡಿತ ವಸತಿಯೇತರ (IT/BT) ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆಗೆ ಜಮೀನಿನ ಮಾಲೀಕರಾದ ಮೆ: ಭಾಗಮನೆ ಡೆವಲಪರ್ಸ್ ಪ್ರೈ.ಲಿ ರವರು ಕೋರಿರುವ ಬಗ್ಗೆ.



Commissioner



ನಗರ ಯೋಜಕ ಸದಸ್ಯರು



ಅಧ್ಯಕ್ಷರು
ಬೆಂ ಅ ಪ್ರಾ, ಬೆಂಗಳೂರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ಮರು ಮಾರ್ಪಡಿತ ವಸತಿಯೇತರ (IT/BT) ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಅರ್ಜಿದಾರರಿಂದ ಒಗ್ಗೂಡಿಸಿದ ಖಾತಾ ಮತ್ತು ಜಿಲ್ಲಾಧಿಕಾರಿಗಳಿಂದ ಅವಶ್ಯವಿರುವ ಭೂ ಪರಿವರ್ತನಾ ಆದೇಶ ಪಡೆದ ನಂತರವೇ ಕಾರ್ಯಾದೇಶ ನೀಡುವ ಷರತ್ತಿಗೊಳಪಟ್ಟು ಮತ್ತು ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಮರು ಮಾರ್ಪಡಿತ ವಸತಿಯೇತರ (IT/BT) ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ದಿನಾಂಕ.17/10/2017 ರಂದು ನೀಡಿರುವ ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆ ಹಾಗೂ ಕಾರ್ಯಾದೇಶವನ್ನು ರದ್ದು ಪಡಿಸಲಾಗುವುದು.
2	ಸರ್ವೆ ನಂ.58/1 ರಲ್ಲಿನ 02 ಎಕರೆ 10 ಗುಂಟೆ ಪ್ರದೇಶವು ಸಾರ್ವಜನಿಕ ಮತ್ತು ಅರೆ ಸಾರ್ವಜನಿಕ ಉಪಯೋಗಕ್ಕೆ ಭೂ ಪರಿವರ್ತನೆಯಾಗಿದ್ದು, ಪರಿಷ್ಕೃತ ಭೂ ಪರಿವರ್ತನೆ ಸಂಬಂಧ ಅಧಿಕೃತ ಜ್ಞಾಪನ ಪತ್ರವನ್ನು ಸಲ್ಲಿಸಿದ ನಂತರವೇ ಕಾರ್ಯಾದೇಶ ನೀಡುವುದು.
3	ಸರ್ವೆ ನಂ.39/7 ರಲ್ಲಿ 0-17 ಗುಂಟೆ ಹಾಗೂ ಸ.ನಂ.56/1 ರ 0-15ಗುಂಟೆ ಪ್ರದೇಶಕ್ಕೆ ಜಿಲ್ಲಾಧಿಕಾರಿಗಳಿಂದ ವ್ಯವಸಾಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಸಂಬಂಧ ಅಧಿಕೃತ ಜ್ಞಾಪನಾ ಪತ್ರವನ್ನು ಕಾರ್ಯಾದೇಶ ನೀಡುವ ಮುನ್ನ ಸಲ್ಲಿಸತಕ್ಕದ್ದು.
4	ಒಟ್ಟಾರೆ ಪ್ರದೇಶಕ್ಕೆ ಬಿ.ಬಿ.ಎಂ.ಪಿ. ಯಿಂದ ಒಟ್ಟುಗೂಡಿಸಿದ ಖಾತಾ ಪ್ರಮಾಣ ಪತ್ರವನ್ನು ಸಲ್ಲಿಸಿದ ನಂತರವೇ ಕಾರ್ಯಾದೇಶ ಬಿಡುಗಡೆ ಮಾಡುವುದು.
5	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
6	ಅರ್ಜಿದಾರರು ಅನುಪಾತದಲ್ಲಿ ಹೆಚ್ಚುವರಿಯಾಗಿ ನಿರ್ಮಿಸಲು ಉದ್ದೇಶಿಸಿರುವ ವಿಸ್ತೀರ್ಣಕ್ಕೆ DRC ಯನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ ಕಟ್ಟಡ ನಕ್ಷೆಗೆ ಅನುಮೋದನೆಯನ್ನು ಪಡೆಯತಕ್ಕದ್ದು.
7	ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು. ಮತ್ತು ಕಟ್ಟಡ ಕಾಮಗಾರಿ ಕೆಲಸಕ್ಕೆ BWSSB ರವರಿಂದ ಸಂಸ್ಕರಿಸಿದ ತಾಜ್ಜಿ ನೀರನ್ನು ಪಡೆದು ಬಳಸುವುದು.
8	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
9	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
10	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
11	ಜಾಗದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.



ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು
ಚಿಂ ಅ ಪ್ರಾ. ಬೆಂಗಳೂರು

12	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
13	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
14	ಅರ್ಜಿದಾರರು ಉದ್ದೇಶಿಸಿರುವ ಜಾಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
15	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ವಲಯ ನಿಯಮಾವಳಿಯಂತೆ ಕಟ್ಟಡದ ಸುರಕ್ಷತೆಯ ಬಗ್ಗೆ ಅವಶ್ಯವಿರುವ ದಾಖಲೆಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
16	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
17	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ತಿಳಿಸಿದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
18	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು, ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
19	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.


 Commissioner



 ಅಧ್ಯಕ್ಷರು,
 ಬೆಂ ಅ ಪ್ರಾ ಬೆಂಗಳೂರು


 ನಗರ ಯೋಜಕ ಸಹಸ್ಯರು

20	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ BESCOM ನಿರ್ದೇಶನದಂತೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
21	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾವಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
22	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿ Dual Piping System ಅನ್ನು ಸಹಾ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
23	ಅನುಮೋದಿತ ವಸತಿ ಅಭಿವೃದ್ಧಿ ನಕ್ಷೆಯಲ್ಲಿನ ಕಟ್ಟಡ ನಕ್ಷೆ ಅನುಮೋದನೆ ಪಡೆಯುವ ಮೊದಲು BWSSB, BESCOM, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆಗಳಿಂದ ಮತ್ತು ಅಗತ್ಯಕ್ಕೆ ಅನುಗುಣವಾಗಿ KSPCB ರವರಿಂದ ಸಹ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
24	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
25	ತಾಲ್ಲೂಕು ತಹಶೀಲ್ದಾರ್/ ಭೂ ಮಾಪಕರು ಹಾಗೂ ಪ್ರಾಧಿಕಾರದ ಭೂ ಸ್ವಾಧೀನ ವಿಭಾಗದವರು ದೃಢೀಕರಿಸಿರುವ ಸರ್ವೆ ನಕ್ಷೆಯಲ್ಲಿನ ಖರಾಬು ವಿಸ್ತೀರ್ಣ, ಪರಿಚಲನೆಗಳನ್ನು ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಿರುವಂತೆ ಸ್ಥಳದಲ್ಲಿ ಕಾಯ್ದಿರಿಸಲು ಬದ್ಧರಿರತಕ್ಕದ್ದು.
26	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ 09 / 2018, ದಿನಾಂಕ 25.01.2018

ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಕನ್ನಮಂಗಲ ಗ್ರಾಮದ ಸ.ನಂ.159/1,2, 160/1, 167/1,2,3,4, 168/1,2, 169/1,2,3,4 ಮತ್ತು 171 ರಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಭೂ ಸ್ವಾಧೀನಪಡಿಸಿ ಹಂಚಿಕೆ ಮಾಡಿರುವ 28 ಎಕರೆ 12ಗುಂಟೆ ವಿಸ್ತೀರ್ಣದ ಪೈಕಿ ಖರಾಬು 14ಗುಂಟೆ ಹೊರತುಪಡಿಸಿ ಉಳಿಕೆ ಸ್ಥಳದಲ್ಲಿರುವಂತೆ 27ಎಕರೆ 27.60ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ ವಸತಿ / ವಸತಿಯೇತರ ವಾಣಿಜ್ಯ ಉದ್ದೇಶಕ್ಕೆ ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಯನ್ನು ಅನುಮೋದಿಸುವಂತೆ Sri.Ben, Salmon, Managing Director, Assetz Whitefield Homes Pvt.Ltd (ಮೆ: ಸಾಯಿಲಕ್ಷ್ಮಿ ಇಂಡಸ್ಟ್ರೀಸ್ (ಪೈ) ಲಿ ರವರ ಜಿ.ಪಿ.ಎ.ದಾರರು) ರವರು ಕೋರಿರುವ ಬಗ್ಗೆ.



ನಗರ ಯೋಜಕ ಸವಸ್ಥರು


Commissioner



ಅಧ್ಯಕ್ಷರು.


ಬೆಂ ಅ ಪ್ರಾ. ಬೆಂಗಳೂರು

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ / ವಸತಿಯೇತರ ವಾಣಿಜ್ಯ ಉದ್ದೇಶಕ್ಕೆ ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ / ವಸತಿಯೇತರ ವಾಣಿಜ್ಯ ಉದ್ದೇಶಕ್ಕೆ ಮಾರ್ಪಡಿತ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1	ದಿನಾಂಕ.24/05/2014 ರಂದು ನೀಡಿರುವ ಅಭಿವೃದ್ಧಿ ನಕ್ಷೆ ಹಾಗೂ ಕಾರ್ಯಾದೇಶವನ್ನು ರದ್ದು ಪಡಿಸಲಾಗಿದೆ.
2	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
3	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಉದ್ಯಾನವನ ಮತ್ತು ಬಯಲು ಜಾಗಗಳ ಪ್ರದೇಶವನ್ನು ಮತ್ತು ರಸ್ತೆ ಅಗಲೀಕರಣ ಪ್ರದೇಶಗಳನ್ನು ಪರಿತ್ಯಾಜನಾ ಪತ್ರದ ಮುಖಾಂತರ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು ಹಾಗೂ ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
4	ಕಟ್ಟಡ ಕಾಮಗಾರಿ ಕೆಲಸಕ್ಕೆ BWSSB ರವರಿಂದ ಸಂಸ್ಕರಿಸಿದ ತಾಜ್ಯ ನೀರನ್ನು ಪಡೆದು ಬಳಸುವುದು.
5	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.
6	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
7	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
8	ಜಾಗದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
10	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.



Commissioner



ನಗರ ಯೋಜನೆ ಸದಸ್ಯರು


ಅಧ್ಯಕ್ಷರು
ಬಿಂ ಆ ಪ್ರಾ. ಬೆಂಗಳೂರು

11	ಅರ್ಜಿದಾರರು ಉದ್ದೇಶಿಸಿರುವ ಜಾಗದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
12	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ಮಾಹಿತಿಯನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
13	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದಲ್ಲಿ ಅಥವಾ ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
14	ಅರ್ಜಿದಾರರು ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಮೆಟ್ರೋ ಸೆಸ್ ಮತ್ತು ಪರಿಷ್ಕೃತ ಧರಗಳ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಿರುವುದಾಗಿ ತಿಳಿಸಿದ ಪ್ರಮಾಣ ಪತ್ರವನ್ನು ಸಲ್ಲಿಸುವುದು ಮತ್ತು ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
15	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು, ಹಸಿ ತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
16	ಪ್ರಸ್ತಾವಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಮಳೆ ನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವೃಥಾವಾಗಿ ಹೋಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
17	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾವಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.


Commissioner



ನಗರ ಯೋಜಕ ಸಚಿವರು


ಅಧ್ಯಕ್ಷರು
ಬೆಂ ಅ ಪ್ರಾ, ಬೆಂಗಳೂರು

18	ಮಾನ್ಯ ಉಚ್ಚ ನ್ಯಾಯಾಲಯದ WP No.41129/2015, ದಿನಾಂಕ.30/09/2015 ರ ಆದೇಶದಂತೆ ಮೆಟ್ರೋ ಸೆಸ್ ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರತಕ್ಕದ್ದು ಹಾಗೂ ಈ ಸಂಬಂಧ Notarised ಪ್ರಮಾಣ ಪತ್ರ ಸಲ್ಲಿಸುವುದು.
19	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿ Dual Piping System ಅನ್ನು ಸಹಾ ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
20	ಅನುಮೋದಿತ ವಸತಿ ಅಭಿವೃದ್ಧಿ ನಕ್ಷೆಯಲ್ಲಿನ ಕಟ್ಟಡ ನಕ್ಷೆ ಅನುಮೋದನೆ ಪಡೆಯುವ ಮೊದಲು BWSSB, BESCOM, ವಾಯುಯಾನ ಪ್ರಾಧಿಕಾರ, ಅಗ್ನಿಶಾಮಕ ಇಲಾಖೆಗಳಿಂದ ಮತ್ತು ಅಗತ್ಯಕ್ಕೆ ಅನುಗುಣವಾಗಿ KSPCB ರವರಿಂದ ಸಹ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
21	ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದಿಂದ ದಿನಾಂಕ.08/11/2010 ರಂದು ಹೊರಡಿಸುವ ಸುತ್ತೋಲೆಯಂತೆ ಒಟ್ಟು ಘಟಕಗಳ ಶೇ.10 ರಷ್ಟು ಘಟಕಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIC) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು ಮತ್ತು ಅಂಥವರಿಗೆ ಹಂಚಿಕೆ ಮಾಡುವುದು.
22	ಪ್ರಶ್ನಿತ ಪ್ರದೇಶದಲ್ಲಿ ಹಾದು ಹೋಗುವ ಹಳ್ಳ ಕೊಳ್ಳಗಳ ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೆ ಸರಾಗವಾಗಿ ಹರಿದು ಹೋಗುವಂತೆ ಅಭಿವೃದ್ಧಿ ಪಡಿಸುವುದು.
23	ತಾಲ್ಲೂಕು ತಹಶೀಲ್ದಾರ್/ ಭೂ ಮಾಪಕರು ಹಾಗೂ ಪ್ರಾಧಿಕಾರದ ಭೂ ಸ್ವಾಧೀನ ವಿಭಾಗದವರು ದೃಢೀಕರಿಸಿರುವ ಸರ್ವೆ ನಕ್ಷೆಯಲ್ಲಿನ ಖರಾಬು ವಿಸ್ತೀರ್ಣ, ಪರಿಚಲನೆಗಳನ್ನು ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಿರುವಂತೆ ಸ್ಥಳದಲ್ಲಿ ಕಾಯ್ದಿರಿಸಲು ಬದ್ಧರಿರತಕ್ಕದ್ದು.
24	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ 10 / 2018, ದಿನಾಂಕ 25.01.2018

ವಿಷಯ:- ಬೆಂಗಳೂರು ಉತ್ತರ ತಾಲ್ಲೂಕು, ಯಲಹಂಕ ಹೋಬಳಿ, ಚೊಕ್ಕನಹಳ್ಳಿ ಗ್ರಾಮದ ಸ.ನಂ 35(ಪಿ), 38(ಪಿ), 45(ಪಿ), 46, 47, 48(ಪಿ), 49 ಮತ್ತು 50 ರಲ್ಲಿನ 34 ಎಕರೆ 11 ಗುಂಟೆ ವಿಸ್ತೀರ್ಣದ ಪ್ರದೇಶಕ್ಕೆ ಮಾರ್ಪಡಿತ ವಸತಿ ಉದ್ದೇಶಕ್ಕಾಗಿ ಹಾಗೂ ಸರ್ವೆ ನಂ.32/1(ಪಿ), 32/2, 32/4(ಪಿ), 35(ಪಿ), 37, 38(ಪಿ), 39(ಪಿ), 40, 41, 42/1, 42/2, 43/1, 43/2, 44(ಪಿ) ಮತ್ತು 45(ಪಿ) ರಲ್ಲಿನ 71 ಎಕರೆ 24 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ 01 ಬ್ಲಾಕು ವಸತಿ ಉದ್ದೇಶಕ್ಕೆ ಹಾಗೂ 05 ಬ್ಲಾಕುಗಳ ವಾಣಿಜ್ಯ ಉದ್ದೇಶಕ್ಕೆ (ಮಾಲ್ IT/BT Centers/multiplex/Hi-tech Hospital/Star Hotel/Convention Centre/Trademarks service apartments and Allied uses) ಒಟ್ಟು 105ಎ-35ಗುಂಟೆ (428457.36 ಚ.ಮೀ.) ವಿಸ್ತೀರ್ಣಕ್ಕೆ ಅನುಮೋದನೆಯಾಗಿರುವ ಮಾರ್ಪಡಿತ ಅಭಿವೃದ್ಧಿ ನಕ್ಷೆಯಿಂದ 14973.24 ಚ.ಮೀ. (03ಎ-28ಗುಂಟೆ) ಪ್ರದೇಶವನ್ನು ಹೊರತುಪಡಿಸಿ ಸದರಿ 14973.24 ಚ.ಮೀ. ಪ್ರದೇಶಕ್ಕೆ ಪ್ರತ್ಯೇಕ ವಸತಿಯೇತರ ಅಭಿವೃದ್ಧಿ ನಕ್ಷೆ ಅನುಮೋದನೆಯನ್ನು ಭಾರತೀಯ ಸಿಟಿ ಡೆವಲಪ್‌ಮೆಂಟ್ ಪ್ರೈ.ಲಿ. ನವರು ಕೋರಿರುವ ಬಗ್ಗೆ.


ನಗರ ಯೋಜನೆ ಸವಸ್ಥರು

*** **


Commissioner


ಅಧ್ಯಕ್ಷರು.
ಬೆಂ ಅ ಪ್ರಾ. ಬೆಂಗಳೂರು


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ದಿನಾಂಕ 09.08.2012 ರ ಸಮಿತಿ ಸಭೆಯ ವಿಷಯ ಸಂಖ್ಯೆ 119/2012 ರಲ್ಲಿ ಮತ್ತು ಅದರಂತೆ ದಿನಾಂಕ 18.09.2012 ರಂದು ನೀಡಿರುವ ಕಾರ್ಯಾದೇಶದಲ್ಲಿ ಪ್ರತ್ಯೇಕವಾಗಿ ಶೇ. 10 ರಷ್ಟು EWS ಫ್ಲಾಟ್ ಗಳನ್ನು ಕಾಯ್ದಿರಿಸಬೇಕೆಂಬ ಷರತ್ತನ್ನು ಈಗಾಗಲೇ ವಿಧಿಸಲಾಗಿರುವುದರಿಂದ ದಿನಾಂಕ 18.09.2012 ರಂದು ಅನುಮೋದಿಸಿರುವ ಬ್ಲಾಕ್ ಗಳಿಗೆ ಅನುಗುಣವಾಗಿ ಶೇ. 10 ರಷ್ಟು EWS ಘಟಕಗಳನ್ನು ಪ್ರತ್ಯೇಕವಾಗಿ ಕಾಯ್ದಿರಿಸಬೇಕೆಂಬ ಷರತ್ತು ವಿಧಿಸಲು ತೀರ್ಮಾನಿಸಲಾಯಿತು. ಒಟ್ಟು 105 ಎಕರೆ 35 ಗುಂಟೆ ವಿಸ್ತೀರ್ಣದಲ್ಲಿ ಅರ್ಜಿದಾರರ ಕೋರಿಕೆಯಂತೆ 03 ಎಕರೆ 28 ಗುಂಟೆ [14973.24 ಚ.ಮೀ.] ಪ್ರದೇಶವನ್ನು ಅಭಿವೃದ್ಧಿ ನಕ್ಷೆಯಿಂದ ಹೊರತುಪಡಿಸಿ, ಉದ್ದೇಶಿತ ಮರು ಮಾರ್ಪಾಡಿತ ಅಭಿವೃದ್ಧಿ ನಕ್ಷೆಯಂತೆ ಉಳಿಕೆ 102 ಎಕರೆ 07 ಗುಂಟೆ [4,13,484.11 ಚ.ಮೀ.] ವಿಸ್ತೀರ್ಣಕ್ಕೆ ಸೀಮಿತಗೊಳಿಸಲು ತೀರ್ಮಾನಿಸಿ, ಅರ್ಜಿದಾರರು ಸಲ್ಲಿಸಿರುವ ವಸತಿ ಉದ್ದೇಶಕ್ಕೆ ಹಾಗೂ 05 ಬ್ಲಾಕ್‌ಗಳ ವಾಣಿಜ್ಯ ಉದ್ದೇಶಕ್ಕೆ (ಮಾಲ್ IT/BT Centers/multiplex/Hi-tech Hospital/Star Hotel/Convention Centre/Trademarks service apartments and Allied uses) ಉದ್ದೇಶಕ್ಕೆ ಪುನರ್ ಮರು ಮಾರ್ಪಾಡಿತ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಉದ್ದೇಶಕ್ಕೆ ಹಾಗೂ 05 ಬ್ಲಾಕ್‌ಗಳ ವಾಣಿಜ್ಯ ಉದ್ದೇಶಕ್ಕೆ (ಮಾಲ್ IT/BT Centers/multiplex/Hi-tech Hospital/Star Hotel/Convention Centre/Trademarks service apartments and Allied uses) ಉದ್ದೇಶಕ್ಕೆ ಪುನರ್ ಮರು ಮಾರ್ಪಾಡಿತ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

1.	ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಶುಲ್ಕಗಳನ್ನು ಪಾವತಿಸುವುದು.
2.	ದಿನಾಂಕ:29/04/2015 ರಂದು ಅನುಮೋದಿಸಿರುವ ಮರು ಮಾರ್ಪಾಡಿತ ಅಭಿವೃದ್ಧಿ ಯೋಜನಾ ನಕ್ಷೆ ಮತ್ತು ಕಾರ್ಯಾದೇಶವನ್ನು ಹಿಂತೆಗೆದು ಕೊಳ್ಳತಕ್ಕದ್ದು.
3.	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಸಿವಿಲ್ ಕಾಮಗಾರಿ ಮತ್ತು ಕಟ್ಟಡ ಕಾಮಗಾರಿಗಾಗಿ BWSSB ಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಪಡೆದು ಉಪಯೋಗಿಸತಕ್ಕದ್ದು.
4.	ಅಭಿವೃದ್ಧಿ ಯೋಜನೆಯಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೊಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ, ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆ ನೀರು ವೃಥಾವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.



Commissioner




ನಗರ ಯೋಜಕ ಸವಸ್ಥರು


ಅಧ್ಯಕ್ಷರು,
ಬೆಂ ಅ ಪ್ರಾ. ಬೆಂಗಳೂರು

5.	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಮರ ಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸ ತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
6.	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯುಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
7.	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಯಾವುದೇ ಬದಲಾವಣೆ ಮಾಡುವಂತಿಲ್ಲ.
8.	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
9.	ಅಭಿವೃದ್ಧಿದಾರರು ವಸತಿ ಉದ್ದೇಶಕ್ಕೆ ಕಾಯ್ದಿರಿಸಿರುವ ಉದ್ಯಾನವನ/ಬಯಲುಜಾಗ ನಿಯಮಾವಳಿ ರೀತ್ಯ ನೋಂದಾಯಿತ ಪರಿತ್ಯೇಜನಾ ಪತ್ರದ ಮೂಲಕ ಪುಕ್ಕಟೆಯಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಸ್ತಾಂತರಿಸುವುದು.
10.	ಆಟದ ಮೈದಾನ, Surface parking, ಸಿ.ಎ ಹಾಗೂ ಉದ್ಯಾನವನ/ಬಯಲು ಜಾಗಕ್ಕಾಗಿ ಕಾಯ್ದಿರಿಸಿರುವ ಜಾಗಗಳನ್ನು ಅದೇ ಉದ್ದೇಶಕ್ಕೆ ಉಪಯೋಗಿಸುವುದು ಹಾಗೂ ಬೇರೆ ಯಾವುದೇ ಉದ್ದೇಶಕ್ಕೆ ಬದಲಾಯಿಸಬಾರದು.
11.	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳುವುದು.
12.	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ಯೋಜನಾ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
13.	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ/ದಾಖಲಾತಿ ನೀಡಿದ್ದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
14.	ಅಭಿವೃದ್ಧಿ ಯೋಜನೆಯಲ್ಲಿನ ಘನ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.



ನಗರ ಯೋಜಕ ಸದಸ್ಯರು



Commissioner


ಅಧ್ಯಕ್ಷರು.
ಬೆಂ ಅ ಪ್ರಾ ಬೆಂಗಳೂರು

15.	ದಿನಾಂಕ: 16-01-2010 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿನ ತೀರ್ಮಾನದಂತೆ ಹಾಗೂ ದಿನಾಂಕ: 07-01-2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ: 09/2011 ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿನ Arrangement of Blocks ಗಳನ್ನು ಮಾತ್ರ ನಿಯಮಾವಳಿಯಂತೆ ಪರಿಶೀಲಿಸಲಾಗಿದ್ದು ವಿವಿಧ ಇಲಾಖೆಗಳ NOC ಮತ್ತು ಇನ್ನಿತರೆ ವಿವರಗಳನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು. ಹಾಗೂ ಸದರಿ ಕಟ್ಟಡಗಳ ಎತ್ತರವು ಸಂಬಂಧಿತ ವಿಮಾನಯಾನ ಪ್ರಾಧಿಕಾರ ಮತ್ತು ಅಗ್ನಿಶಾಮಕ ಇಲಾಖೆಗಳ ನಿರಾಕ್ಷೇಪಣಾ ಪತ್ರದಲ್ಲಿನ ಮಿತಿಗೆ ಒಳಪಟ್ಟಿರುತ್ತದೆ.
16.	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿಪಡಿಸತಕ್ಕದ್ದು. ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
17.	ಅಭಿವೃದ್ಧಿ ನಕ್ಷೆಯಲ್ಲಿ Sewage Treatment Plant, Solid Waste Management ಗೆ ಅಗತ್ಯ ಜಾಗಗಳನ್ನು ಗುರುತಿಸಿ, Dual Piping System ಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
18.	ನಾಗರಿಕ ಸೌಲಭ್ಯಕ್ಕಾಗಿ ಕಾಯ್ದಿರಿಸಿದ ಪ್ರದೇಶದಲ್ಲಿ ಮುಂದೆ ಕಟ್ಟಡವನ್ನು ನಿರ್ಮಿಸುವ ಸಂದರ್ಭದಲ್ಲಿ ಆಸುಪಾಸಿನ ಕಟ್ಟಡಗಳ ಗರಿಷ್ಠ ಎತ್ತರ ಅರ್ಧ ಭಾಗದಷ್ಟು ಅಂತರದ ನಡುಜಾಗವನ್ನು ಕಾಯ್ದಿರಿಸುವುದು.
19.	ಕಾವೇರಿ ನೀರಿನ ಕರ, ವರ್ತುಲ ಕರ, ಮೆಟ್ರೋ ಕರ, MRTS ಕರ ಮತ್ತು ಇತರೆ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರತಕ್ಕದ್ದು. ಈ ಸಂಬಂಧ ನೋಟರೈಸ್ಡ್ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.;
20.	ಸಕ್ಷಮ ಪ್ರಾಧಿಕಾರದ ಅಭಿಯಂತರ ವಿಭಾಗದವರು ಕೆರೆ/ನಾಲ Buffer ಗಾಗಿ ಕಾಯ್ದಿರಿಸಿರುವ ಜಾಗಗಳನ್ನು ಯಥವತ್ತಾಗಿ ಸ್ಥಳದಲ್ಲಿ ಕಾಯ್ದಿರಿಸಲಾಗಿದೆಯೇ ಎಂಬುದರ ಬಗ್ಗೆ ಪರಿಶೀಲಿಸಿ ಕೊಂಡು ಬಫರ್ ಜಾಗದಲ್ಲಿ ಯಾವುದೇ ಒತ್ತುವರಿ/ನಿರ್ಮಾಣಗಳು ಬಾರದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸತಕ್ಕದ್ದು.
21.	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


Commissioner


ಅಧ್ಯಕ್ಷರು,
ಬೆಂ ಅ ಪ್ರಾ ಬೆಂಗಳೂರು



ನಗರ ಯೋಜಕ ಸದಸ್ಯರು

ಲರಾವು ಸಂಖ್ಯೆ 11 / 2018, ದಿನಾಂಕ 25.01.2018


ವಿಷಯ: ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಯಮಲೂರು ಗ್ರಾಮದ ಸರ್ವೆ ನಂ.36/2(p) ಮತ್ತು ಬೆಳ್ಳಂದೂರು ಅಮಾನಿಖಾನೆ ಗ್ರಾಮದ ಸರ್ವೆ ನಂ 123(P), 124(P), 125(P), 130/1, 130/2A, 131/1A, 131/1B, 131/2A, 131/2B, 131/3,131/4, 131/5A, 131/5B, 131/6,7,8, 132/1,2, 133/1, 133/2, 133/3, 133/4, 134/1, 134/2, 134/3, 135/1, 135/2, 136/1, 136/2, 136/3, 137/3A, 137/3B, 137/4, 149/1, 149/2, 149/3A 149/3B, 149/3C, 150/1, 150/2, 150/3, 150/4, 150/5A, 150/5B, 151/1, 151/2, 151/3, 151/4, 151/5, 151/6, 151/7, 152, 153/1, 153/2, 153/3, 153/4, 154, 155/1, 151/2A, 151/2B, 156, 157/2, 157/3A, 157/3B, 159/1B, 159/2 ಮತ್ತು 160 ರಲ್ಲಿನ ಒಟ್ಟಾರೆ 57 ಎಕರೆ 19.50 ಗುಂಟೆ ಪ್ರದೇಶದಲ್ಲಿ 27 ಎಕರೆ 11 ಗುಂಟೆ ವಿಸ್ತೀರ್ಣದಲ್ಲಿ ವಾಣಿಜ್ಯ ಕಟ್ಟಡ (ಸಾಫ್ಟ್ ವೇರ್ ಪಾರ್ಕ್ /ಕಛೇರಿ) ಮತ್ತು 30 ಎಕರೆ 8.5 ಗುಂಟೆ ವಿಸ್ತೀರ್ಣದಲ್ಲಿ ವಸತಿ ಉದ್ದೇಶದ ಅಪಾರ್ಟ್ ಮೆಂಟ್ ಮತ್ತು ವಿಲ್ಲಾಗಳನ್ನು ನಿರ್ಮಿಸಲು ಪುನರ್ ಮರು ಮಾರ್ಪಡಿತ ವಸತಿ ಮತ್ತು ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯನ್ನು ಅನುಮೋದಿಸುವಂತೆ ಮೆ|| ದಿವ್ಯಶ್ರೀ ಇನ್ ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್ಸ್ ಪ್ರೈ. ಲಿ. ಇವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ಪುನರ್ ಮರು ಮಾರ್ಪಡಿತ ವಸತಿ ಮತ್ತು ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಪುನರ್ ಮರು ಮಾರ್ಪಡಿತ ವಸತಿ ಮತ್ತು ವಸತಿಯೇತರ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.


1.	ಈ ಹಿಂದೆ ಅನುಮೋದಿಸಿ ದಿನಾಂಕ: 23/12/2015 ರಂದು ನೀಡಿದ್ದ ಮರು ಮಾರ್ಪಡಿತ ನಕ್ಷೆ ಹಾಗೂ ಕಾರ್ಯಾದೇಶವು ರದ್ದಾಗುತ್ತದೆ.
2.	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
3.	ಸದಿರಿ ಯೋಜನೆಯಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
4.	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.


ನಗರ ಯೋಜನಾ ಸದಸ್ಯರು



Commissioner


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು

5.	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
6.	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
7.	Surface Parking ಗಾಗಿ ಕಾಯ್ದಿರಿಸಿರುವ ಜಾಗವನ್ನು ಅದೇ ಉದ್ದೇಶಕ್ಕೆ ಉಪಯೋಗಿಸುವುದು ಹಾಗೂ ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
8.	ಸದರಿ ಪ್ರದೇಶದ ಒಳಗೆ ಹೊಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು, ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9.	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
10.	ಕಟ್ಟಡ ಕಾಮಗಾರಿ ಪ್ರಾರಂಭವಾದ ನಂತರ ಕಟ್ಟಡ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.
11.	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
12.	ದಿನಾಂಕ:16/1/2010ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011ರಂದು ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ:07/01/2011ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿ ನಕ್ಷೆಯಲ್ಲಿ Arrangement of Blocks ಗಳನ್ನು ವಲಯ ನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡ ನಕ್ಷೆಗೆ ಸಂಬಂಧಿಸಿದ ಇತರ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಇದನ್ನು ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಗೆ NOC ಗಳನ್ನು ಮತ್ತು ಇನ್ನಿತರೇ ವಿವರಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
13.	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ : ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.


ನಗರ ಯೋಜನೆ ಸದಸ್ಯರು


Commissioner


ಅಧ್ಯಕ್ಷರು.
ಬೆಂ ಅ ಪ್ರಾ. ಬೆಂಗಳೂರು


14.	ಅಭಿವೃದ್ಧಿ ಯೋಜನೆಯಲ್ಲಿ ಘನತ್ಯಾಜ್ಯಗಳನ್ನು ಪ್ಲಾಸ್ಟಿಕ್ ಮತ್ತು ಇತ್ಯಾದಿಯಾಗಿ ವಿಂಗಡಿಸಿ, Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
15.	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
16.	ನಕ್ಷೆ ಮಂಜೂರಾತಿ ನೀಡುವ ಸಕ್ಷಮ ಪ್ರಾಧಿಕಾರವು ಅರ್ಜಿದಾರರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅಭಿವೃದ್ಧಿ ಶುಲ್ಕ (Betterment Tax) ಪಾವತಿಸಿರುವುದನ್ನು ಖಚಿತಪಡಿಸಿಕೊಂಡು ನಕ್ಷೆ ಮಂಜೂರಾತಿ ನೀಡುವುದು.
17.	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste management ಗೆ ಅಗತ್ಯ ಜಾಗವನ್ನು ಗುರುತಿಸಿ, Dual Piping System ಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
18.	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.


ಠರಾವು ಸಂಖ್ಯೆ 12 / 2018, ದಿನಾಂಕ 25.01.2018

ವಿಷಯ ಬೆಂಗಳೂರು ಪೂರ್ವ ತಾಲ್ಲೂಕು, ಬಿದರಹಳ್ಳಿ ಹೋಬಳಿ, ಕೋನದಾಸಪುರ ಗ್ರಾಮದ ಸರ್ವೆ ನಂ.2/2, 2/3, 2/4, 2/5 ಮತ್ತು 2/6 ರಲ್ಲಿ (ಬಿ ಖರಾಬು 09 ಗುಂಟೆ ಹೊರತುಪಡಿಸಿ) ಎ ಖರಾಬು 12 ಗುಂಟೆ ಸೇರಿಸಿಕೊಂಡು ಒಟ್ಟು 08 ಎಕರೆ 09 ಗುಂಟೆ ಪೈಕಿ ಹಾಲಿ ಸ್ಥಳದಲ್ಲಿರುವಂತೆ 08 ಎಕರೆ 04 ಗುಂಟೆ ಅಥವಾ 32779.26 ಚ.ಮೀ ವಿಸ್ತೀರ್ಣ ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯನ್ನು ಅನುಮೋದಿಸಿಕೊಡುವಂತೆ ಶ್ರೀಮತಿ ವನಜಾ ಚೌಧರಿ, ಶ್ರೀ.ಅಡಗದ ರಾಜೇಶ್ ಹಾಗೂ ಇತರರ Special power of attorney ದಾರರಾದ M/s.Nitesh Estates Ltd., ನ ಪರವಾಗಿ Executive Director ರವರಾದ ಶ್ರೀ.ಎಲ್.ಎಸ್.ವೈದ್ಯನಾಥನ್ ರವರು ಕೋರಿರುತ್ತಾರೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.



Commissioner



ಅಧ್ಯಕ್ಷರು.
ಬೆಂ ಆ ಪ್ರಾ ಬೆಂಗಳೂರು


ನಗರ ಯೋಜಕ ಸದಸ್ಯರು


1	ಪ್ರಾಧಿಕಾರಕ್ಕೆ ಸಂಬಂಧಪಟ್ಟ ಶುಲ್ಕಗಳನ್ನು ಪಾವತಿಸುವುದು.
2	ಸದರಿ ಯೋಜನೆಯಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆಯನ್ನು ಕಲ್ಪಿಸುವುದು.
3	ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಅಳವಡಿಸಲಾಗಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶಗಳನ್ನು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ನೊಂದಾಯಿತ ಪರಿತ್ಯಾಜನಾ ಪತ್ರದ ಮುಖಾಂತರ ಹಸ್ತಾಂತರಿಸಲು ಬದ್ಧರಿರತಕ್ಕದ್ದು.
4	ವಿವರವಾದ ಕಟ್ಟಡ ನಕ್ಷೆಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದಿಸಿಕೊಳ್ಳುವುದು.
5	ವಸತಿ ಅಭಿವೃದ್ಧಿ ಯೋಜನೆಯಲ್ಲಿ ಕಾಯ್ದಿರಿಸಿರುವ ಉದ್ದೇಶಿತ ರಸ್ತೆ ಹಾಗೂ ರಸ್ತೆ ಅಗಲೀಕರಣ ಭಾಗಗಳಲ್ಲಿ ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸುವುದು.
6	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
7	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
8	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9	ಸ್ವಾಭಾವಿಕವಾಗಿ ಇಳಿಜಾರಿನ ಕಡೆ ಹೋಗುವ ಮಳೆ ನೀರನ್ನು ಡೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
10	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು Structural Stability ಬಗ್ಗೆ ಹಾಗೂ ವಿವಿಧ ಇಲಾಖೆಗಳು ನೀಡುವ NOC ಗಳಲ್ಲಿನ ಷರತ್ತುಗಳೊಂದಿಗೆ ಪರಿಶೀಲಿಸಿಕೊಳ್ಳತಕ್ಕದ್ದು.
11	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
12	ಕಟ್ಟಡ ಕಾಮಗಾರಿ ಪ್ರಾರಂಭವಾದನಂತರ ಕಟ್ಟಡದ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಪರಿಶೀಲಿಸಿಕೊಳ್ಳತಕ್ಕದ್ದು.


 Commissioner



 ನಗರ ಯೋಜನೆ ಸದಸ್ಯರು


 ಅಧ್ಯಕ್ಷರು.
 ಬಿಂ ಅ ಪ್ರಾ. ಬೆಂಗಳೂರು

13	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
14	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ದಾಖಲೆಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
15	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
16	ಅಭಿವೃದ್ಧಿ ಯೋಜನೆಯಲ್ಲಿ ಪ್ರಸ್ತಾಪಿಸಿರುವ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
17	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste management ಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು ಅಳವಡಿಸಿ BWSSB ನಿಂದ ನಕ್ಷೆ ಮೇಲೆ ಅಧಿಕೃತ ಸಹಿ ಪಡೆದು ಸಲ್ಲಿಸುವುದು.
18	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೇನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
19	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.


ನಗರ ಯೋಜನೆ ಸದಸ್ಯರು


Commissioner


ಅಧ್ಯಕ್ಷರು,
ಬೆಂ ಅ ಪ್ರಾ, ಬೆಂಗಳೂರು


20	ನಾಲಾ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಘತ್ತಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು. ಹಾಗೂ ನಾಲಾ ಕ್ರಾಸ್ಸಿಂಗ್ Bridge ಅಳವಡಿಸುವ ಮುನ್ನ ಸಕ್ಷಮ ಪ್ರಾಧಿಕಾರ (BBMP, SWD) ರವರಿಂದ ಅನುಮೋದನೆ ಪಡೆಯುವುದು. ಈ ಸಂಬಂಧ ನಕ್ಷೆ ಅನುಮೋದನೆ ಪ್ರಾಧಿಕಾರ ಪರಿಶೀಲಿಸಿಕೊಳ್ಳತಕ್ಕದ್ದು.
21	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
22	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
23	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಹಾಗೂ ಎಂ.ಆರ್.ಟಿ.ಎಸ್.ಕರಗಳ ಸಂಬಂಧ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
24	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
25	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.
26	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.


ಠರಾವು ಸಂಖ್ಯೆ 13 / 2018, ದಿನಾಂಕ 25.01.2018

ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಕೂಡು-ಸಿಂಗಸಂದ್ರ ಗ್ರಾಮದ ವಿವಿಧ ಸ.ನಂಗಳಲ್ಲಿ AECS HBCS ರವರ ಪರವಾಗಿ ಅನುಮೋದನೆ ನೀಡಲಾದ ಮಾರ್ಪಾಡಿತ ವಸತಿ ಬಡಾವಣೆ ನಕ್ಷೆಯಲ್ಲಿ ಸಿಂಗಸಂದ್ರ ಗ್ರಾಮದ ಸ.ನಂ 25/7 ರಲ್ಲಿ 0-34ಗುಂಟೆ, ಸ.ನಂ 25/8 ರಲ್ಲಿ 0-08ಗುಂಟೆ ಮತ್ತು ಸ.ನಂ 25/9 ರಲ್ಲಿ 0-13ಗುಂಟೆ ವಿಸ್ತೀರ್ಣದ ಪ್ರದೇಶವನ್ನು ಉದ್ಯಾನವನ ಮತ್ತು ಬಯಲುಜಾಗಕ್ಕಾಗಿ ಕಾಯ್ದಿರಿಸಿರುವುದನ್ನು ಬಡಾವಣೆ ನಕ್ಷೆಯಿಂದ ಹೊರತುಪಡಿಸುವಂತೆ ಶ್ರೀಮತಿ ರತ್ನಮ್ಮ ಕೋಂ ಶ್ರೀನಿವಾಸಯ್ಯರವರು ಕೋರಿರುವ ಬಗ್ಗೆ.

*** **

 Commissioner


 ನಗರ ಯೋಜಕ ಸವಸ್ಥರು



 ಅಧ್ಯಕ್ಷರು,
 ಬೆಂಗಳೂರು


ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ವಿಷಯದ ಬಗ್ಗೆ ಹೆಚ್ಚಿನ ಪರಿಶೀಲನೆಗಾಗಿ ಪ್ರಸ್ತಾವನೆಯನ್ನು ಮುಂದೂಡಲಾಯಿತು.

ಠರಾವು ಸಂಖ್ಯೆ 14 / 2018, ದಿನಾಂಕ 25.01.2018

ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಕೂಡ್ಲೆ-ಸಿಂಗಸಂದ್ರ ಗ್ರಾಮದ ವಿವಿಧ ಸ.ನಂಗಳಲ್ಲಿ AECS HBCS ರವರ ಪರವಾಗಿ ಅನುಮೋದನೆ ನೀಡಲಾದ ಮಾರ್ಪಾಡಿತ ವಸತಿ ಬಡಾವಣೆ ನಕ್ಷೆಯಲ್ಲಿ ಸಿಂಗಸಂದ್ರ ಗ್ರಾಮದ ಸ.ನಂ 95 ರಲ್ಲಿನ 0-35ಗುಂಟೆ ಪ್ರದೇಶವನ್ನು ಕೈಗಾರಿಕೆ(ಹೈಟೆಕ್) ಉಪಯೋಗದಿಂದ ವಸತಿ ಉಪಯೋಗಕ್ಕೆ ಭೂ ಪರಿವರ್ತನೆಗೆ ಅಭಿಪ್ರಾಯ ಕೋರಿರುವ ಬಗ್ಗೆ ಪರಿಶೀಲಿಸಿ ಭೂ ಉಪಯೋಗದ ಮಾಹಿತಿ ನೀಡುವಂತೆ ಅರ್ಜಿದಾರರಾದ ಶ್ರೀ ಮೊಹಮ್ಮದ್ ನಜೀರ್ ಅಹ್ಮದ್ ರವರು ಕೋರಿರುವ ಬಗ್ಗೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಮುಂದೆ ಮಂಡಿಸಲಾದ ಟಿಪ್ಪಣಿಯನ್ನು ಪರಿಶೀಲಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ವಿಷಯದ ಬಗ್ಗೆ ಹೆಚ್ಚಿನ ಪರಿಶೀಲನೆಗಾಗಿ ಪ್ರಸ್ತಾವನೆಯನ್ನು ಮುಂದೂಡಲಾಯಿತು.


ನಗರ ಯೋಜಕ ಸದಸ್ಯರು


ಆಯುಕ್ತರು


ಅಧ್ಯಕ್ಷರು